ಗುರುವಾರ, ಏಪ್ರಿಲ್ 15, 2021 | ಬೆಂಗಳೂರು | ₹ 6.00 | ಸಂಪುಟ 74 | ಸಂಚಿಕೆ 105 | ಪುಟ 14

www.prajavani.net

/prajavani.net @prajavani /prajavani http://bit.ly/Prajavani

ಪ್ರಜಾವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ

ಸ್ಪರ್ಧಾ ವಾಣಿ
ಸ್ವಯಂ ಅಧ್ಯಯನ ಮಾಡುವಾಗ ಕೇವಲ ಅಧ್ಯಯನದತ್ತ ಮಾತ್ರವಲ್ಲ, ಅಂಕ ಗಳಿಸಲು ನೆರವಾಗುವಂತಹ ಎಲ್ಲಾ ಅಂಶಗಳ ಬಗ್ಗೆ ಗಮನ ನೀಡುವುದು ಅಗತ್ಯ.



ಕೋವಿಡ್: 11,265 ಮಂದಿಗೆ ಸೋಂಕು 10

ಬೆಳಗಾವಿ ಲೋಕಸಭಾ ಕ್ಷೇತ್ರ ಉಪಚುನಾವಣಾ ಕಣ

ಆಳ-ಅಗಲ
ಮುಗಿಯದ ರಫೇಲ್ ರಗಳೆ

ನೌಕರರ ತೀವ್ರ ಪ್ರತಿಭಟನೆ –ಸರ್ಕಾರದ ಕ್ರಮ ಕಠಿಣ 4

‘ಅಲೆ’ಗಳ ನಡುವೆ ಗೆಲುವಿನ ದಡ ಸೇರುವವರಾರು? 6

‘ಕೋರ್ಟ್‌ಗೆ ಹೋಗದೆ ಮುಸ್ಲಿಂ ಮಹಿಳೆಗೆ ವಿಚ್ಛೇದನ’



ಕೊಚ್ಚಿ (ಪಿಟಿಐ): ಮುಸ್ಲಿಂ ಮಹಿಳೆಯರು ನ್ಯಾಯಾಲಯದ ಮೊರೆ ಹೋಗದೆಯೇ ವಿವಾಹ ವಿಚ್ಛೇದನ ಪಡೆದುಕೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ ತೀರ್ಪು ನೀಡಿದೆ.

ನ್ಯಾಯಾಂಗ ಪ್ರಕ್ರಿಯೆಗೆ ಒಳಗಾಗದೇ ಮುಸ್ಲಿಂ ಮಹಿಳೆಯರು ವಿಚ್ಛೇದನ ಪಡೆಯುವುದನ್ನು ನಿಷೇಧಿಸಿ 1972ರಲ್ಲಿ ಹೈಕೋರ್ಟ್‌ನ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ವಿಭಾಗೀಯ ಪೀಠ ರದ್ದು ಮಾಡಿದೆ.

ಬ್ರಿಟನ್ ಪ್ರಧಾನಿ ಪ್ರವಾಸ ಅವಧಿ ಕಡಿತ

ಲಂಡನ್ (ಪಿಟಿಐ): ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಭಾರತದ ಪ್ರವಾಸದ ದಿನಗಳನ್ನು ಕಡಿತಗೊಳಿಸಲಾಗಿದೆ.

ನಿಗದಿಯಂತೆ ಏ. 26ರಿಂದ ಕೆಲ ದಿನಗಳ ಬದಲು, 26ರಂದು ಮಾತ್ರ ಅವರು ಭಾರತಕ್ಕೆ ಭೇಟಿ ನೀಡುವರು ಎಂದು ಮೂಲಗಳು ಹೇಳಿವೆ.

12ನೇ ತರಗತಿ ಪರೀಕ್ಷೆ ಮುಂದೂಡಿಕೆ: ಜೂನ್ 1ರಂದು ನಿರ್ಧಾರ

ಸಿಬಿಎಸ್‌ಇ 10ನೇ ಪರೀಕ್ಷೆ ರದ್ದು

ನವದೆಹಲಿ (ಪಿಟಿಐ): ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಹತ್ತನೇ ತರಗತಿಯ ಪರೀಕ್ಷೆಯನ್ನು ರದ್ದು ಮಾಡಿದೆ. 12ನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ. ಕೋವಿಡ್ ಪ್ರಕರಣಗಳು ತೀವ್ರವಾಗಿ ಹೆಚ್ಚಿದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.

‘12ನೇ ತರಗತಿಯ ಪರೀಕ್ಷೆಯು ಮೇ 4ರಿಂದ ಜೂನ್ 14ರವರೆಗೆ ನಿಗದಿಯಾಗಿತ್ತು. ಈ ಪರೀಕ್ಷೆಗಳನ್ನು ನಂತರ ನಡೆಸಲಾಗುವುದು. ಜೂನ್ 1ರಂದು ಮಂಡಳಿಯು ಪರಿಸ್ಥಿತಿಯ ಅವಲೋಕನ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ. ಪರೀಕ್ಷೆ ನಡೆಸುವ ನಿರ್ಧಾರ ಕೈಗೊಂಡರೆ, ಪರೀಕ್ಷೆ ಆರಂಭಕ್ಕಿಂತ 15 ದಿನ ಮೊದಲೇ ಮಾಹಿತಿ ನೀಡಲಾಗುವುದು’ ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಮಂಡಳಿಯು ಸಿದ್ಧಪಡಿಸುವ ಮಾನದಂಡದ ಆಧಾರದಲ್ಲಿ 10ನೇ ತರಗತಿಯ ಫಲಿತಾಂಶ ಪ್ರಕಟಿಸಲಾಗುವುದು. ಸಿಕ್ಕ ಅಂಕಗಳ ಬಗ್ಗೆ ತೃಪ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಪರೀಕ್ಷೆ ನಡೆಸಲು ಸಾಧ್ಯವಾಗುವಂತಹ ಸ್ಥಿತಿ ನಿರ್ಮಾಣ ಆದ ಬಳಿಕ ಪರೀಕ್ಷೆ ನಡೆಸಲಾಗುವುದು’ ಎಂದು ಹೇಳಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ, ಸಂಪುಟ ಕಾರ್ಯದರ್ಶಿ, ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

‘ಕೋವಿಡ್ ಸಾಂಕ್ರಾಮಿಕವು ಹಲವು ರಾಜ್ಯಗಳಲ್ಲಿ ತೀವ್ರಗತಿಯಲ್ಲಿ ಏರುತ್ತಿದೆ. 11 ರಾಜ್ಯಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಸಿಬಿಎಸ್‌ಇ ರಾಜ್ಯ ಮಂಡಳಿಗಳ ಹಾಗೆ ಅಲ್ಲ. ದೇಶದ ಎಲ್ಲ ಭಾಗಗಳಲ್ಲಿಯೂ ಸಿಬಿಎಸ್‌ಇ ವಿದ್ಯಾರ್ಥಿಗಳು ಇದ್ದಾರೆ. ಹಾಗಾಗಿ, ದೇಶದಾದ್ಯಂತ ಏಕಕಾಲದಲ್ಲಿ ಪರೀಕ್ಷೆ ನಡೆಸುವುದು ಸಾಧ್ಯವಿಲ್ಲ’ ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

4ನೇ ಪುಟ ನೋಡಿ

‘ಎಸ್ಸೆಸ್ಸೆಲ್ಸಿ: ಪರಿಸ್ಥಿತಿ ಅವಲೋಕಿಸಿ ನಿರ್ಧಾರ’

ಬೆಂಗಳೂರು: ‘ಸಿಬಿಎಸ್‌ಇ ರೀತಿಯಲ್ಲಿ ರಾಜ್ಯದಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸುವ ಅಥವಾ ದ್ವಿತೀಯ ಪಿ.ಯು ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

‘ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂನ್ 21ರಿಂದ ಆರಂಭಿಸಲು ಸರ್ಕಾರ ಈಗಾಗಲೇ ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ, ಪರೀಕ್ಷೆಗಳನ್ನು ನಡೆಸುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.

‘ಪರೀಕ್ಷೆ ರದ್ದು ಸರಿಯಲ್ಲ’

ಬೆಂಗಳೂರು: ‘ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದು ಮಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ’ ಎಂದು ಕರ್ನಾಟಕ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ಪ್ರತಿಕ್ರಿಯಿಸಿದೆ.

‘ಕೋವಿಡ್ ತೀವ್ರವಾಗಿದ್ದ ಸಂದರ್ಭದಲ್ಲಿಯೂ ರಾಜ್ಯದಲ್ಲಿ ಕಳೆದ ವರ್ಷ, ಮೈಕ್ರೋ ಪ್ಲ್ಯಾನಿಂಗ್‌ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಬಾರಿ, ಆನ್‌ಲೈನ್ ಮೂಲಕವಾದರೂ ಪರೀಕ್ಷೆಗಳನ್ನು ನಡೆಸಬೇಕು’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಹೇಳಿದ್ದಾರೆ.

> **10ನೇ ತರಗತಿ ರೀತಿಯಲ್ಲಿಯೇ 12ನೇ ತರಗತಿ ಪರೀಕ್ಷೆಯನ್ನೂ ರದ್ದು ಮಾಡಬೇಕು. ಜೂನ್‌ವರೆಗೆ ವಿದ್ಯಾರ್ಥಿಗಳನ್ನು ಒತ್ತಡದಲ್ಲಿ ಇರಿಸುವುದು ಸರಿಯಲ್ಲ**
> **ಪ್ರಿಯಾಂಕಾ ಗಾಂಧಿ**
> ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ವಾರಾಂತ್ಯದಲ್ಲೂ ಲಾಕ್‌ಡೌನ್ ಪ್ರಸ್ತಾವ ಇಲ್ಲ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಕೊರೊನಾ ನಿಯಂತ್ರಣಕ್ಕೆ ವಾರಾಂತ್ಯ ಲಾಕ್‌ಡೌನ್ ಅಥವಾ ಕರ್ಫ್ಯೂ ವಿಧಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಅದನ್ನು ಜಾರಿ ಮಾಡದೆಯೇ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಸುದ್ದಿಗಾರರ ಜತೆ ಬುಧವಾರ ಬೆಳಿಗ್ಗೆ ಮಾತನಾಡಿದ ಅವರು, ‘ಕೋವಿಡ್ ಬಗ್ಗೆ ಚರ್ಚಿಸಲು ಇದೇ 18ರಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆಯಲಾಗಿದೆ. ಲಾಕ್‌ಡೌನ್ ಹೇರುವುದನ್ನು ಬಿಟ್ಟು ಉಳಿದ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಮಹಾರಾಷ್ಟ್ರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಚರ್ಚಿಸುತ್ತೇವೆ’ ಎಂದು ಹೇಳಿದರು.

‘ಈಗಾಗಲೇ ಏಳು ಜಿಲ್ಲೆಗಳ ನಗರಗಳು ಮತ್ತು ಮಣಿಪಾಲದಲ್ಲಿ ಏಪ್ರಿಲ್ 20ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಗತ್ಯ ಬಿದ್ದರೆ ಅದನ್ನು ವಿಸ್ತರಿಸುವ ಮತ್ತು ಇನ್ನೂ 2–3 ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸುವ ಕುರಿತು ಚಿಂತನೆ ನಡೆಸಲಾಗುವುದು’ ಎಂದೂ ಅವರು ಹೇಳಿದರು.

10ನೇ ಪುಟ ನೋಡಿ

ರಾಜ್ಯ ಕೋವಿಡ್ ಅಂಕಿ–ಅಂಶ

ಒಟ್ಟು ಸೋಂಕಿತರು	10,94,912 (10,74,869 ಮೊನ್ನೆಯ ವಿವರ) ▲
ಸಕ್ರಿಯ ಪ್ರಕರಣಗಳು	85,480 ▲
ಗುಣಮುಖರಾದವರು	9,96,367 ▲
ಒಟ್ಟು ಸಾವು	13,046 ▲

ದಿನದ ಏರಿಕೆ

ಹೊಸ ಪ್ರಕರಣ	11,265 ▲
ಗುಣಮುಖ	4,364 ▲
ಸಾವು	38 ▼

506 ಐಸಿಯುನಲ್ಲಿ ಇರುವವರು

ಆಧಾರ: ರಾಜ್ಯ ಆರೋಗ್ಯ ಇಲಾಖೆ
ಪ್ರಜಾವಾಣಿ ಗ್ರಾಫಿಕ್ಸ್

ಮಹಾರಾಷ್ಟ್ರದಲ್ಲಿ ನಿಷೇಧಾಜ್ಞೆ

ನವದೆಹಲಿ (ಪಿಟಿಐ): ಕೋವಿಡ್ ಹರಡುವಿಕೆ ತಡೆಯುವ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರವು ರಾಜ್ಯದಲ್ಲಿ ಹಲವು ಕಠಿಣ ನಿರ್ಬಂಧಗಳನ್ನು ವಿಧಿಸಿದೆ. ಮುಂಬೈ ಸೇರಿದಂತೆ ರಾಜ್ಯದಾದ್ಯಂತ ಮೇ 1ರವರೆಗೆ ನಿಷೇಧಾಜ್ಞೆ ಘೋಷಿಸಲಾಗಿದೆ. ಐದು ಜನರು ಒಂದೇ ಕಡೆ ಸೇರುವುದನ್ನು ನಿರ್ಬಂಧಿಸಿದೆ. 15 ದಿನಗಳ ಕಾಲ ಕರ್ಫ್ಯೂ ರೀತಿಯ ಸ್ಥಿತಿ ಇರಲಿದೆ.

ಎಲ್ಲಾ ಸಾರ್ವಜನಿಕ ಸ್ಥಳಗಳು, ಚಟುವಟಿಕೆಗಳು, ಸೇವೆಗಳು ಬಂದ್ ಆಗಲಿವೆ. ಕಾರಣವಿಲ್ಲದೆ ಯಾರೂ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವಂತಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಅಗತ್ಯ ಸೇವೆಗಳಿಗೆ ವಿನಾಯಿತಿ ಇದೆ.

ಇನ್ನಷ್ಟು ಸುದ್ದಿಗಳು 3, 3A, 10

‘ಕ್ರಿಮಿನಲ್ ಆರೋಪ ತನಿಖೆಗೆ ತಡೆ ಸಲ್ಲ’

ಪ್ರಜಾವಾಣಿ ವಾರ್ತೆ

ನವದೆಹಲಿ: ಕ್ರಿಮಿನಲ್ ಪ್ರಕರಣಗಳ ಆರೋಪಿಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್‌ಗಳು ಯಾಂತ್ರಿಕವಾಗಿ ಮಧ್ಯಂತರ ತಡೆ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಎಂ.ಆರ್.ಶಾ ಹಾಗೂ ಸಂಜೀವ್ ಖನ್ನಾ ಅವರನ್ನು ಒಳಗೊಂಡ ನ್ಯಾಯಪೀಠ ಮಂಗಳವಾರ ಈ ತೀರ್ಪು ನೀಡಿದೆ.

‘ನ್ಯಾಯಾಂಗ ಮತ್ತು ಪೊಲೀಸ್ ಇಲಾಖೆಯ ಕಾರ್ಯ ಒಂದಕ್ಕೊಂದು ಪೂರಕವಾಗಿರಬೇಕೇ ಹೊರತು ಒಂದರ ಕಾರ್ಯ ವ್ಯಾಪ್ತಿಯನ್ನು ಮತ್ತೊಂದು ಅತಿಕ್ರಮಿಸಿದಂತಿರಬಾರದು’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿತು.

‘ಅಪರಾಧ ಕುರಿತು ತನಿಖೆ ನಡೆಯುತ್ತಿರುವ ಹಂತದಲ್ಲಿ ನ್ಯಾಯಾಂಗ ಮಧ್ಯಪ್ರವೇಶಿಸಬಾರದು. ಒಂದು ವೇಳೆ ಕೋರ್ಟ್‌ನ ಮಧ್ಯಪ್ರವೇಶ ಇಲ್ಲದಿದ್ದರೆ ನ್ಯಾಯ ಸಿಗುವುದಿಲ್ಲ ಎಂಬಂಥ ಸನ್ನಿವೇಶ ಕಂಡುಬಂದಾಗ ನ್ಯಾಯಾಂಗದ ಮಧ್ಯಪ್ರವೇಶವನ್ನು ಒಪ್ಪಬಹುದು’ ಎಂದಿದೆ.


ಮುಂಬೈ ಮೂಲದ ನಿಹಾರಿಕಾ ಇನ್‌ಫ್ರಾಸ್ಟ್ರಕ್ಚರ್ ಪ್ರೈ. ಲಿ. ಕಂಪನಿಯ ಪ್ರಕರಣಕ್ಕೆ ಸಂಬಂಧಿಸಿ ಈ ತೀರ್ಪು ಹೊರಬಿದ್ದಿದೆ.

ಮಿಸಳ್ ಹಾಪ್ಚಾ
ಕಣಕಣದೊಳು ಖಣದ ನೇಯ್ಗೆ
ನಿಮ್ಮ Prajavani.net ನಲ್ಲಿ ಮತ್ತೊಂದು ವಿಶೇಷ
ವಿಡಿಯೊ ನೋಡಲು QR ಕೋಡ್ ಸ್ಕ್ಯಾನ್ ಮಾಡಿ
ಪ್ರಜಾವಾಣಿ ನೋಡಿಯೊ

ಎಸ್ಸೆಸ್ಸೆಲ್ಸಿ- ಪಿಯುಸಿ ಪರೀಕ್ಷೆ ದಿಕ್ಸೂಚಿ
ಪ್ರಿಯ ವಿದ್ಯಾರ್ಥಿಗಳೇ, ಕೋವಿಡ್‌ನಿಂದಾಗಿ ಈ ವರ್ಷ ತರಗತಿಗಳಿಗೆ ಖುದ್ದಾಗಿ ಹಾಜರಾಗಲು ನಿಮಗೆ ಸಾಧ್ಯವಾಗದಿರಬಹುದು. ಎಸ್ಸೆಸ್ಸೆಲ್ಸಿ-ಪಿಯುಸಿ ಪರೀಕ್ಷೆ ಬರೆಯುವ ನಿಮಗಾಗಿ ಅನುಭವಿ ಶಿಕ್ಷಕರು ನೀಡಿರುವ ಮಾರ್ಗದರ್ಶನ ದಿಕ್ಸೂಚಿಯಲ್ಲಿ..
ಪುಟ-7

ಇಂದಿನ ಪಾಡ್‌ಕಾಸ್ಟ್ ವಿಶೇಷ
ಆಟ-ನೋಟ
ವನಿತಾ ಧ್ವನಿ
ಪ್ರತೀ ದಿನ: ದಿನದ ಸೂಕ್ತಿ, ವಚನವಾಣಿ ಸಂಪಾದಕೀಯ, ಪ್ರಚಲಿತ
Prajavani.net/podcast

ಚಿನಕುರಳಿ
ಪ್ರಕಾಶ್ ಶೆಟ್ಟಿ



ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ: ಗಂಗರಾಜು ಸ್ಪರ್ಧೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ನಡೆಯುತ್ತಿದ್ದು, ನಿರ್ದೇಶಕ ಸ್ಥಾನಕ್ಕೆ ಕೆ.ಎಸ್. ಗಂಗರಾಜು (ಮಾಗಡಿ) ಸ್ಪರ್ಧಿಸಿದ್ದಾರೆ.

2009ರಲ್ಲಿ ಸಂಘದ ಅಧ್ಯಕ್ಷರಾಗಿದ್ದ ಕೆಂಚಪ್ಪಗೌಡರ ತಂಡದಲ್ಲಿ ಗುರುತಿಸಿಕೊಂಡಿರುವ ಅವರನ್ನು, ಕಮಿಟಿಯ ಸದಸ್ಯರಾದ ಬಸವರಾಜು ಹಾಗೂ ಬಾಗೇಗೌಡರ ಸಮ್ಮುಖದಲ್ಲಿ ನಿರ್ದೇಶಕ ಹುದ್ದೆಯ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.

‘2009ರಲ್ಲಿ ಅಧ್ಯಕ್ಷರಾಗಿದ್ದಾಗ ಕೆಂಚಪ್ಪಗೌಡರು ಅನೇಕ ಕಾರ್ಯಕ್ರಮಗಳು ಮತ್ತು ಯೋಜನೆಗಳ ಮೂಲಕ ಸಂಘದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಮತ್ತೆ ಅಧ್ಯಕ್ಷರಾಗುವುದು ಅನಿವಾರ್ಯವಾಗಿದೆ’ ಎಂದೂ ಗಂಗರಾಜು ಹೇಳಿದ್ದಾರೆ.



ಕೆ.ಎಸ್. ಗಂಗರಾಜು

‘ಸುಮಾರು ವರ್ಷಗಳಿಂದ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇನೆ. ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಹತ್ತಾರು ಕಾರ್ಯಕ್ರಮಗಳನ್ನು ಮಾಡಿ ಜನ ಸಂಪರ್ಕದಲ್ಲಿದ್ದೇನೆ. ಸಮುದಾಯದ ಜನ ಬೆಂಬಲಿಸುವ ವಿಶ್ವಾಸವಿದೆ’ ಎಂದು ಅವರು ಹೇಳಿದ್ದಾರೆ.

ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಇದೇ 15ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯ ತಿಳಿಸಿದೆ.

‘ದಿನಾಂಕ 16ರಿಂದ ನಿಗದಿಯಂತೆ ಎಲ್ಲ ಪರೀಕ್ಷೆಗಳು ನಡೆಯುತ್ತಿವೆ. ಮುಂದೂಡಲಾಗಿರುವ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು’ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವರು ತಿಳಿಸಿದ್ದಾರೆ.

ಕೋವಿಡ್ ಬಿಕ್ಕಟ್ಟಿನ ನಡುವೆಯೂ ದಾಖಲೆ ಆದಾಯ

₹ 3 ಸಾವಿರ ಕೋಟಿ ದಾಟಿತು ಬಿಬಿಎಂಪಿ ವಾರ್ಷಿಕ ವರಮಾನ

• ಪ್ರವೀಣ್ ಕುಮಾರ್ ಪಿ.ವಿ.

ಬೆಂಗಳೂರು: ಬಿಬಿಎಂಪಿಯ ವಾರ್ಷಿಕ ವರಮಾನ ಮೊದಲ ಬಾರಿ ₹ 3 ಸಾವಿರ ಕೋಟಿ ದಾಟಿದೆ. ಒಂದೇ ಆರ್ಥಿಕ ವರ್ಷದಲ್ಲಿ ಪಾಲಿಕೆಗೆ ಇಷ್ಟೊಂದು ವರಮಾನ ಬಂದಿರುವುದು ಇದೇ ಮೊದಲು. ಕೋವಿಡ್ ಹರಡುವಿಕೆಯಿಂದ ಸೃಷ್ಟಿಯಾಗಿದ್ದ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲೂ ಇಷ್ಟೊಂದು ವರಮಾನ ಬಂದಿರುವುದು ವಿಶೇಷ ಎನ್ನುತ್ತಾರೆ ಬಿಬಿಎಂಪಿ ಅಧಿಕಾರಿಗಳು.

ಪ್ರಜಾವಾಣಿ ವಿಶೇಷ

ಬಿಬಿಎಂಪಿಯು 2020–21ನೇ ಆರ್ಥಿಕ ವರ್ಷದಲ್ಲಿ ಆಸ್ತಿ ತೆರಿಗೆ, ಖಾತಾ ವರ್ಗಾವಣೆ, ಖಾತಾ ಪ್ರಮಾಣ ಪತ್ರ ನೀಡುವಿಕೆ ಹಾಗೂ ಸುಧಾರಣಾ ಶುಲ್ಕಗಳಿಂದ ಒಟ್ಟು ₹ 3001.06 ಕೋಟಿ ಸಂಗ್ರಹಿಸಿದೆ.

ಪಾಲಿಕೆಯಲ್ಲಿ 2019–20ನೇ ಸಾಲಿಗೆ ಹೋಲಿಸಿದರೆ, ಕಳೆದ ಆರ್ಥಿಕ ವರ್ಷದ ಆಸ್ತಿ ತೆರಿಗೆ ಸಂಗ್ರಹ ಪ್ರಮಾಣವೂ ₹ 97.57 ಕೋಟಿಗಳಷ್ಟು ಹೆಚ್ಚಿದೆ. ಆದರೆ, ಆಸ್ತಿ ತೆರಿಗೆಯ ಹಳೆ ಬಾಕಿ ಸಂಗ್ರಹದ ಪ್ರಮಾಣ ಹಿಂದಿನ ವರ್ಷಕ್ಕೆ ಹೋಲಿಸಿದರೆ ₹2.02 ಕೋಟಿಗಳಷ್ಟು ಕಡಿಮೆ ಆಗಿದೆ. ಆಸ್ತಿ ತೆರಿಗೆಯಿಂದ ಬರುವ ಒಟ್ಟು ವರಮಾನದಲ್ಲಿ ₹108.54 ಕೋಟಿಗಳಷ್ಟು ಹೆಚ್ಚಳ ಕಂಡುಬಂದಿದೆ. 2019–20ನೇ ಸಾಲಿನಲ್ಲಿ ಆಸ್ತಿ ತೆರಿಗೆಯಿಂದ ಒಟ್ಟು ₹ 2747.06 ಕೋಟಿ ವರಮಾನ ಬಂದಿತ್ತು. ಅದು 2020–21ನೇ ಸಾಲಿನಲ್ಲಿ ₹ 2855.60 ಕೋಟಿಗೆ ಹೆಚ್ಚಿದೆ.

‘ನಗರದಲ್ಲಿ ಕೋವಿಡ್ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಕಂಡುಬಂದಿದ್ದರಿಂದ ಹಾಗೂ ಲಾಕ್‌ಡೌನ್ ಜಾರಿಗೊಳಿಸಿದ ಬಳಿಕ ವ್ಯಾಪಾರ ವಹಿವಾಟುಗಳು ಕುಸಿದಿದ್ದರಿಂದ ಪಾಲಿಕೆಯ ವರಮಾನ ಇಳಿಕೆ ಆಗಬಹುದು ಎಂದು ನಿರೀಕ್ಷೆ ಮಾಡಿದ್ದೆವು. ಆದರೆ, ಹಿಂದಿನ ವರ್ಷಕ್ಕೆ ಹೋಲಿಸಿದರೆ ಕಳೆದ ಆರ್ಥಿಕ ವರ್ಷದಲ್ಲಿ ₹ 100 ಕೋಟಿಗಳಷ್ಟು ವರಮಾನ ಹೆಚ್ಚಳವಾಗಿದೆ’ ಎಂದು ಬಿಬಿಎಂಪಿಯ ವಿಶೇಷ ಆಯುಕ್ತ ಎಸ್. ಬಸವರಾಜು ‘ಪ್ರಜಾವಾಣಿ’ಗೆ ತಿಳಿಸಿದರು.

‘ಒಂದೇ ಆರ್ಥಿಕ ವರ್ಷದಲ್ಲಿ ₹ 3001 ಕೋಟಿ ವರಮಾನ ಬಂದಿರುವುದು ಇದೇ ಮೊದಲು. ವರಮಾನ ಹೆಚ್ಚಳದಲ್ಲಿ ಅಧಿಕಾರಿಗಳ ಶ್ರಮವೂ ಇದೆ. ಪ್ರತಿ ಬುಧವಾರ ತೆರಿಗೆ ಸಂಗ್ರಹ ಅಭಿಯಾನ ಕೈಗೊಳ್ಳುವ ಮೂಲಕ ಹಳೆ ಬಾಕಿ ವಸೂಲಿಗೂ ವಿಶೇಷ ಪ್ರಯತ್ನ ನಡೆಸಿದ್ದರು. ಜನರು ಸಕಾಲದಲ್ಲಿ ತೆರಿಗೆ ಪಾವತಿಸಿ ನಗರದ ಅಭಿವೃದ್ಧಿಗೆ ಕೈ ಜೋಡಿಸುತ್ತಿದ್ದಾರೆ’ ಎಂದರು.

‘ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ಮುಖ್ಯ ಆಯುಕ್ತರ ಮಾರ್ಗದರ್ಶನದಲ್ಲಿ ಈ ಆರ್ಥಿಕ ವರ್ಷದಲ್ಲೂ ಪಾಲಿಕೆ ವರಮಾನ ಹೆಚ್ಚಿಸುವುದಕ್ಕೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದೇವೆ’ ಎಂದು ಅವರು ತಿಳಿಸಿದರು.

ಅಂಕಿ-ಅಂಶಗಳು

- **₹2153.17 ಕೋಟಿ** — 2020–21ನೇ ಸಾಲಿನ ಆಸ್ತಿ ತೆರಿಗೆಯಿಂದ (ಹಳೆ ಬಾಕಿ ಹೊರತಾಗಿ) ಬಿಬಿಎಂಪಿ ಗಳಿಸಿದ ಒಟ್ಟು ವರಮಾನ
- **₹627.73 ಕೋಟಿ** — 2020–21ನೇ ಸಾಲಿನಲ್ಲಿ ಆಸ್ತಿತೆರಿಗೆಯ ಹಳೆ ಬಾಕಿ ಸಂಗ್ರಹದಿಂದ ಬಂದ ವರಮಾನ
- **₹2055.60 ಕೋಟಿ** — 2019–20ನೇ ಸಾಲಿನಲ್ಲಿ ಆಸ್ತಿತೆರಿಗೆಯಿಂದ (ಹಳೆ ಬಾಕಿ ಹೊರತಾಗಿ) ಬಂದಿದ್ದ ವರಮಾನ
- **₹629.75 ಕೋಟಿ** — 2019–20ನೇ ಸಾಲಿನಲ್ಲಿ ಆಸ್ತಿ ತೆರಿಗೆಯ ಹಳೆ ಬಾಕಿ ಸಂಗ್ರಹದಿಂದ ಬಂದ ವರಮಾನ

ಬಿಬಿಎಂಪಿ ವರಮಾನ ವಿವರ (2020–21ರಲ್ಲಿ)

- **₹2855.60 ಕೋಟಿ** — 2020–21ನೇ ಸಾಲಿನಲ್ಲಿ ಆಸ್ತಿತೆರಿಗೆಯಿಂದ (ಹಳೆ ಬಾಕಿ ಸೇರಿ) ಬಿಬಿಎಂಪಿ ಗಳಿಸಿದ ಒಟ್ಟು ವರಮಾನ
- **₹95.05 ಕೋಟಿ** — ಸುಧಾರಣಾ ಶುಲ್ಕದಿಂದ ಗಳಿಸಿದ ವರಮಾನ
- **₹50.07 ಕೋಟಿ** — ಖಾತಾ ವರ್ಗಾವಣೆಯಿಂದ ಗಳಿಸಿದ ವರಮಾನ
- **₹34 ಲಕ್ಷ** — ಖಾತಾ ಪ್ರಮಾಣಪತ್ರ ಮತ್ತು ಖಾತಾ ಉದ್ಧೃತ ಪತ್ರ ನೀಡುವಿಕೆಯಿಂದ ಬಂದ ವರಮಾನ

ದೊಡ್ಡಬ್ಯಾಲಕೆರೆ: ಕಿಡಿಗೇಡಿಗಳಿಂದ ಕೆರೆಗೆ ತ್ಯಾಜ್ಯ

ಪ್ರಜಾವಾಣಿ ವಾರ್ತೆ

ಹೆಸರಘಟ್ಟ: ದೊಡ್ಡಬ್ಯಾಲಕೆರೆ ಗ್ರಾಮದ ಕೆರೆ ಅಂಗಳಕ್ಕೆ ಕಿಡಿಗೇಡಿಗಳು ಕಟ್ಟಡದ ತ್ಯಾಜ್ಯ, ಕೋಳಿ ತ್ಯಾಜ್ಯ ಮತ್ತು ಕಸ ಸುರಿದು ನೀರನ್ನು ಕಲುಷಿತಗೊಳಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

‘ಗ್ರಾಮದ ಸರ್ವೆ ನಂ 16ರಲ್ಲಿ 16 ಎಕರೆ 2 ಕುಂಟೆ ಕೆರೆ ಜಾಗವಿದೆ. ಜಲಕಾಯದಲ್ಲಿ ಬೇಸಿಗೆ ಕಾಲದಲ್ಲೂ ತಳಮಟ್ಟದ ನೀರು ಇರುತ್ತದೆ. ಗ್ರಾಮದ ರೈತರು ಹಸುಕರುಗಳನ್ನು ದಡದಲ್ಲಿ ಮೇಯಿಸಿ ಮೈ ತೊಳೆಯುತ್ತಾರೆ. ಆದರೆ, ಕಳೆದ ಐದಾರು ತಿಂಗಳಿನಿಂದ ಕೆರೆ ಅಂಗಳಕ್ಕೆ ಕೆಲ ಕಿಡಿಗೇಡಿಗಳು ಮಧ್ಯರಾತ್ರಿಯಲ್ಲಿ ಲಾರಿಗಟ್ಟಲೇ ತ್ಯಾಜ್ಯ ತಂದು ಸುರಿಯುತ್ತಿದ್ದಾರೆ’ ಎಂದು ಗ್ರಾಮದ ನಿವಾಸಿ ವಿಜಯ್ ಕುಮಾರ್ ಬೇಸರ ವ್ಯಕ್ತಪಡಿಸಿದರು.



ದೊಡ್ಡಬ್ಯಾಲಕೆರೆ ಗ್ರಾಮದ ಕೆರೆಯ ಅಂಗಳದಲ್ಲಿ2 ಕಿಡಿಗೇಡಿಗಳು ಕಟ್ಟಡದ ತ್ಯಾಜ್ಯ ಸುರಿದಿರುವುದು

‘ಇದರಿಂದಾಗಿ ನೀರು ಕಲುಷಿತಗೊಂಡಿದೆ. ಲಾರಿ ಬಾರದಂತೆ ಕೆರೆಯ ಸುತ್ತ ಬೇಲಿ ಹಾಕಬೇಕು ಎಂದು ಅಧಿಕಾರಿಗಳಿಗೆ ಮನವಿ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಜಲಕಾಯವನ್ನು ಉಳಿಸಿಕೊಳ್ಳಲು ಅಧಿಕಾರಿಗಳು ಕಾಳಜಿ ತೋರಿಸುತ್ತಿಲ್ಲ’ ಎಂದು ಬ್ಯಾಲಕೆರೆ ಗ್ರಾಮ ಪಂಚಾಯಿತಿ ಸದಸ್ಯ ಜಗದೀಶ್ ದೂರಿದರು.

‘ಬ್ಯಾಲಕೆರೆ ಗ್ರಾಮದಲ್ಲಿ ಎರಡು ಕೆರೆಗಳಿದ್ದು ಒಂದು ಜಲಕಾಯವನ್ನು ಈಗ ಅಭಿವೃದ್ಧಿಪಡಿಸಲಾಗುತ್ತಿದೆ. ಮತ್ತೊಂದು ಕೆರೆಯ ಮಣ್ಣು ಮತ್ತು ಮೂಲ ಸ್ವರೂಪ ಉಳಿಸಿಕೊಳ್ಳಬೇಕಾಗಿದೆ. ಅಧಿಕಾರಿಗಳು ಪ್ರಭಾವಿಗಳ ಕೈಗೊಂಬೆಗಳಾಗಿ ವರ್ತಿಸುತ್ತಿದ್ದಾರೆ’ ಎಂದು ಅವರು ಆರೋಪಿಸಿದರು.

ಕಸಘಟ್ಟಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಪ್ರತಿಕ್ರಿಯಿಸಿ, ‘ಕೆರೆಗೆ ತ್ಯಾಜ್ಯವನ್ನು ಸುರಿಯುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

6ರಿಂದ 10: ಉಚಿತ ವಸತಿ ಶಾಲೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರದ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠ ನಡೆಸುವ ಶ್ರೀ ವೀರಭದ್ರಸ್ವಾಮಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಪ್ರವೇಶ ಉಚಿತವಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ (ಬಾಲಕರು ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ.

6ರಿಂದ 10ನೇ ತರಗತಿಗಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಅಧ್ಯಯನ ಮಾಡಬಯಸುವ ಗ್ರಾಮೀಣ ಪ್ರದೇಶದ ಎಲ್ಲ ವರ್ಗದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ಪ್ರವೇಶ ಪರೀಕ್ಷೆಯು ಇದೇ 25ರಂದು ಬೆಳಿಗ್ಗೆ 11ಕ್ಕೆ ಶ್ರೀಮಠದಲ್ಲಿ ನಡೆಯಲಿದೆ.

‘ನಗರದಲ್ಲಿರುವ ಅತ್ಯಂತ ಪ್ರಾಚೀನ ವೀರಶೈವ ಮಠ ನಮ್ಮದು. ಅಂದಿನಿಂದಲೂ ಶ್ರೀಮಠವು ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸೇವೆ ಸಲ್ಲಿಸುತ್ತಿದೆ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಉದ್ದೇಶದೊಂದಿಗೆ ಶಾಲೆಯು ಕಾರ್ಯನಿರ್ವಹಿಸುತ್ತಿದೆ’ ಎಂದು ಮಠದ ಅಧ್ಯಕ್ಷ ಡಾ. ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಶ್ರೀಮಠದ ಆವರಣದಲ್ಲಿರುವ ಕಟ್ಟಡದಲ್ಲಿ ಕಂಪ್ಯೂಟರ್, ಯೋಗ, ಸಂಗೀತ ಮತ್ತು ಕ್ರೀಡಾ ಶಿಕ್ಷಣವನ್ನೊಳಗೊಂಡ ಈ ಶಾಲೆಯನ್ನು 2009ರಿಂದ ಪ್ರಾರಂಭಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ಇತ್ತೀಚಿನ ಎರಡು ಭಾವಚಿತ್ರ, ಬಿಪಿಎಲ್ ಪಡಿತರ ಚೀಟಿ ಮತ್ತು ಆಧಾರ್ ಗುರುತಿನ ಚೀಟಿಯೊಂದಿಗೆ ನೇರವಾಗಿ ಪ್ರವೇಶ ಪರೀಕ್ಷೆಗೆ ಹಾಜರಾಗಬಹುದು.

ವಿವರಗಳಿಗೆ, 080-25237234, 9611033428.

‘ಕಾಂಗ್ರೆಸ್ ಆಡಳಿತದಲ್ಲಿ ದಲಿತರ ಮೇಲೆ ದೌರ್ಜನ್ಯ’

ಪ್ರಜಾವಾಣಿ ವಾರ್ತೆ

ಮುಖ್ಯಾಂಶಗಳು

- ಮತಕ್ಕಾಗಿ ಮಾತ್ರ ದಲಿತರು ಬೇಕು–ಬಿಜೆಪಿ ಆರೋಪ
- ಪೊಲೀಸರ ದಂಗೆ ಇತಿಹಾಸದಲ್ಲಿ ಕಪ್ಪುಚುಕ್ಕೆ

ಬೆಂಗಳೂರು:‘ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತವೆ’ ಎಂದು ಬಿಜೆಪಿ ದೂರಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಕಂಬಾಲಪಲ್ಲಿ ಹತ್ಯಾಕಾಂಡ ನಡೆದಾಗ ರಾಜ್ಯದಲ್ಲಿ ಗೃಹ ಸಚಿವರಾಗಿದ್ದವರು ಯಾರು ಎಂಬುದನ್ನು ನೆನಪಿಸಿಕೊಳ್ಳಿ. ನಿಮಗೆ ಮತಕ್ಕಾಗಿ ಮಾತ್ರ ದಲಿತರು ಬೇಕು. ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಏಕೆ ಇನ್ನೂ ಏಕೆ ನ್ಯಾಯ ಒದಗಿಸಿಲ್ಲ’ ಎಂದು ಪ್ರಶ್ನಿಸಿದೆ.

‘ನಿಮ್ಮದೇ ಕಾಂಗ್ರೆಸ್ ಸರ್ಕಾರ ಇದ್ದಾಗ ಪೊಲೀಸರೇ ಸರ್ಕಾರದ ವಿರುದ್ಧ ದಂಗೆ ಎದ್ದಿದ್ದರು. ಅದು ರಾಜ್ಯದ ಇತಿಹಾಸದಲ್ಲಿ ಕಪ್ಪು ಚುಕ್ಕೆ. ಕೆಳ ಹಂತದ ಪೊಲೀಸ್ ಸಿಬ್ಬಂದಿಯನ್ನು ನೀವು ದಮನಿಸಿರುವುದನ್ನು ಜನರು ಇನ್ನೂ ಮರೆತಿಲ್ಲ. ಈಗ ಮೊಸಳೆ ಕಣ್ಣೀರು ಸುರಿಸಿ ನಾಯಕ ಎನಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವ ಕುಮಾರ್ ಅವರನ್ನು ಉದ್ದೇಶಿಸಿ ಟೀಕಿಸಿದೆ.

ಸಿ.ಟಿ.ರವಿ ಖಜಾನೆ ಕೆಲವೇ ವರ್ಷಗಳಲ್ಲಿ ತುಂಬಿದ್ದು ಹೇಗೆ?: ಕಾಂಗ್ರೆಸ್ ಪ್ರಶ್ನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಚಿಕ್ಕಮಗಳೂರಿನಲ್ಲಿ ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ. ರವಿ ಅನ್ನೋ ಮತಿಗೆಟ್ಟ ಆಸಾಮಿಯ ಖಜಾನೆ ಕೆಲವೇ ವರ್ಷದಲ್ಲಿ ತುಂಬಿದ್ದು ಹೇಗೆ?’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

‘ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಕೋಟ್ಯಂತರ ಬೆಲೆಯ ಆಸ್ತಿ ಬಂದಿದ್ದು ಹೇಗೆ. ಲೋಕಾಯುಕ್ತ ಕೋರ್ಟ್‌ನಲ್ಲಿ 409, 420, 120, 463, 466, 120ಬಿ ಪ್ರಕರಣಗಳು ಇರುವುದೇಕೆ. ಲೂಟಿ ರವಿ ಉತ್ತರಿಸುವರೇ’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದೆ.

‘ಜನತೆ ಸಂಕಷ್ಟದಲ್ಲಿದ್ದಾರೆ. ಪ್ರತಿ ಕುಟುಂಬಕ್ಕೆ ₹ 10 ಸಾವಿರ ನೀಡಿ ಎನ್ನುವ ಸಿದ್ದರಾಮಯ್ಯ ಸಲಹೆಗೆ ಬುದ್ಧಿಭ್ರಮಣೆಯಾದವರಂತೆ ಮಾತನಾಡುವ ಡಿಸಿಎಂ ಅಶ್ವತ್ಥನಾರಾಯಣ ಹಾಗೂ ಸಿ.ಟಿ. ರವಿ ಅವರೇ, ಪಿಎಂ ಕೇರ್ಸ್, ಕೊರೊನಾ ಪ್ಯಾಕೇಜ್, ₹ 20 ಲಕ್ಷ ಕೋಟಿ ಪ್ಯಾಕೇಜ್ ಇವೆಲ್ಲಾ ಎಲ್ಲಿ ಹೋದವು ಎಂದು ಹೇಳಿ, ಇಲ್ಲವೇ ಅವೆಲ್ಲಾ ಬೋಗಸ್ ಎಂದು ಒಪ್ಪಿಕೊಳ್ಳಿ’

‘ಡಿಸಿಎಂ ಅಶ್ವತ್ಥನಾರಾಯಣ ಅವರೇ, ಕಳೆದ ಒಂದು ವರ್ಷದಿಂದ ಕೊರೊನಾ ಸೋಂಕು ರಾಜ್ಯವನ್ನು ಕಾಡುತ್ತಿದೆ. ಒಂದು ವರ್ಷವಾದರೂ ಸೋಂಕನ್ನು ಎದುರಿಸುವ ಸಿದ್ಧತೆ ಇಲ್ಲದ್ದು ನಿಮ್ಮ ಬೇಜವಾಬ್ದಾರಿ ಅಲ್ಲವೇ. ಸಿದ್ದರಾಮಯ್ಯ ಹೇಳಿದಂತೆ ಪ್ಯಾಕೇಜ್ ಘೋಷಿಸಲಾಗುತ್ತದೆಯೇ ಎಂದು ಪ್ರಶ್ನೆ ಮಾಡುವ ಮೂಲಕ ನಿಮ್ಮದು ಕೈಲಾಗದ ಸರ್ಕಾರ ಎಂಬುದನ್ನು ಒಪ್ಪಿ ಕೊಂಡಿದ್ದೀರಿ’ ಎಂದು ಲೇವಡಿ ಮಾಡಿದೆ.

ಸ್ಮಶಾನವಾಗುವತ್ತ: ‘ರಾಜ್ಯದಲ್ಲಿ ಕೊರೊನಾ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಆಕ್ಸಿಜನ್ ಕೊರತೆ, ವೈದ್ಯರ ಕೊರತೆ, ಆಂಬ್ಯುಲೆನ್ಸ್ ಕೊರತೆ, ಪಿಪಿಇ ಕಿಟ್ ಕೊರತೆ, ಬೆಡ್‌ಗಳ ಕೊರತೆ, ಐಸಿಯು ಕೊರತೆ, ಸ್ಮಶಾನದಲ್ಲಿ ಜಾಗದ ಕೊರತೆ, ಸರ್ಕಾರಕ್ಕೆ ಮನುಷ್ಯತ್ವದ ಕೊರತೆ. ರಾಜ್ಯ ಬಿಜೆಪಿ ಸರ್ಕಾರದ ಲಜ್ಜೆಗೆಟ್ಟ ಆಡಳಿತದಲ್ಲಿ ರಾಜ್ಯ ಸ್ಮಶಾನವಾಗುವತ್ತ ಸಾಗುತ್ತಿದೆ’ ಎಂದೂ ಕಾಂಗ್ರೆಸ್ ಟ್ವೀಟ್‌ನಲ್ಲಿ ಆರೋಪಿಸಿದೆ.

ನಗರದಲ್ಲಿ ಇಂದು

ಉಪನ್ಯಾಸ: ಶ್ರೀಮತಿ ರುಕ್ಮಿಣಮ್ಮ–ಸೀತಾರಾಮ್ ದತ್ತಿ ಕಾರ್ಯಕ್ರಮ, ವಿಷಯ: ಮಧುರ ಚೆನ್ನ: ವ್ಯಕ್ತಿ ಮತ್ತು ಸಾಹಿತ್ಯ, ಉಪನ್ಯಾಸಕರು: ಲೇಖಕ ಬೈರಮಂಗಲ ರಾಮೇಗೌಡ, ಪ್ರಾಸ್ತಾವಿಕ ನುಡಿ: ಆರ್. ಲಕ್ಷ್ಮೀನಾರಾಯಣ, ಕಾರ್ಯಕ್ರಮ ಸಂಯೋಜನೆ: ಬಿ.ಸಿ. ರಾಜಕುಮಾರ್, ಆಯೋಜನೆ: ಬಿ.ಎಂ. ಶ್ರೀ. ಪ್ರತಿಷ್ಠಾನ, ಸಂಜೆ 4.30 (ಆನ್‌ಲೈನ್ ಕಾರ್ಯಕ್ರಮ)

ರಾಷ್ಟ್ರೀಯ ಸಂಗೀತ ಮತ್ತು ನೃತ್ಯ ಮಹೋತ್ಸವ: ಸಂಗೀತ ರೂಪಕ: ‘ಶ್ರೀ ರಾಮಾನುಜ ವೈಭವಂ’, ರಚನೆ: ಡಾ.ಪಿ. ರಮಾ, ನೃತ್ಯ ಸಂಯೋಜನೆ: ಡಾ. ವೀಣಾ ಮೂರ್ತಿ ವಿಜಯ್, ಆಯೋಜನೆ: ನಿರಂತರಂ, ಸ್ಥಳ: ಚೌಡಯ್ಯ ಮೆಮೋರಿಯಲ್ ಭವನ, ವೈಯಾಲಿಕಾವಲ್, ಸಂಜೆ 6



‘ಶ್ರೀ ರಾಮಾನುಜ ವೈಭವಂ’ ಗೀತ ರೂಪಕ

ನಾಟಕ ಪ್ರದರ್ಶನ: ‘ಕೋವಿಗೊಂದು ಕನ್ನಡಕ’, ನಿರ್ದೇಶನ: ವೆಂಕಟೇಶ್ ಪ್ರಸಾದ್, ತಂಡ: ಬೆಂಗಳೂರು ಥಿಯೇಟರ್ ಕಲೆಕ್ಟಿವ್, ಸ್ಥಳ: ರಂಗ ಶಂಕರ, ಜೆ.ಪಿ.ನಗರ. ರಾತ್ರಿ 7.30

‘ಉಪಗ್ರಹಗಳು ದೇಶದ ಆರ್ಥಿಕತೆಯ ಬೆನ್ನೆಲುಬು’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಉಪಗ್ರಹಗಳು ದೇಶದ ಆರ್ಥಿಕತೆಯ ಬೆನ್ನೆಲುಬು. ದಕ್ಷ ಉಪಗ್ರಹ ಹಾಗೂ ರಾಕೆಟ್‌ಗಳ ತಯಾರಿಕೆ ಹೆಚ್ಚಬೇಕು. ಅವುಗಳ ಸಮರ್ಪಕ ಬಳಕೆಯೂ ಆಗಬೇಕು. ಈ ನಿಟ್ಟಿನಲ್ಲಿ ಇಸ್ರೊ ಕಾರ್ಯ ಪ್ರವೃತ್ತವಾಗಿದೆ’ ಎಂದು ಇಸ್ರೊ ನಿವೃತ್ತ ಅಧಿಕಾರಿ ಬಿ.ಆರ್.ಗುರುಪ್ರಸಾದ್ ಹೇಳಿದರು.

ಮಾನವ ಬಾಹ್ಯಾಕಾಶ ಹಾರಾಟದ ಅಂತರರಾಷ್ಟ್ರೀಯ ದಿನದ ಅಂಗವಾಗಿ ಇಂಡಿಯನ್ ಸ್ಪೇಸ್ ಇಂಡಸ್ಟ್ರೀಸ್ ಎಕ್ಸಿಬಿಷನ್ (ಐಎಸ್‌ಐಇ) ಸೋಮವಾರ ಹಮ್ಮಿಕೊಂಡಿದ್ದ ‘ಬಾಹ್ಯಾಕಾಶದಲ್ಲಿ ಮಾನವರು– ಸಾಧನೆ ಮತ್ತು ನಿರೀಕ್ಷೆಗಳು’ ಕುರಿತ ಆನ್‌ಲೈನ್ ಸಂವಾದದಲ್ಲಿ ಅವರು ಮಾತನಾಡಿದರು.

‘ಚಂದ್ರನ ಅಂಗಳಕ್ಕೆ ಕಾಲಿಡುವ ಪ್ರಯತ್ನದಲ್ಲಿ ನಾವಿದ್ದೇವೆ. ಚಂದ್ರಯಾನ–3ಕ್ಕೆ ಸಿದ್ಧರಾಗಿದ್ದೇವೆ. ಸೂರ್ಯನ ಬಗ್ಗೆ ಅಧ್ಯಯನ ನಡೆಸಲು ನಿರ್ಧರಿಸಿದ್ದು ಇದಕ್ಕಾಗಿ ವಿಶೇಷ ಉಪಗ್ರಹ ಉಡಾವಣೆ ಮಾಡುವ ಹಂತದಲ್ಲಿದ್ದೇವೆ. ಜೊತೆಗೆ ಶುಕ್ರ ಗ್ರಹದ ಅಧ್ಯಯನಕ್ಕೂ ವಿಶೇಷ ಉಪಗ್ರಹ ಕಳುಹಿಸುವ ಯೋಜನೆ ಇದೆ’ ಎಂದು ಮಾಹಿತಿ ನೀಡಿದರು.

ಐಎಸ್‌ಐಇ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಸಿ.ಮಾಥೂರ್, ಭರತ್ ಮೆಹ್ತಾ, ಬಿಇಎಸ್ ಅಹಮದಾಬಾದ್ ವಿಭಾಗದ ಮುಖ್ಯಸ್ಥ ವಿ.ಕೆ.ಜೈನ್ ಇದ್ದರು.

ಮಾಂಸದ ಅಂಗಡಿಗಳ ಮುಂದೆ ಕಿ.ಮೀ. ದೂರದವರೆಗೆ ಜನರ ಸಾಲು

ಕೊರೊನಾ ನಡುವೆಯೂ ‘ವರ್ಷ ತೊಡಕು’ ಜೋರು

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರದಲ್ಲಿ ಯುಗಾದಿಯ ದಿನವಾದ ಮಂಗಳವಾರ ಬೇವು–ಬೆಲ್ಲ ಸವಿದು, ಸಿಹಿ ಊಟ ಸವಿದ ಜನ, ಬುಧವಾರ ವರ್ಷದ ತೊಡಕು ನಿಮಿತ್ತ ಮಾಂಸಾಹಾರ ಸೇವಿಸಿ ಹಬ್ಬ ಮಾಡಿದರು.

ಯುಗಾದಿ ಹಬ್ಬದ ಮರು ದಿನವನ್ನು ವರ್ಷ ತೊಡಕು ಎಂದು ಆಚರಿಸಲಾಗುತ್ತದೆ. ವರ್ಷ ತೊಡಕು ಎನ್ನುವುದು ಹೊಸ ಕಾರ್ಯಗಳಿಗೆ ತೊಡಗಿಸಿಕೊಳ್ಳುವ ದಿನ ಎಂದೂ ಪರಿಗಣಿಸಲಾಗುತ್ತದೆ. ವರ್ಷಪೂರ್ತಿ ಯಾವುದೇ ತೊಡಕುಗಳು ಬಾರದಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳಲಾಗುತ್ತದೆ. ಹೀಗಾಗಿ ವರ್ಷ ತೊಡಕಿಗೂ ಯುಗಾದಿ ದಿನದಷ್ಟೇ ಪ್ರಾಮುಖ್ಯತೆ ಇರುತ್ತದೆ.



ವರ್ಷ ತೊಡಕು ನಿಮಿತ್ತ ನಗರದ ಕೋಳಿ ಅಂಗಡಿ ಎದುರು ಬುಧವಾರ ಮಾಂಸ ಖರೀದಿಗಾಗಿ ನಿಂತಿದ್ದ ಜನ ಪ್ರಜಾವಾಣಿ ಚಿತ್ರ

ಬೆಳಿಗ್ಗೆಯಿಂದಲೇ ಸಾಲು: ಬೆಳಿಗ್ಗೆಯಿಂದಲೇ ಮಟನ್ ಅಂಗಡಿಗಳ ಮುಂದೆ ನೂರಾರು ಗ್ರಾಹಕರು ಸಾಲುಗಟ್ಟಿ ನಿಂತಿದ್ದರು. ನಗರದ ಮೈಸೂರು ರಸ್ತೆಯ ಪಾಪಣ್ಣ ಮಟನ್ ಸ್ಟಾಲ್ ಮುಂದೆಯಂತೂ ಕಿ.ಮೀ. ದೂರದಿಂದ ಜನ ಸರದಿಯಲ್ಲಿ ನಿಂತಿದ್ದು ಮಾಂಸ ಖರೀದಿಸಿದರು.

ಕೋವಿಡ್ ಮಾರ್ಗಸೂಚಿಯನ್ವಯ ಅಂತರ ಕಾಪಾಡಿಕೊಳ್ಳಲಾಗಿತ್ತು. ನಿಗದಿತ ದೂರದಲ್ಲಿ ಚೌಕಗಳನ್ನು ಕೊರೆದು ಅವುಗಳನ್ನು ಹಾಯ್ದು ಸರದಿಯಲ್ಲಿ ಬರಲು ಸೂಚಿಸಲಾಗಿತ್ತಲ್ಲದೆ, ಗ್ರಾಹಕರ ದೇಹದ ಉಷ್ಣಾಂಶ ಪರೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ಅಲ್ಲಲ್ಲಿ ಸ್ಯಾನಿಟೈಸರ್‌ಗಳನ್ನು ಇಡಲಾಗಿತ್ತು.

ಮೀನು ಮತ್ತು ಚಿಕನ್ ಮಾರಾಟದ ಅಂಗಡಿಗಳ ಮುಂದೆಯೂ ಜನ ಕಡಿಮೆ ಇರಲಿಲ್ಲ. ಸಣ್ಣ ಅಂಗಡಿಗಳ ಮುಂದೆ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳ ಪಾಲನೆ ಅಷ್ಟಾಗಿರಲಿಲ್ಲ.

ಕೆಜಿ ಮಟನ್ ₹500ರಿಂದ ₹600ರಂತೆ ಮಾರಾಟವಾದರೆ, ಕೆಜಿ ಚಿಕನ್ ₹250ರಿಂದ ₹280ರಂತೆ ಮಾರಾಟವಾಯಿತು. ತಳಿ ಮತ್ತು ಬಗೆಯ ಆಧಾರದ ಮೇಲೆ ಮೀನುಗಳ ದರ ನಿಗದಿ ಮಾಡಲಾಗಿತ್ತು.

ಹಬ್ಬದೂಟ

ವರ್ಷ ತೊಡಕು ಅಂಗವಾಗಿ ಬಹುತೇಕರ ಮನೆಯಲ್ಲಿ ಮಾಂಸದೂಟ ಜೋರಾಗಿತ್ತು. ಮಟನ್ ಕೈಮಾ, ಕರ್ರಿ, ಕಬಾಬ್, ಬಿರಿಯಾನಿ ಮಾಡಿ ಮನೆ ಮಂದಿ ಕೂತು ಹಬ್ಬದೂಟ ಮಾಡಿದರು.

ಹಬ್ಬದ ದಿನ ಹೋಳಿಗೆ ಊಟ ಮಾಡಿದ್ದವರು, ಬುಧವಾರ ಮಾಂಸಾಹಾರಕ್ಕೆ ಸೀಮಿತಗೊಳಿಸಿದ್ದರು. ಮಾಂಸಾಹಾರಿಗಳಲ್ಲದವರು ಸಿಹಿ ಅಡುಗೆ ಮಾಡಿ, ಹಬ್ಬ ಆಚರಿಸಿದರು.

ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದರೂ ಹಬ್ಬದ ಸಂಭ್ರಮಕ್ಕೆ ಕೊನೆ ಇರಲಿಲ್ಲ.

ವಿದ್ಯಾರ್ಥಿವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯ ಮಂಜೂರು ಬಾಕಿ ಇದ್ದು, ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ನಗರದ ಅಲ್ಪಸಂಖ್ಯಾತ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘ಉನ್ನತ ಶಿಕ್ಷಣ ಪಡೆಯಲು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೀಡಲಾಗುವ ಅರಿವು ಶಿಕ್ಷಣ ಸಾಲದ ಯೋಜನೆ ಮತ್ತು ಸರ್ಕಾರನೀಡುವ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿದ್ದೇವೆ. ಅರಿವು ಯೋಜನೆಯಡಿ ಸಾಲ ಪಡೆಯಲು 2019ರಲ್ಲಿಯೇ ಅರ್ಜಿ ಸಲ್ಲಿಸಿದ್ದರೂ ಇನ್ನೂ ಹಣ ದೊರಕದೆ ಇರುವುದರಿಂದ ಸಂಕಷ್ಟಕ್ಕೆ ಈಡಾಗಿದ್ದೇವೆ’ ಎಂದು ವಿದ್ಯಾರ್ಥಿಗಳು ಹೇಳಿದರು.

‘ಎಂ.ಫಿಲ್ /ಪಿ.ಎಚ್.ಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್ ಶೇಕಡ 67 ರಷ್ಟು ಕಡಿತಗೊಳಿಸುವ ಮೂಲಕ ಸರ್ಕಾರ ಅಲ್ಪಸಂಖ್ಯಾತರ ಬಗ್ಗೆ ತಾರ ತಮ್ಯ ತೋರುತ್ತಿದೆ’ ಎಂದು ದೂರಿದರು.

ವಿದ್ಯಾರ್ಥಿ ವೇತನದ ವಿಳಂಬದ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದರು.

ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಬಾಷಾ ಗಂಗಾವತಿ, ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಆಕಿಬ್ ಬೆಂಗಳೂರು, ಕಾರ್ಯದರ್ಶಿ ಝಿಸಾನ್, ರಾಮನಗರ ಜಿಲ್ಲಾ ಘಟಕದ ಅಧ್ಯಕ್ಷ ಮುಹೀನ್ ಮಾಗಡಿ, ಕೋಲಾರ ಜಿಲ್ಲಾ ಘಟಕದ ಅಧ್ಯಕ್ಷ ಸವೂದ್, ಬೆಂಗಳೂರು ಗ್ರಾಮಾಂತರ ಘಟಕದ ಅಧ್ಯಕ್ಷ ಮನ್ಸೂರ್ ಹಾಗೂ ಹಲವಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

‘ಕೋವಿಡ್ ಎದುರಿಸಲು ಲಸಿಕೆ ಪಡೆದುಕೊಳ್ಳಿ’

ಸಾಮಾಜಿಕ ಜಾಲತಾಣದ ಮೂಲಕ ಚಲನಚಿತ್ರ ನಟಿಯರ ಮನವಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡಿರುವ ಕಾರಣ 45 ವರ್ಷ ಮೇಲ್ಪಟ್ಟವರು ಆದಷ್ಟು ಬೇಗ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎಂದು ನಟಿಯರು ಮನವಿ ಮಾಡಿದ್ದಾರೆ.

ಈ ಬಗ್ಗೆ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಆರೋಗ್ಯ ಇಲಾಖೆಯು ಹಂಚಿಕೊಂಡಿದ್ದು, ಕೋವಿಡ್ ಎರಡನೇ ಅಲೆ ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ನಟಿಯರು ತಿಳಿಸಿದ್ದಾರೆ.

‘ಕೋವಿಡ್ ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಜವಾಬ್ದಾರಿಯುತ ನಾಗರಿಕರಾದ ನಾವು ಎಲ್ಲ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಮನೆಯಿಂದ ಹೊರಗಡೆ ಹೋಗುವಾಗ ಮುಖಗವಸು ಧರಿಸುವುದನ್ನು ಮರೆಯಬಾರದು. ಅರ್ಹ ಫಲಾನುಭವಿಗಳು ಆದಷ್ಟು ಬೇಗ ಲಸಿಕೆ ಪಡೆದುಕೊಳ್ಳಬೇಕು. ಇದರಿಂದ ಕಾಯಿಲೆಯ ತೀವ್ರತೆ ಹಾಗೂ ಸಾವಿನ ಪ್ರಮಾಣ ಕಡಿಮೆ ಆಗಲಿದೆ’ ಎಂದು ನಟಿ ಸುಧಾರಾಣಿ ತಿಳಿಸಿದ್ದಾರೆ.



ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಶುಶ್ರೂಷಕಿಯೊಬ್ಬರು 60 ವರ್ಷ ಮೇಲ್ಪಟ್ಟ ವ್ಯಕ್ತಿಯೊಬ್ಬರಿಗೆ ಕೋವಿಡ್ ಲಸಿಕೆ ನೀಡಿದರು – ಪ್ರಜಾವಾಣಿ ಚಿತ್ರ

ಅನುಪ್ರಭಾಕರ್, ‘ಕೋವಿಡ್ ಎರಡನೇ ಅಲೆ ಶುರುವಾಗಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. 45 ವರ್ಷ ಮೇಲ್ಪಟ್ಟವರಿಗೆ ಸರ್ಕಾರವು ಲಸಿಕೆ ವಿತರಿಸುತ್ತಿದೆ. ಅರ್ಹ ಫಲಾನುಭವಿಗಳು ಆದಷ್ಟು ಬೇಗ ಲಸಿಕೆ ಪಡೆದುಕೊಳ್ಳುವ ಮೂಲಕ ಕೋವಿಡ್‌ನಿಂದ ರಕ್ಷಣೆ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

‘ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿರುವ ಕಾರಣ ಯಾರೂ ಮನೆಯ ಹೊರಗಡೆ ಓಡಾಟ ನಡೆಸಬಾರದು. ಲಸಿಕೆಯನ್ನು ಪಡೆದುಕೊಳ್ಳುವ ಮೂಲಕ ಕೋವಿಡ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕು’ ಎಂದು ಹರ್ಷಿಕಾ ಪೂಣಚ್ಚ ಹೇಳಿದ್ದಾರೆ.

ಸ್ವಚ್ಛತೆಗೆ ಆದ್ಯತೆ ನೀಡಿ: ‘ಹೊರಗಡೆಯಿಂದ ಮನೆಗೆ ಬಂದ ಬಳಿಕ ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳಬೇಕು. ಕೈ–ಕಾಲು, ಮುಖ ತೊಳೆದುಕೊಳ್ಳುವ ಜತೆಗೆ ಬಟ್ಟೆಯನ್ನು ಸೋಪಿನ ನೀರಿನಿಂದ ತೊಳೆಯಬೇಕು. ಕನ್ನಡಕ, ಕೈ ಗಡಿಯಾರ, ಮೊಬೈಲ್ ಸೇರಿದಂತೆ ವಿವಿಧ ಸಾಧನಗಳನ್ನು ಸೋಂಕು ನಿವಾರಕದಿಂದ ಸ್ವಚ್ಛಪಡಿಸಿಕೊಳ್ಳಬೇಕು. ಕೋವಿಡ್ ಪೀಡಿತರು ಮನೆ ಆರೈಕೆಗೆ ಒಳಗಾದಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕಾಗುತ್ತದೆ. ವ್ಯಾಯಾಮ, ಯೋಗ, ಧ್ಯಾನ ಮಾಡಬೇಕು. ಪೌಷ್ಟಿಕ ಆಹಾರ ಸೇವಿಸಬೇಕು’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಥೋತ್ಸವ: ಕಾಲು ತುಳಿತಕ್ಕೆ ಸಿಲುಕಿ ಕಾನ್‌ಸ್ಟೆಬಲ್ ಅಸ್ವಸ್ಥ

ಸಿರುಗುಪ್ಪ (ಬಳ್ಳಾರಿ): ಯುಗಾದಿ ಹಬ್ಬದ ನಿಮಿತ್ತ ಮಂಗಳವಾರ ನಡೆದ ತೆಕ್ಕಲಕೋಟೆಯ ಕಾಡಸಿದ್ದೇಶ್ವರ ರಥೋತ್ಸವದಲ್ಲಿ ಜನರ ಕಾಲು ತುಳಿತಕ್ಕೆ ಸಿಲುಕಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ಅಸ್ವಸ್ಥರಾಗಿದ್ದಾರೆ.

ರಥ ಎಳೆಯುವ ಸಂದರ್ಭದಲ್ಲಿ ಕಾನ್‌ಸ್ಟೆಬಲ್ ವೀರಯ್ಯ ಜನರ ಕಾಲು ತುಳಿತಕ್ಕೆ ಸಿಲುಕಿದರು. ಬಳಿಕ ಅವರನ್ನು ರಕ್ಷಿಸಿ ತೆಕ್ಕಲಕೋಟೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಥೋತ್ಸವ ನಡೆಸದಂತೆ ಆದೇಶ ಮಾಡಿದ್ದರೂ ರಥವನ್ನು ಎಳೆಯಲಾಗಿತ್ತು. ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ರಥ ಎಳೆದವರ ವಿರುದ್ಧ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಐಎಸ್‌ಸಿ: ಎಂ.ಟೆಕ್ ವಿದ್ಯಾರ್ಥಿನಿಯರಿಗೆ ಫೆಲೊಶಿಪ್

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್‌ಸಿ) ಎಂ.ಟೆಕ್ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಫೆಲೊಶಿಪ್ ನೀಡಲು ಸೋನಿ ಇಂಡಿಯಾ ಸಾಫ್ಟ್‌ವೇರ್ ಸೆಂಟರ್ ನಿರ್ಧರಿಸಿದೆ.

ಸೋನಿ ಇಂಡಿಯಾ ಸಂಸ್ಥೆಯು ಫೆಲೊಶಿಪ್ ಭಾಗವಾಗಿ ರೋಬೊಟಿಕ್ಸ್ ಆ್ಯಂಡ್ ಆಟೊನಮಸ್ ಸಿಸ್ಟಂ, ಕೃತಕ ಬುದ್ಧಿಮತ್ತೆ (ಆರ್ಟಿಫಿಸಿಯಲ್ ಇಂಟಲಿಜೆನ್ಸ್), ಕಂಪ್ಯೂಟೇಷನಲ್ ಆ್ಯಂಡ್ ಡಾಟಾ ಸೈನ್ಸ್, ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ಹಾಗೂ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಈ ಕೋರ್ಸ್‌ಗಳು ಮುಗಿಯುವವರೆಗೂ ಮಾಸಿಕ ವಿದ್ಯಾರ್ಥಿವೇತನ ನೀಡಲಿದೆ. ಸಂಶೋಧನೆ ಕೈಗೊಳ್ಳುವವರಿಗೆ ಪ್ರಯಾಣ ವೆಚ್ಚ, ಲ್ಯಾಪ್‌ಟ್ಯಾಪ್ ಹಾಗೂ ಇತರ ಸಾಮಾಗ್ರಿಗಳನ್ನು ಕೊಳ್ಳಲು ಹಣಕಾಸಿನ ನೆರವು ಒದಗಿಸಲಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯ ಅಡಿಯಲ್ಲಿ ಈ ಫೆಲೊಶಿಪ್ ನೀಡಲಾಗುತ್ತಿದೆ.

ಚಿತ್ರಾವಳಿ



ಮಾಸ್ಕ್ ಧರಿಸದ ವಾಹನ ಸವಾರರಿಗೆ ವಯ್ಯಾಲಿಕಾವಲ್ ಠಾಣೆ ಎದುರು ಪೊಲೀಸರು ಬುಧವಾರ ದಂಡ ವಿಧಿಸಿದರು



ಯುಗಾದಿ ಹಬ್ಬದ ಅಂಗವಾಗಿ ಶಾಂತಿ ಇಸ್ಲಾಮಿಯಾ ಗ್ರೂಪ್ ಮಾಲೀಕ ಕೆ.ಎಸ್. ಫರ್ವೀಜ್ ಕಗ್ಗಲೀಪುರದಲ್ಲಿ ದಿನಸಿ ಕಿಟ್ ವಿತರಿಸಿದರು



ಬಾಣಸವಾಡಿಯ ಬಿಬಿಎಂಪಿ ಆಸ್ಪತ್ರೆ ಸಹಯೋಗದಲ್ಲಿ ಹೆಣ್ಣೂರು ಬಾಣಸವಾಡಿ ಕಾಸ್ಮೊಪಾಲಿಟನ್ ಕ್ಲಬ್ ಆಯೋಜಿಸಿದ ಎರಡು ದಿನಗಳ ಕೋವಿಡ್ ಲಸಿಕೆ ವಿತರಣೆ ಶಿಬಿರದಲ್ಲಿ ಕ್ಲಬ್‌ನ ಸದಸ್ಯರು ಸೇರಿದಂತೆ 200 ಮಂದಿ ಲಸಿಕೆ ಪಡೆದುಕೊಂಡರು

ಮುಂದುವರಿದ ಮುಷ್ಕರ: 498 ಸಿಬ್ಬಂದಿ ಅಮಾನತು

ಪ್ರಜಾವಾಣಿ ವಾರ್ತೆ

ಬೆಂಗಳೂರು: ಸಾರಿಗೆ ಮುಷ್ಕರ 8ನೇ ದಿನವಾದ ಬುಧವಾರವೂ ಮುಂದುವರಿದ ಕಾರಣ, ಯುಗಾದಿ ಮುಗಿಸಿ ಬೆಂಗಳೂರಿಗೆ ಬಂದಿದ್ದ ಜನ ಮನೆ ತಲುಪಲು ಪರದಾಡಿದರು.

ಹಬ್ಬಕ್ಕೆ ಊರಿಗೆ ಹೋಗಲು ಪರದಾಡಿದ್ದ ಜನರು ವಾಪಸ್ ಬಂದಾಗಲೂ ಮನೆ ಸೇರಲು ಬಿಎಂಟಿಸಿ ಬಸ್‌ಗಳಿಗಾಗಿ ಕಾದರು. ಮುಷ್ಕರದ ನಡುವೆಯೂ ಅಲ್ಲಲ್ಲಿ ಬಿಎಂಟಿಸಿ ಬಸ್‌ಗಳು ಸಂಚರಿಸಿದವು.

ಊರಿನಿಂದ ಬಂದ ಕೆಲವರು ಆಟೋರಿಕ್ಷಾ ಮತ್ತು ಟ್ಯಾಕ್ಸಿಗಳಲ್ಲಿ ಮನೆ ಸೇರಿದರೆ, ಹಲವರು ಬೈಕ್‌ಗಳಿಗೆ ಕೈ ಒಡ್ಡಿ ಮನೆ ಸೇರಲು ಪ್ರಯತ್ನಿಸಿದರು. ಇನ್ನೂ ಹಲವರು ನಡೆದುಕೊಂಡೇ ಮನೆ ಸೇರಿದರು.

498 ಸಿಬ್ಬಂದಿ ಅಮಾನತು: ಈ ನಡುವೆ, ಸೋಮವಾರ 274 ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದ ಬಿಎಂಟಿಸಿ, ಬುಧವಾರ 224 ನೌಕರರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಸರ್ಕಾರ ಮುಷ್ಕರ ನಿಷೇಧಿಸಿದ್ದು, ಕಾನೂನು ಬಾಹಿರವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಏ.15ರೊಳಗೆ ಲಿಖಿತ ಸಮಜಾಯಿಷಿ ನೀಡದಿದ್ದರೆ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ನಗರದಲ್ಲಿ ದಿಢೀರ್ ಮಳೆ: ತಂಪಾದ ಇಳೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬೇಸಿಗೆ ಧಗೆಯಿಂದ ತತ್ತರಿಸುತ್ತಿದ್ದ ಉದ್ಯಾನನಗರದಲ್ಲಿ ಬುಧವಾರ ಸಂಜೆ ದಿಢೀರ್ ಮಳೆಯಾಯಿತು. ಬೆಳಿಗ್ಗೆ ಬಿಸಿಲು ಕಂಡಿದ್ದ ನಗರದಲ್ಲಿ ಸಂಜೆ ವೇಳೆಗೆ ತಂಪಾದ ವಾತಾವರಣ ಆವರಿಸಿತ್ತು.

ನಗರದಲ್ಲಿ ಎಂದಿನಂತೆ ಮಧ್ಯಾಹ್ನದವರೆಗೆ ಬಿಸಿಲಿತ್ತು. ಬಳಿಕ ದಿಢೀರ್ ಮೋಡ ಕವಿದು ಸಂಜೆ ಮಳೆಯ ಸಿಂಚನವಾಯಿತು. ನಗರದ ಕೆಲವು ಕಡೆ ಸಾಧಾರಣ ಮಳೆ ಸುರಿಯಿತು. ಸಂಜೆ 4ರಿಂದ 7 ಗಂಟೆಯವರೆಗೆ ಆಗಾಗ ಮಳೆ ಸುರಿದ ಪರಿಣಾಮ ಹಲವು ರಸ್ತೆಗಳಲ್ಲಿ ನೀರು ಹರಿಯಿತು.

ಎಂ.ಜಿ.ರಸ್ತೆ, ಬಳ್ಳಾರಿ ರಸ್ತೆ, ಹೆಬ್ಬಾಳ, ಯಲಹಂಕ, ಕೆಂಪೇಗೌಡ ಬಸ್ ನಿಲ್ದಾಣ, ಶೇಷಾದ್ರಿಪುರ, ಶಿವಾನಂದ ವೃತ್ತ, ಸಂಜಯನಗರ, ಕೆಂಗೇರಿ, ಹುಳಿಮಾವು, ಕೋರಮಂಗಳ, ದೊಮ್ಮಲೂರು, ಮೈಸೂರು ರಸ್ತೆ ಸೇರಿಂದತೆ ಹಲವೆಡೆ ಜೋರು ಮಳೆಯಾಯಿತು.

ಜಾರಿಬಿದ್ದ ಸವಾರರು: ಗಾಳಿ ಸಹಿತ ಮಳೆಗೆ ಕೆ.ಜಿ.ರಸ್ತೆಯ ಕಂದಾಯ ಭವನದ ಬಳಿ ಕೆಲ ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದರು. ಕೆಲ ಸವಾರರಿಗೆ ಸಣ್ಣಪುಟ್ಟ ಗಾಯಗಳೂ ಆದವು. ಇದರಿಂದ ಕೆ.ಜಿ.ರಸ್ತೆಯಲ್ಲಿ ಕೆಲಕಾಲ ವಾಹನ ದಟ್ಟಣೆಯಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಸಂಚಾರಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ‘ಈ ರಸ್ತೆಯ ಎರಡೂ ಬದಿ ಮರದಲ್ಲಿರುವ ಕಾರ್ಕ್ ಕಾಯಿಗಳು ಮಳೆಗೆ ರಸ್ತೆ ಮೇಲೆ ಬಿದ್ದಿದ್ದವು. ಇವು ತೇವಗೊಂಡಾಗ ನೊರೆ ಉಂಟು ಮಾಡುತ್ತವೆ. ಕ್ರಮೇಣ ಜಾರಿಕೆಯಾಗುತ್ತದೆ. ವಾಹನ ಸವಾರರು ವೇಗವಾಗಿ ಬಂದ ಪರಿಣಾಮ ಜಾರಿ ಬಿದ್ದಿದ್ದಾರೆ’ ಎಂದು ಸ್ಥಳೀಯ ವ್ಯಾಪಾರಿಯೊಬ್ಬರು ತಿಳಿಸಿದರು.



ಗಂಗಾನಗರದ ಬಳಿಯ ಬಳ್ಳಾರಿ ರಸ್ತೆಯಲ್ಲಿ ಮಳೆ ನೀರಿನಲ್ಲಿ ವಾಹನಗಳು ಸಂಚರಿಸಿದವು –ಪ್ರಜಾವಾಣಿ ಚಿತ್ರ

ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಗುರುವಾರ ಸಹ ನಗರದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಂಕ್ಷಿಪ್ತ ಸುದ್ದಿ

ಪರಿಷತ್: ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ಬಡ್ತಿ



ನಿರ್ಮಲ

ಬೆಂಗಳೂರು: ವಿಧಾನ ಪರಿಷತ್ ಸಚಿವಾಲಯದ ಜಂಟಿ ಕಾರ್ಯದರ್ಶಿ ಎಸ್. ನಿರ್ಮಲಾ ಅವರಿಗೆ ಹೆಚ್ಚುವರಿ ಕಾರ್ಯದರ್ಶಿಯಾಗಿ ಬಡ್ತಿ ನೀಡಲಾಗಿದೆ. ಈ ಬಗ್ಗೆ ಪರಿಷತ್ತಿನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

ಕ್ರೀಡಾಪಟುಗಳ ವೈದ್ಯಕೀಯ ಸೌಲಭ್ಯಕ್ಕೆ ಒಪ್ಪಂದ

ಬೆಂಗಳೂರು: ‘ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 34 ಕ್ರೀಡಾ ವಸತಿ ನಿಲಯಗಳ ಕ್ರೀಡಾ ಪಟುಗಳಿಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ ಸಲುವಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕ್ರೀಡಾ ವಿಜ್ಞಾನ ಕೇಂದ್ರಗಳ ಒಪ್ಪಂದ ನಡೆಯಲಿದೆ’ ಎಂದು ವಿಶ್ವವಿದ್ಯಾಲಯದ ಉಪಕುಲಸಚಿವ ಬಿ.ವಸಂತ ಶೆಟ್ಟಿ ತಿಳಿಸಿದರು.

‘ಇದೇ 15ರಂದು ಬೆಳಿಗ್ಗೆ 11 ಗಂಟೆಗೆ ವಿಕಾಸ ಸೌಧದಲ್ಲಿ ಕ್ರೀಡಾ ಸಚಿವ ನಾರಾಯಣ ಗೌಡ ಅವರ ಅಧ್ಯಕ್ಷತೆಯಲ್ಲಿ ಒಪ್ಪಂದಕ್ಕೆ ಸಹಿ ಕಾರ್ಯಕ್ರಮ ನಡೆಯಲಿದೆ. ಅತಿಥಿಗಳಾಗಿ ಆರೋಗ್ಯ ಸಚಿವ ಕೆ.ಸುಧಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಸಚ್ಚಿದಾನಂದ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಕಲಾ ಸಿಲ್ಕ್ ಕಾಟನ್ ಎಕ್ಸ್‌ಪೊ’

ಬೆಂಗಳೂರು: ದೇಶದ ವಿವಿಧ ನಗರಗಳಿಂದ ತರಹೇವಾರಿ ವಿನ್ಯಾಸದ ಬಟ್ಟೆ, ಸೀರೆಗಳು ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಏ. 22ರವರೆಗೆ ವಿಜಯನಗರದ ಫೈವ್ ಒ ಗ್ಯಾಲರಿಯಲ್ಲಿ ಏರ್ಪಡಿಸಲಾಗಿದೆ. ಯುಗಾದಿಯಂದು ಈ ಮೇಳ ಆರಂಭವಾಗಿದೆ.

ನೇಕಾರರು, ಕುಶಲಕರ್ಮಿಗಳು ಉತ್ಪನ್ನಗಳು, ರಾಜಸ್ಥಾನ, ಬಿಹಾರ, ಜಮ್ಮು–ಕಾಶ್ಮೀರ, ಉತ್ತರ ಪ್ರದೇಶ ಸೇರಿದಂತೆ 20 ರಾಜ್ಯಗಳ ವಸ್ತ್ರಗಳು ಹಾಗೂ ಉತ್ಪನ್ನಗಳು ಪ್ರದರ್ಶಿಸುವ 100 ಮಳಿಗೆಗಳು ಮೇಳದಲ್ಲಿ ಇರಲಿವೆ.

‘ಮಹಿಳೆಯರಿಗೆ ಎಲ್ಲ ರೀತಿಯ ವಸ್ತ್ರಗಳು, ಮಕ್ಕಳ ಉಡುಪುಗಳು, ಅಲಂಕಾರಿಕ ವಸ್ತ್ರಗಳು, ಆಭರಣಗಳು, ಪಾದರಕ್ಷೆಗಳು, ಚರ್ಮದ ಬ್ಯಾಗ್‌ಗಳು ಸೇರಿದಂತೆ ಹಲವು ವಸ್ತುಗಳನ್ನು ಖರೀದಿಸಬಹುದು. ಕೈಮಗ್ಗದ ಉತ್ಪನ್ನಗಳಿಗೆ ಶೇ 20 ಹಾಗೂ ಕರಕುಶಲ ವಸ್ತುಗಳ ಮೇಲೆ ಶೇ 10 ರಿಯಾಯಿತಿ ನೀಡಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ. ಸಂಪರ್ಕ:9391628516

ಗಡಿ ವಿವಾದ ಬಗೆಹರಿಸಲಿ: ಮೋದಿ, ಶಾಗೆ ರಾವುತ್ ಸವಾಲು

ಪ್ರಜಾವಾಣಿ ವಾರ್ತೆ

ಬೆಳಗಾವಿ: ‘ಕರ್ನಾಟಕದ ಗಡಿಯಲ್ಲಿ ಮರಾಠಿ ಭಾಷಿಗರು ಆರು ದಶಕಗಳಿಂದ ಅನ್ಯಾಯ ಅನುಭವಿಸುತ್ತಿದ್ದಾರೆ. ಅವರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದವನ್ನು ಬಗೆಹರಿಸುವ ಧೈರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತೋರಿಸಬೇಕು. ನಮ್ಮ ನೋವುಗಳಿಗೆ ಪೂರ್ಣವಿರಾಮ ನೀಡಬೇಕು’ ಎಂದು ಶಿವಸೇನಾ ನಾಯಕ ಸಂಜಯ ರಾವುತ್ ಆಗ್ರಹಿಸಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಶಿವಸೇನಾ ಬೆಂಬಲಿತ ಅಭ್ಯರ್ಥಿ ಶುಭಂ ಶೆಳಕೆ ಪರವಾಗಿ ಇಲ್ಲಿನ ಖಡೇಬಜಾರ್‌ನಲ್ಲಿ ಬುಧವಾರ ರಾತ್ರಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಪಶ್ಚಿಮ ಬಂಗಾಳಕ್ಕೆ ಹೋಗಿ, ಅಲ್ಲಿನ ಜನರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುತ್ತೇವೆ ಎಂದು ಮೋದಿ ಹಾಗೂ ಶಾ ಮಾತನಾಡುತ್ತಾರೆ. ಅದರ ಬದಲಿಗೆ, ಇಲ್ಲಿ ಮರಾಠಿ ಭಾಷಿಗರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ವಹಿಸಲಿ’ ಎಂದು ಸವಾಲು ಹಾಕಿದರು.

‘ತಮ್ಮದೇ ಪಕ್ಷದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವು ಕರ್ನಾಟಕದಲ್ಲಿ ಕೊಡುತ್ತಿರುವ ತೊಂದರೆಗಳು ಮತ್ತು ಎಸಗುತ್ತಿರುವ ಅನ್ಯಾಯದ ಬಗ್ಗೆ ಪ್ರಧಾನಿ ಮತ್ತು ಗೃಹಸಚಿವರು ಕಣ್ಮುಚ್ಚಿ ಕುಳಿತಿದ್ದಾರೆ. ದೇಶದಲ್ಲಿ ದಶಕಗಳಿಂದ ನನೆಗುದಿಗೆ ಬಿದ್ದಿರುವ ಇಲ್ಲಿನ ವಿವಾದವನ್ನು ಬಗೆಹರಿಸಲು ಕ್ರಮ ಕೈಗೊಂಡಿಲ್ಲ. ಆಗ ಕಾಂಗ್ರೆಸ್‌ನವರು ತಪ್ಪು ಮಾಡಿರಬಹುದು. ಆದರೆ, ಈಗ ಬಿಜೆಪಿಯವರು ಸರಿಪಡಿಸಬೇಕಲ್ಲವೇ?’ ಎಂದು ಕೇಳಿದರು.

1.76 ಕೋಟಿ ಟನ್ ಒಣ ಮೇವು ದಾಸ್ತಾನು

ರಾಜ್ಯದಲ್ಲಿ ಈ ಬಾರಿ ಮೇವು ಕೊರತೆ ಇಲ್ಲ

● ರಾಜೇಶ್ ರೈ ಚಟ್ಲ

ಬೆಂಗಳೂರು: ರೈತರ ಬಳಿ ಸರಾಸರಿ ಅಂದಾಜು 30 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ. ಹೀಗಾಗಿ, ಈ ಬಾರಿ ರಾಜ್ಯದಲ್ಲಿ ಮೇವಿನ ಕೊರತೆ ಇಲ್ಲ. ಮೇವು ಬ್ಯಾಂಕ್ ತೆರೆಯುವ ಪ್ರಮೇಯವೂ ಇಲ್ಲ.

ಪಶು ಸಂಗೋಪನೆ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಒಟ್ಟು 2.87 ಕೋಟಿ ಜಾನುವಾರುಗಳಿವೆ. ಒಣ ಮೇವು ಆಧಾರದಲ್ಲಿ ದೊಡ್ಡ ಜಾನುವಾರುಗಳಿಗೆ ದಿನವೊಂದಕ್ಕೆ 6 ಕಿಲೋ, ಸಣ್ಣ ಜಾತಿಯ ಜಾನುವಾರುಗಳಿಗೆ ಅರ್ಧ ಕಿಲೋ ಮೇವು ಅಗತ್ಯವಿದೆ.

ಒಟ್ಟು ಜಾನುವಾರುಗಳನ್ನು ಪರಿಗಣಿಸಿದರೆ, ಪ್ರತಿ ವಾರ 5.41 ಲಕ್ಷ ಟನ್ ಒಣ ಮೇವು ಅಗತ್ಯವಿದೆ. ಸದ್ಯ ರೈತರ ಬಳಿ 1.76 ಕೋಟಿ ಟನ್ ಒಣ ಮೇವು ದಾಸ್ತಾನಿದೆ. ವಾರಕ್ಕೆ ಲೆಕ್ಕ ಹಾಕಿದರೆ, 30 ವಾರಗಳಿಗೆ ಹೆಚ್ಚು ಅವಧಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ.

ಅಂಕಿಅಂಶ

1.15 ಕೋಟಿ – ರಾಜ್ಯದಲ್ಲಿರುವ ದನ, ಎಮ್ಮೆ

1.72 ಕೋಟಿ – ಕುರಿ, ಮೇಕೆ

5.41 ಲಕ್ಷ ಟನ್ – ವಾರಕ್ಕೆ ಬೇಕಾದ ಒಣ ಮೇವು

‘ಮೇವಿನ ಕೊರತೆಯಿಲ್ಲ. ಎಲ್ಲ ಜಿಲ್ಲೆಗಳಲ್ಲಿ ಸದ್ಯದ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಿದೆ. ಹೀಗಾಗಿ, ಖರೀದಿಯ ಅಗತ್ಯ ಇಲ್ಲ. ಒಂದೊಮ್ಮೆ ಎಲ್ಲಿಯಾದರೂ ಮೇವಿನ ಸಮಸ್ಯೆ ಎದುರಾದರೆ ಆಯಾ ಜಿಲ್ಲೆಗಳಲ್ಲಿ ಪಶುಸಂಗೋಪನೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಚರ್ಚೆ ಮಾಡಿ, ಮೇವಿನ ಬ್ಯಾಂಕ್ ತೆರೆದು ಮೇವು ಒದಗಿಸುವ ವ್ಯವಸ್ಥೆ ಮಾಡಲಿದ್ದಾರೆ’ ಎಂದು ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ನಿರ್ದೇಶಕ ಬಿ.ಎನ್. ಶಿವರಾಮ್ ತಿಳಿಸಿದರು.



ಜಿಲ್ಲಾಧಿಕಾರಿ, ಸಿಇಒ ಜೊತೆ ಸಂಪರ್ಕದಲ್ಲಿದ್ದು, ಜಾನುವಾರುಗಳಿಗೆ ಮೇವು, ನೀರಿನ ಕೊರತೆ ಆಗದಂತೆ ನೋಡಿಕೊಳ್ಳಲು ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ

ಪ್ರಭು ಚವ್ಹಾಣ್
ಪಶುಸಂಗೋಪನೆ ಸಚಿವ

ಹಾವೇರಿ, ಬಳ್ಳಾರಿ, ಕಲಬುರ್ಗಿ, ತುಮಕೂರು, ಧಾರವಾಡ ಜಿಲ್ಲೆಗಳಲ್ಲಿ 40 ವಾರಕ್ಕಿಂತಲೂ ಹೆಚ್ಚು ಅವಧಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ. ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕನ್ನಡ, ಕೊಡಗು, ಬಾಗಲಕೋಟೆ, ಶಿವಮೊಗ್ಗ, ರಾಯಚೂರು, ಕೊಪ್ಪಳದಲ್ಲಿ ದಾಸ್ತಾನು ಪ್ರಮಾಣ ಕಡಿಮೆ ಇದೆ. ಆದರೂ ಮುಂದಿನ 15 ವಾರಗಳಿಗೆ ಯಾವುದೇ ಸಮಸ್ಯೆ ಇಲ್ಲ. ಕೆಲವು ಕಡೆಗಳಲ್ಲಿ ಈಗಾಗಲೇ ಮಳೆ ಬಿದ್ದಿರುವುದರಿಂದ ಕೆಲವೇ ದಿನಗಳಲ್ಲಿ ಹಸಿ ಮೇವು ಕೂಡಾ ಲಭ್ಯವಾಗಲಿದೆ.

‘ಮಾರುಕಟ್ಟೆಯಲ್ಲಿ ಒಣ ಮೇವು ಟನ್‌ಗೆ ಮಾರಾಟ ದರ ₹ 5 ಸಾವಿರದಿಂದ ₹ 6 ಸಾವಿರ, ಹಸಿ ಮೇವು ಟನ್‌ಗೆ ₹ 4 ಸಾವಿರ, ಪಶು ಆಹಾರ ಸರಾಸರಿ ಟನ್‌ಗೆ ₹ 21 ಸಾವಿರ, ಖನಿಜ ಮಿಶ್ರಿತ ಪೌಷ್ಟಿಕ ಆಹಾರಕ್ಕೆ ಕಿಲೊಗೆ ₹ 100ರಿಂದ ₹ 120 ಇದೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.

2020–21ನೇ ಸಾಲಿನಲ್ಲಿ ಅಂತ್ಯದಲ್ಲಿ ಎಲ್ಲ 30 ಜಿಲ್ಲೆಗಳ ರೈತರಿಗೆ ಒಟ್ಟು 1.34 ಲಕ್ಷ ಮೇವಿನ ಬೀಜದ ಕಿರು ಪೊಟ್ಟಣ ವಿತರಿಸಲಾಗಿದೆ. ಅತಿ ಹೆಚ್ಚು ಪೊಟ್ಟಣಗಳನ್ನು ತುಮಕೂರು (34,923), ಹಾಸನ (16,076), ಚಿಕ್ಕಬಳ್ಳಾಪುರ (12,623), ಶಿವಮೊಗ್ಗ (7,125), ಹಾವೇರಿ (5,945), ಬಾಗಲಕೋಟೆ (5850), ವಿಜಯಪುರ (5,243), ಚಿಕ್ಕಮಗಳೂರು (4834) ಜಿಲ್ಲೆಗಳಲ್ಲಿ ವಿತರಿಸಲಾಗಿದೆ. ಈ ಬೀಜ ಬಳಸಿ ರೈತರು ಬೆಳೆದ ಮೇವು ಕೂಡಾ ಕಟಾವಿಗೆ ಲಭ್ಯವಿದೆ.

5 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರದಲ್ಲಿ ಕೆಲ ದಿನಗಳಿಂದ ಕೋವಿಡ್ ಪೀಡಿತರ ಸಂಖ್ಯೆ ಏರಿಕೆ ಕಂಡಿದ್ದು, ಕೇವಲ 9 ದಿನಗಳಲ್ಲಿ 50 ಸಾವಿರ ಮಂದಿ ಸೋಂಕಿತರಾಗಿದ್ದಾರೆ. ಇದರಿಂದಾಗಿ ಮೊದಲ ಪ್ರಕರಣ ವರದಿಯಾಗಿ ಒಂದು ವರ್ಷದ ಒಂದು ತಿಂಗಳು ಕಳೆಯುವ ಮುನ್ನವೇ ಒಟ್ಟು ಕೋವಿಡ್ ಪೀಡಿತರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ.

ಸದ್ಯ ಸೋಂಕು ದೃಢ ಪ್ರಮಾಣ ಶೇ 6.80ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಮಾ.8ರಂದು ವಿದೇಶದಿಂದ ನಗರಕ್ಕೆ ಮರಳಿದ್ದ 40 ವರ್ಷದ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ಕೋವಿಡ್ ಪೀಡಿತರಾಗಿದ್ದರು. ಇದು ನಗರದಲ್ಲಿ ವರದಿಯಾದ ಪ್ರಥಮ ಕೋವಿಡ್ ಪ್ರಕರಣವಾಗಿತ್ತು. ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಲು ಐದೂವರೆ ತಿಂಗಳು ಬೇಕಾಗಿದ್ದವು. ತದನಂತರ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದ ಕಾರಣ ಒಂದು ತಿಂಗಳ ಅವಧಿಯಲ್ಲಿ ಮತ್ತೊಂದು ಲಕ್ಷ ಮಂದಿ ಸೋಂಕಿತರಾಗಿದ್ದರು.

2020ರ ಅಕ್ಟೋಬರ್ 16ರಂದು ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿತ್ತು. ಬಳಿಕ ಪ್ರಕರಣಗಳ ಸಂಖ್ಯೆ ಇಳಿಮುಖ ಕಂಡ ಪರಿಣಾಮ 113 ದಿನಗಳಲ್ಲಿ ಒಂದು ಲಕ್ಷ ಪ್ರಕರಣಗಳು ವರದಿಯಾಗಿ, ಕೋವಿಡ್ ಪೀಡಿತರ ಸಂಖ್ಯೆ 4 ಲಕ್ಷಕ್ಕೆ ಏರಿಕೆಯಾಗಿತ್ತು. ಕಡೆಯ ಒಂದು ಲಕ್ಷ ಪ್ರಕರಣಗಳು ಎರಡೂವರೆ ತಿಂಗಳೊಳಗೆ ವರದಿಯಾಗಿವೆ.

ನಗರದಲ್ಲಿ ಬುಧವಾರ 8,155 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಆರು ತಿಂಗಳ ಬಳಿಕ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ. ಕಳೆದೊಂದು ವಾರದಿಂದ ಪ್ರತಿನಿತ್ಯ ಸರಾಸರಿ 6 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿರುವ ಕಾರಣ ಸಕ್ರಿಯ ಪ್ರಕರಣಗಳ ಸಂಖ್ಯೆ 63,167ಕ್ಕೆ ಏರಿಕೆಯಾಗಿದೆ. ಅವರಲ್ಲಿ ಸದ್ಯ 184 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ಇದರಿಂದಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಮಸ್ಯೆ ತಲೆದೋರಿದೆ.

ಕೋವಿಡ್‌ಗೆ ಸಾವಿಗೀಡಾಗುವವರ ಸಂಖ್ಯೆ ಕೂಡ ಏರಿಕೆ ಕಂಡಿದೆ. ಮತ್ತೆ 23 ಮಂದಿ ಮೃತಪಟ್ಟಿರುವುದು ಬುಧವಾರ ದೃಢಪಟ್ಟಿದೆ. ನಗರದಲ್ಲಿ 10 ದಿನಗಳಲ್ಲಿ 266 ಮಂದಿ ಮರಣ ಹೊಂದಿದ್ದಾರೆ. ಇದರಿಂದಾಗಿ ಈವರೆಗೆ ಕೊರೊನಾ ಸೋಂಕಿಗೆ ಸಾವಿಗೀಡಾದವರ ಸಂಖ್ಯೆ 4,933ಕ್ಕೆ ಏರಿಕೆಯಾಗಿದೆ. ಸದ್ಯ ಮರಣ ಪ್ರಮಾಣ ದರ ಶೇ 0.50ಕ್ಕೆ ತಲುಪಿದೆ.

ನಗರದ ಕೋವಿಡ್ ಪ್ರಕರಣಗಳ ಅಂಕಿ–ಅಂಶ

5,02,024 ಒಟ್ಟು ಸೋಂಕಿತರು

4,33,923 ಗುಣಮುಖರಾದವರು

63,167 ಸಕ್ರಿಯ ಪ್ರಕರಣ




ಬುಧವಾರದ ಏರಿಕೆ

8,155 ದೃಢಪಟ್ಟ ಪ್ರಕರಣ

2,540 ಗುಣಮುಖ | **23** ಸಾವು

ನಗರದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ



ಕೋವಿಡ್ ಚಿಕಿತ್ಸೆ: ಹಾಸಿಗೆ ಹೆಚ್ಚಳಕ್ಕೆ ಹರಸಾಹಸ

ಬೆಂಗಳೂರು: ನಗರದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಳ ಕಾಣಿಸುತ್ತಿರುವುದು, ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ತೀವ್ರ ಕೊರತೆ ಉಂಟಾಗುವ ಆತಂಕ ಸೃಷ್ಟಿಸಿದೆ. ಹಾಗಾಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಹಾಸಿಗೆಗಳ ಸಂಖ್ಯೆ ಹೆಚ್ಚಿಸುವುದಕ್ಕೆ ಬಿಬಿಎಂಪಿ ಹರಸಾಹಸ ಪಡುತ್ತಿದೆ.

ಇದುವರೆಗೆ 100ಕ್ಕಿಂತ ಹೆಚ್ಚು ಹಾಸಿಗೆ ಸಾಮರ್ಥ್ಯವಿರುವ ಆಸ್ಪತ್ರೆಗಳು ಶೇ 50ರಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಕಾಯ್ದಿರಿಸುವುದನ್ನು ಬಿಬಿಎಂಪಿ ಕಡ್ಡಾಯಗೊಳಿಸಿತ್ತು. ಈಗ 50ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳಲ್ಲೂ ಶೇ 50ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಕಾಯ್ದಿರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಬುಧವಾರ ಸರ್ಕಾರಿ ರಜಾದಿನವಾಗಿದ್ದರೂ ಬಿಬಿಎಂಪಿ ಅಧಿಕಾರಿಗಳು ಕೋವಿಡ್ ನಿಯಂತ್ರಣಕ್ಕೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಸಾಲು ಸಾಲು ಸಭೆ ನಡೆಸುವುದರಲ್ಲಿ ತಲ್ಲೀನರಾಗಿದ್ದರು. ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕೆ ತುರ್ತಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪಾಲಿಕೆಯ ಉನ್ನತ ಅಧಿಕಾರಿಗಳು ಸಮಾಲೋಚನೆ ನಡೆಸಿದರು.

‘ಕೋವಿಡ್ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಅನೇಕ ಸಭೆಗಳನ್ನು ನಡೆಸಿದ್ದೇವೆ. ಕೋವಿಡ್ ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ ನೀಗಿಸುವುದು, ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವುದು, ಕೋವಿಡ್ ಸೋಂಕಿತರ ಆರೈಕೆ ಕೇಂದ್ರಗಳ ಸಾಮರ್ಥ್ಯ ಹೆಚ್ಚಳ, ವಾರ್ ರೂಂನಲ್ಲಿ ತರಬೇಕಾದ ಸುಧಾರಣೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ‘ಪ್ರಜಾವಾಣಿ’ಗೆ ತಿಳಿಸಿದರು.

‘ನಾವು ಕೋವಿಡ್ ಚಿಕಿತ್ಸೆಗೆ ಹಾಸಿಗೆ ಹಂಚಿಕೆಯ ಮಾಹಿತಿ ನೀಡುವ ಕೇಂದ್ರೀಕೃತ ಪೋರ್ಟಲ್‌ನಲ್ಲಿ ಕೆಲವೊಂದು ಮಾರ್ಪಾಡು ಮಾಡಲಿದ್ದೇವೆ. ಇದುವರೆಗೆ 100ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳ ಮಾಹಿತಿ ಮಾತ್ರ ಇದರಲ್ಲಿ ಸಿಗುತ್ತಿತ್ತು. ಇನ್ನು 50ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಆಸ್ಪತ್ರೆಗಳ ಮಾಹಿತಿಯೂ ಇದರಲ್ಲಿ ಸಿಗಲಿದೆ. 50ಕ್ಕಿಂತ ಅಧಿಕ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳೂ ಕೋವಿಡ್ ರೋಗಿಗಳ ಚಿಕಿತ್ಸೆಗೆ ಶೇ 50ರಷ್ಟು ಆಸ್ಪತ್ರೆಯನ್ನು ಕಾಯ್ದಿರಿಸುವುದು ಕಡ್ಡಾಯ’ ಎಂದರು.

‘ಕಂಟೈನ್‌ಮೆಂಟ್ ವಲಯಗಳನ್ನು ಗುರುತಿಸುವುದರಲ್ಲಿ ಯಾವುದೇ ಮಾರ್ಪಾಡು ಮಾಡುತ್ತಿಲ್ಲ. ಒಂದೇ ಕಡೆ 5ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡು ಬರುವ ಪ್ರದೇಶವನ್ನು ಕಂಟೈನ್‌ಮೆಂಟ್ ವಲಯ ಎಂದು ಗುರುತಿಸಿ, ಅಲ್ಲಿಂದ ಬೇರೆ ಕಡೆಗೆ ಸೊಂಕು ಹರಡದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದ್ದೇವೆ’ ಎಂದರು.

‘ಆಂಬುಲೆನ್ಸ್ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಿದ್ದೇವೆ. ಸಹಾಯವಾಣಿಯಲ್ಲೂ ಸುಧಾರಣೆ ತರಲಿದ್ದೇವೆ’ ಎಂದು ಅವರು ತಿಳಿಸಿದರು.

ಕೋವಿಡ್ ದೃಢ ಮತ್ತು ಮರಣ ಪ್ರಮಾಣ ಶೇ. (%)

ತಿಂಗಳು	ದೃಢ ಪ್ರಮಾಣ	ಮರಣ ಪ್ರಮಾಣ
2020 ಜೂನ್	4.63	1.75
ಜುಲೈ	23.84	1.84
ಆಗಸ್ಟ್	13.91	1.26
ಸೆಪ್ಟೆಂಬರ್	12.21	0.94
ಅಕ್ಟೋಬರ್	7.85	0.89
ನವೆಂಬರ್	2.19	0.84
ಡಿಸೆಂಬರ್	1.42	0.99
2021 ಜನವರಿ	0.91	0.64
ಫೆಬ್ರುವರಿ	0.94	1.28
ಮಾರ್ಚ್	2.31	0.46
2021 ಏಪ್ರಿಲ್	6.80	0.50

ಸುದ್ದಿ 2 ನಿಮಿಷ

ಶಾಸಕರಾದ ರಾಮದಾಸ್, ಪುಟ್ಟರಂಗಶೆಟ್ಟಿಗೆ ಕೋವಿಡ್

ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ, ಕೋವಿಡ್–19 ದೃಢಪಟ್ಟಿದೆ.

ರಾಮದಾಸ್ ಅವರ ಆರ್‌ಟಿ–ಪಿಸಿಆರ್ ಪರೀಕ್ಷಾ ವರದಿ ಬುಧವಾರ ಬಂದಿದ್ದು, ಕೋವಿಡ್ ದೃಢಪಟ್ಟಿದೆ.

ಅವರು, ಬೆಳಿಗ್ಗೆ ಪುರಭವನದ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಸಂಸದ ಪ್ರತಾಪಸಿಂಹ, ಮೇಯರ್ ರುಕ್ಮಿಣಿ ಮಾದೇಗೌಡ, ಶಾಸಕ ಎಲ್. ನಾಗೇಂದ್ರ ಭಾಗಿಯಾಗಿದ್ದರು.

‘ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ರಾಮದಾಸ್ ಟ್ವೀಟ್ ಮಾಡಿದ್ದಾರೆ.

ಚಾಮರಾಜನಗರ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಅವರು ಮೂರು ದಿನಗಳ ಹಿಂದೆ ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣದಲ್ಲಿ ಉಪ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ವಾಪಸ್ಸಾಗಿದ್ದರು. ಸದ್ಯಕ್ಕೆ ಮನೆಯಲ್ಲಿಯೇ ಇದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.



ಅರವಿಂದಕುಮಾರ ಅರಳಿಗೆ ಕೋವಿಡ್: ಬೀದರ್: ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿಗೆ ಕೋವಿಡ್ ದೃಢಪಟ್ಟಿದೆ.

ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎರಡು ದಿನಗಳ ಹಿಂದೆ ಮಾಜಿ ಶಾಸಕ ಅಶೋಕ ಖೇಣಿ ಅವರಿಗೂ ಸೋಂಕು ತಗುಲಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಎಂಸಿ: ವೆಂಟಿಲೇಟರ್ ಬೆಡ್, ಐಸಿಯು ಕೊರತೆ

ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಐಸಿಯು ಬೆಡ್‌ಗಳ ಅವಶ್ಯಕತೆ ಹೆಚ್ಚುತ್ತಿದ್ದು, ಸದ್ಯ ಐಸಿಯ ಹಾಗೂ ವೆಂಟಿಲೇಟರ್ ಬೆಡ್‌ಗಳ ತೀವ್ರ ಕೊರತೆ ಉಂಟಾಗಿದೆ. ರೋಗಿಗಳನ್ನು ಆಸ್ಪತ್ರೆಗೆ ಕರೆತರುವ ಮೊದಲು ಐಸಿಯು ಹಾಗೂ ವೆಂಟಿಲೇಟರ್ ಹಾಸಿಗೆಗಳು ಲಭ್ಯವಿರುವ ಬಗ್ಗೆ ಖಾತರಿ ಪಡಿಸಿಕೊಂಡು ಬರಬೇಕು ಎಂದು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ರೋಗಿಗಳಿಗೆ ಅನಾನುಕೂಲತೆ ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲ ಆಸ್ಪತ್ರೆಗಳು, ನರ್ಸಿಂಗ್ ಹೋಂ, ರೋಗಿಗಳು, ಆಂಬುಲೆನ್ಸ್‌ಗಳು ಹಾಗೂ ಸೇವಾ ಪೂರೈಕೆದಾರರು ಕೆಎಂಸಿಗೆ ಬರುವ ಮುನ್ನ ಮೊ.ಸಂ.9686692603 ಗೆ ಕರೆಮಾಡಿ ಮಾಹಿತಿ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

8 ತಾಸು ಫುಟ್‌ಪಾತ್‌ನಲ್ಲೇ ಕಳೆದ ಕೋವಿಡ್ ರೋಗಿ

ಬೆಂಗಳೂರು: ಡಯಾಲಿಸಿಸ್‌ಗೆ ಬಂದ ಮಹಿಳೆಗೆ ಕೊರೊನಾ ಸೋಂಕು ತಗುಲಿದ ಕಾರಣ ನಗರದ ಮಲ್ಯ ಆಸ್ಪತ್ರೆ ಚಿಕಿತ್ಸೆ ನೀಡಲು ನಿರಾಕರಿಸಿದೆ. ನಡೆಯಲು ಆಗದ ಮಹಿಳೆ ಸುಮಾರು ಎಂಟು ತಾಸು ಫುಟ್‌ಪಾತ್‌ನಲ್ಲೇ ಸಮಯ ಕಳೆದಿದ್ದಾರೆ.

ಬಸವನಗುಡಿ ನಿವಾಸಿಯಾಗಿರುವ 58 ವರ್ಷದ ಮಹಿಳೆ ಸೋಮವಾರ ಮಧ್ಯಾಹ್ನ ಮಲ್ಯ ಆಸ್ಪತ್ರೆಗೆ ಡಯಾಲಿಸಿಸ್‌ಗೆ ಬಂದಿದ್ದಾರೆ. ವಾರಕ್ಕೆ ಒಮ್ಮೆ ಅವರು ಇದೇ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಆದರೆ, ಅವರಿಗೆ ಕೋವಿಡ್ ಪರೀಕ್ಷೆ ಮಾಡಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.

‘ನಮ್ಮದು ಕೋವಿಡ್‌ಗೆ ಮೀಸಲಾಗಿರುವ ಆಸ್ಪತ್ರೆಯ ಅಲ್ಲ. ಕೋವಿಡ್ ರೋಗಿಗಳನ್ನು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಮಲ್ಯ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.

ಕಾಲಿಗೆ ಏಟಾಗಿ ನಡೆಯಲು ಸಾಧ್ಯವಾಗದ ಕಾರಣ ಮಹಿಳೆ ಆಸ್ಪತ್ರೆಯ ಆವರಣದಲ್ಲಿಯೇ ಮಲಗಿದ್ದಾರೆ. ಈ ಮಹಿಳೆ ಮಾಜಿ ಶಾಸಕ ಮತ್ತು ಮಾಜಿ ಮೇಯರ್ ಕೆ.ಚಂದ್ರಶೇಖರ್ ಅವರ ತಂಗಿ.

‘ನನ್ನ ತಂಗಿ ಒಬ್ಬರೇ ಆಸ್ಪತ್ರೆಗೆ ಹೋಗಿದ್ದರು. ಅವರಿಗೆ ಕೋವಿಡ್ ಇರುವುದು ಗೊತ್ತಿರಲಿಲ್ಲ. ತಿಳಿದ ನಂತರ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರೂ ಸಕಾಲಕ್ಕೆ ಸ್ಪಂದಿಸಿಲ್ಲ. 108ಗೆ ಸೋಮವಾರ ಕರೆ ಮಾಡಿದರೆ ಮಂಗಳವಾರ ಬೆಳಿಗ್ಗೆ ಆಂಬುಲೆನ್ಸ್ ಬಂದಿದೆ’ ಎಂದು ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

ಮಲ್ಯ ಆಸ್ಪತ್ರೆಯ ಆಂಬುಲೆನ್ಸ್‌ನಲ್ಲಿಯೇ ಸೋಮವಾರ ರಾತ್ರಿ ರಂಗಾದೊರೈ ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಿಕೊಳ್ಳಲಾಗಿದೆ. ಈಗ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರವೂ ಅವರ ಸ್ಥಿತಿ ಗಂಭೀರವಾಗಿತ್ತು.

‘ನನಗೂ ವಯಸ್ಸಾಗಿದೆ. ತಂಗಿಯ ಜೊತೆಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ, ಸಕಾಲಕ್ಕೆ ಚಿಕಿತ್ಸೆ ನೀಡದೆ ಮಲ್ಯ ಆಸ್ಪತ್ರೆಯ ವೈದ್ಯರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ’ ಎಂದು ಚಂದ್ರಶೇಖರ್ ದೂರಿದರು.

‘ಯಾವುದೇ ಆಸ್ಪತ್ರೆ ಆದರೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ರೋಗಿಗಳನ್ನು ಮೊದಲು ದಾಖಲಿಸಿಕೊಳ್ಳಬೇಕು. ಸಹಾಯವಾಣಿ, ಆಂಬುಲೆನ್ಸ್ ಸಿಬ್ಬಂದಿಯೂ ತಕ್ಷಣಕ್ಕೆ ಕಾರ್ಯಪ್ರವೃತ್ತರಾಗಬೇಕು. ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು.

ಎಲ್ಲ ಅಂಗವಿಕಲರಿಗೆ ಲಸಿಕೆ: ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಎಲ್ಲ ಅಂಗವಿಕಲರಿಗೆ ಲಸಿಕೆಯನ್ನು ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಅಂಗವಿಕಲರ ರಕ್ಷಣಾ ಸಮಿತಿಯು ಸರ್ಕಾರಕ್ಕೆ ಒತ್ತಾಯಿಸಿದೆ.

ಈ ಸಂಬಂಧ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪುಟ್ಟಪ್ಪ ಅವರು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಕೋವಿಡ್ ಲಸಿಕೆ ಅಭಿಯಾನದಡಿ ಅಂಗವಿಕಲರನ್ನು ಕಡೆಗಣಿಸಲಾಗಿದೆ. ಬೌದ್ಧಿಕ ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ 45 ವರ್ಷದೊಳಗಿನವರಿಗೆ ಕೂಡ ಲಸಿಕೆ ಒದಗಿಸಬೇಕಿದೆ. ಅಂಗವಿಕಲರು ಕೋವಿಡ್ ಪೀಡಿತರಾದಲ್ಲಿ ಹೆಚ್ಚಿನ ಅಪಾಯ ಎದುರಿಸಬೇಕಾಗುತ್ತದೆ. ಸೋಂಕಿನಿಂದ ಚೇತರಿಸಿಕೊಳ್ಳುವಿಕೆ ಅವರಿಗೆ ಸವಾಲಾಗಲಿದೆ. 2011ರ ಜನಗಣತಿ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ 1.8ರಷ್ಟು ಮಂದಿ (13.24 ಲಕ್ಷ) ಅಂಗವಿಕಲರಿದ್ದಾರೆ. ಅಂಗವಿಕಲರ ಹಕ್ಕುಗಳ ಕಾಯ್ದೆ 2016ರ ಸೆಕ್ಷನ್ 25ರ ಪ್ರಕಾರ ಅವರಿಗೆ ಸರ್ಕಾರ ಮತ್ತು ಸ್ಥಳೀಯ ಪ್ರಾಧಿಕಾರಗಳು ಆರೋಗ್ಯ ರಕ್ಷಣೆ ಒದಗಿಸಬೇಕು. ಅದೇ ರೀತಿ, ಚಿಕಿತ್ಸೆಗೆ ಆದ್ಯತೆ ನೀಡಬೇಕು ಎಂದು ಚಂದ್ರಶೇಖರ್ ಪುಟ್ಟಪ್ಪ ತಿಳಿಸಿದ್ದಾರೆ.

ಈ ಕೂಡಲೇ ಎಲ್ಲ ಅಂಗವಿಕಲರಿಗೆ ‘ಕೋವಿಶೀಲ್ಡ್’ ಅಥವಾ ‘ಕೋವ್ಯಾಕ್ಸಿನ್’ ಲಸಿಕೆ ಒದಗಿಸಲು ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು. ಸರ್ಕಾರದ ಮಾಹಿತಿ ಪ್ರಕಾರ ಸದ್ಯ ಅಗತ್ಯ ಪ್ರಮಾಣದಲ್ಲಿ ಲಸಿಕೆ ಲಭ್ಯವಿದೆ. ಹಾಗಾಗಿ, ಅವರಿಗೆ ಆರೋಗ್ಯ ಭದ್ರತೆ ಒದಗಿಸಲು ಲಸಿಕೆಯನ್ನು ಉಚಿತವಾಗಿ ನೀಡಬೇಕು. ಈ ಸಂಬಂಧ ವಿಶೇಷ ಶಿಬಿರಗಳನ್ನು ನಡೆಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.



ಕೊರೊನಾ ಜಾಗೃತಿಗೆ 23 ಕಿ.ಮೀ. ಸ್ಕೇಟಿಂಗ್ ಕೊರೊನಾ ನಿಯಂತ್ರಣ ಕ್ರಮ ಅನುಸರಿಸುವುದು ಮತ್ತು ಲಸಿಕೆ ಪಡೆಯುವಂತೆ ಜನ ಜಾಗೃತಿ ಮೂಡಿಸಲು ಶಿರಸಿಯ ಅದ್ವೈತ ಸ್ಪೋರ್ಟ್ಸ್ ಆ್ಯಂಡ್ ಸ್ಕೇಟರ್ಸ್ ಕ್ಲಬ್‌ನ 15 ವಿದ್ಯಾರ್ಥಿಗಳು ಬುಧವಾರ ರಸ್ತೆ ಬದಿಯಲ್ಲಿ ಶಿಸ್ತುಬದ್ಧವಾಗಿ ಸ್ಕೇಟಿಂಗ್ ಮಾಡುತ್ತ ಬನವಾಸಿಯಿಂದ ಶಿರಸಿಯವರೆಗೆ ಸುಮಾರು 23 ಕಿಲೋ ಮೀಟರ್ ಸಾಗಿಬಂದರು. ಪ್ರಜಾವಾಣಿ ಚಿತ್ರ

‘ಮನೆ ಆರೈಕೆ: ಇಲ್ಲದ ನಿಗಾ ವ್ಯವಸ್ಥೆ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರದಲ್ಲಿ ಕೋವಿಡ್ ಪೀಡಿತರಾದವರಲ್ಲಿ ಶೇ 80ರಷ್ಟು ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. ಆದರೆ, ಅವರ ಮೇಲೆ ಬಿಬಿಎಂಪಿ ಸೂಕ್ತ ನಿಗಾ ಇಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

ಸದ್ಯ 60 ವರ್ಷದೊಳಗಿನವರಿಗೆ ಮನೆ ಆರೈಕೆಗೆ ಅವಕಾಶ ನೀಡಲಾಗುತ್ತಿದೆ. ನಿಯಮದ ಪ್ರಕಾರ ಈ ವ್ಯವಸ್ಥೆಯಡಿ ಆರೈಕೆಗೆ ಒಳಪಡಲು ಮನೆಯಲ್ಲಿ ಉತ್ತಮ ಗಾಳಿ–ಬೆಳಕಿನ ವ್ಯವಸ್ಥೆ, ಪ್ರತ್ಯೇಕ ಕೊಠಡಿ, ಶೌಚಾಲಯ ಸೇರಿದಂತೆ ವಿವಿಧ ಸೌಕರ್ಯಗಳು ಇರಬೇಕಿದೆ. ಬಿಬಿಎಂಪಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಬೇಕು. ವೈದ್ಯಾಧಿಕಾರಿಗಳು ಸೋಂಕಿತ ವ್ಯಕ್ತಿಯನ್ನು ತಪಾಸಣೆ ನಡೆಸಿ, ಅನುಮತಿ ನೀಡಬೇಕಿದೆ.

ಮನೆ ಆರೈಕೆಗೆ ಒಳಗಾದವರು ರಕ್ತದಲ್ಲಿನ ಆಮ್ಲಜನಕ ಪ್ರಮಾಣ ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ಪರೀಕ್ಷೆಗಳನ್ನು ಪ್ರತಿನಿತ್ಯ ಮಾಡಿಕೊಂಡು, ವೈದ್ಯರ ಜತೆಗೆ ಸಮಾಲೋಚನೆ ನಡೆಸಬೇಕು. ವ್ಯಕ್ತಿಯು ಮನೆ ಆರೈಕೆ ಅವಧಿಯಲ್ಲಿ ನಿಯಮಗಳನ್ನು ಪಾಲಿಸುತ್ತಿದ್ದಾನೆಯೇ ಎಂಬುದರ ಬಗ್ಗೆ ನಿಗಾ ಇಡಬೇಕು. ಆದರೆ, ಈ ಪ್ರಕ್ರಿಯೆಗಳು ನಡೆಯುತ್ತಿಲ್ಲ ಎಂದು ಕೋವಿಡ್ ಪೀಡಿತರು ಅಳಲು ತೋಡಿಕೊಂಡಿದ್ದಾರೆ. ಸದ್ಯ ನಗರದಲ್ಲಿ 63,167 ಸಕ್ರಿಯ ಪ್ರಕರಣಗಳಿವೆ.

‘ಮನೆ ಆರೈಕೆ ಅವಧಿಯಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲು ಈವರೆಗೆ ಬಿಬಿಎಂಪಿ ಮತ್ತು ಆಪ್ತಮಿತ್ರ ಸಹಾಯವಾಣಿಗೆ 20 ಬಾರಿ ಕರೆ ಮಾಡಿದೆ. ಹೆಸರು, ವಿಳಾಸ ಪಡೆದುಕೊಂಡರೂ ಯಾವುದೇ ಅಧಿಕಾರಿ, ಸಿಬ್ಬಂದಿ ಮನೆಗೆ ಭೇಟಿ ನೀಡಲಿಲ್ಲ. ಮನೆ ಆರೈಕೆ ವೇಳೆ ಬೇಕಾದ ಪಲ್ಸ್ ಆಕ್ಸಿಮೀಟರ್ ಸೇರಿದಂತೆ ಅಗತ್ಯ ವೈದ್ಯಕೀಯ ಸಾಧನಗಳನ್ನು ಒದಗಿಸುವುದಾಗಿ ಕೆಲವರು ಹೇಳಿದರು. ಆದರೆ, ಯಾವುದೇ ಕಿಟ್ ತಲುಪಲಿಲ್ಲ’ ಎಂದು 32 ವರ್ಷದ ಕೋವಿಡ್ ಪೀಡಿತ ವ್ಯಕ್ತಿಯೊಬ್ಬರು ಬೇಸರ ವ್ಯಕ್ತಪಡಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ‘ಮನೆ ಆರೈಕೆಗೆ ಒಳಗಾದ ಕೋವಿಡ್ ಪೀಡಿತರಿಗೆ ಕಿಟ್‌ಗಳನ್ನು ನೀಡುವ ವ್ಯವಸ್ಥೆ ಕೈಬಿಡಲಾಗಿದೆ. ಕಳೆದ ವರ್ಷ ಚಿಕಿತ್ಸೆಯ ಬಗ್ಗೆ ಅಷ್ಟಾಗಿ ಸ್ಪಷ್ಟತೆ ಇರಲಿಲ್ಲ. ಹಾಗಾಗಿ, ಕಿಟ್‌ಗಳನ್ನು ನೀಡಲಾಗುತ್ತಿತ್ತು. ಆದರೆ, ಈಗ ಚಿಕಿತ್ಸೆಯ ಬಗ್ಗೆ ಖಚಿತತೆ ದೊರೆತಿದೆ. ಔಷಧ ಮಾತ್ರ ನೀಡುತ್ತಿದ್ದೇವೆ’ ಎಂದರು.

ಕೋವಿಡ್ ಚಿಕಿತ್ಸೆಯ ಖಾತ್ರಿ ಇಲ್ಲ: ಕುಮಾರಸ್ವಾಮಿ


ಪ್ರಜಾವಾಣಿ ವಾರ್ತೆ

ಬೆಂಗಳೂರು: ಕೋವಿಡ್ ಚಿಕಿತ್ಸೆಗೆ ಬಳಸುವ ರೆಮ್‌ಡಿಸಿವಿರ್ ಚುಚ್ಚುಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದ್ದು, ಸೋಂಕಿತರಿಗೆ ಚಿಕಿತ್ಸೆಯ ಖಾತ್ರಿಯೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೋವಿಡ್ ಎರಡನೇ ಅಲೆ ಗಂಭೀರವಾಗಿ ಪರಿಗಣಿಸಿದ್ದರೆ, ಪರಿಸ್ಥಿತಿ ಹೀಗಾಗುತ್ತಿರಲಿಲ್ಲ ಎಂದು ಸರಣಿ ಟ್ವೀಟ್ ಮೂಲಕ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದೇ ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ ಎಂದು ಪ್ರಶ್ನಿಸಿದ್ದಾರೆ.

ರೆಮ್‌ಡಿಸಿವಿರ್ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರ, ಟೀಕೆಗಳು ಕೇಳಿ ಬಂದ ತಕ್ಷಣವೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗಿದೆ. ಆದರೆ, ದೇಶದ ಆಸ್ಪತ್ರೆಗಳು ರೆಮ್‌ಡಿಸಿವಿರ್‌ಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ ಎಂದು ಹೇಳಿದ್ದಾರೆ.



ಕಾಳಸಂತೆಯಲ್ಲಿ ಔಷಧ ಮಾರಾಟವಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಅವುಗಳನ್ನು ನಿಯಂತ್ರಿಸದೇ ಸರ್ಕಾರ ಅದಕ್ಷತೆ ಮೆರೆದಿದೆ. ಕೇಂದ್ರ ಮತ್ತು ರಾಜ್ಯ, ಎರಡೂ ಸರ್ಕಾರ ಎಡವಿವೆ ಎಂದು ತಿಳಿಸಿದ್ದಾರೆ.

‘ಈಗ ದೊಡ್ಡಿ ಬಾಗಿಲು ಹಾಕಿದರೆ ಏನು ಪ್ರಯೋಜನ’ (ಬಸವಕಲ್ಯಾಣ ವರದಿ): ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದೊಡ್ಡಿ ಬಾಗಿಲು ಹಾಕಿ ಏನು ಪ್ರಯೋಜನ? ಕೋವಿಡ್ ಹೆಚ್ಚಾಗಲು ರಾಜ್ಯ ಸರ್ಕಾರವೇ ಕಾರಣ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿಪಕ್ಷಗಳ ಮುಖಂಡರ ಸಭೆ ಕರೆದಿದ್ದಾರೆ. ಕೋವಿಡ್ ಚಿಕಿತ್ಸೆಗೆ ಸರಿಯಾಗಿ ವ್ಯವಸ್ಥೆ ಮಾಡಿಕೊಳ್ಳದೆ ಸಭೆ ನಡೆಸಿ ಏನು ಉಪಯೋಗ’ ಎಂದು ಅವರು ಪ್ರಶ್ನಿಸಿದರು.

ಅರ್ಜುನ್ ಜನ್ಯ ಮನೆಗೆ



ಬೆಂಗಳೂರು: ಕೋವಿಡ್‌ನಿಂದ ಬಳಲುತ್ತಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದ ಅವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು 10 ದಿನ ಅವರು ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದು ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

‘ನಿಗದಿತವಾಗಿ ಪಿಪಿಇ ಕಿಟ್ ಪೂರೈಸುತ್ತಿಲ್ಲ’

ಚಿತಾಗಾರದ ಎದುರು ಕೋವಿಡ್ ಶವಗಳ ಸಾಲು

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಏರುತ್ತಿದ್ದಂತೆ, ನಗರದಲ್ಲಿ ಸಾವುಗಳ ಸಂಖ್ಯೆಯೂ ಹೆಚ್ಚಾಗಿದೆ. ರಾಜಧಾನಿಯಲ್ಲಿಯೇ ದಿನಕ್ಕೆ 50ರಿಂದ 60 ಜನ ಮೃತಪಡುತ್ತಿದ್ದು, ವಿದ್ಯುತ್ ಚಿತಾಗಾರಗಳ ಮುಂದೆ ಶವಗಳ ವಾಹನ ಸಾಲುಗಟ್ಟಿ ನಿಂತಿವೆ.

‘ನಗರದಲ್ಲಿ 12 ವಿದ್ಯುತ್ ಚಿತಾಗಾರಗಳ ಪೈಕಿ 5ರಲ್ಲಿ ಕೋವಿಡ್ ಶವಗಳ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಒಂದೊಂದು ದಿನ ಒಂದೊಂದು ಚಿತಾಗಾರದಲ್ಲಿ 20ಕ್ಕೂ ಹೆಚ್ಚು ಶವಗಳು ಬರುತ್ತವೆ. ಒಂದು ಶವ ಸಂಪೂರ್ಣವಾಗಿ ದಹನವಾಗಲು ಒಂದು ತಾಸು ಬೇಕಾಗುತ್ತದೆ’ ಎಂದು ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ರುದ್ರಭೂಮಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ಕಲ್ಪಳ್ಳಿ ಹೇಳಿದರು.

ನಗರದ ಜಾಲಹಳ್ಳಿ ಬಳಿಯ ಲಕ್ಷ್ಮೀಪುರ ಕ್ರಾಸ್, ಸುಮನಹಳ್ಳಿ, ಕೆಂಗೇರಿ, ಬೊಮ್ಮನಹಳ್ಳಿ ಹಾಗೂ ಪೆನತ್ತೂರು ಚಿತಾಗಾರಗಳಲ್ಲಿ ಮಾತ್ರ ಕೋವಿಡ್ ಶವಸಂಸ್ಕಾರ ಮಾಡಲಾಗುತ್ತಿದೆ.

ಪಿಪಿಇ ಕಿಟ್ ಸಾಕಾಗುತ್ತಿಲ್ಲ: ‘ಒಂದು ಶವ ಸಂಸ್ಕಾರ ಮುಗಿಯುತ್ತಿದ್ದಂತೆ ಬೇರೆ ಪಿಪಿಇ ಕಿಟ್ ಧರಿಸಬೇಕು. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಈ ಕಿಟ್‌ಗಳನ್ನು ಪೂರೈಸುತ್ತಿಲ್ಲ. ಒಂದೇ ಕಿಟ್ ಧರಿಸಿಯೇ ಎರಡು–ಮೂರು ಶವಗಳ ಸಂಸ್ಕಾರ ಮಾಡಬೇಕಾಗಿದೆ’ ಎಂದು ರಾಜು ಹೇಳಿದರು.

‘ಸ್ಯಾನಿಟೈಸರ್, ಮಾಸ್ಕ್, ಗ್ಲೌಸ್ ಎಲ್ಲವೂ ಬೇಕಾಗುತ್ತವೆ. ಅವುಗಳನ್ನೂ ಸರಿಯಾಗಿ ಪೂರೈಕೆ ಮಾಡುತ್ತಿಲ್ಲ’ ಎಂದು ನೌಕರರೊಬ್ಬರು ಹೇಳಿದರು.

‘ಪ್ರತಿ ಚಿತಾಗಾರದಲ್ಲಿ ಎರಡು ಶವ ದಹನ ಯಂತ್ರಗಳಿವೆ. ಪೆನತ್ತೂರು ಚಿತಾಗಾರದಲ್ಲಿ ಒಂದೇ ಯಂತ್ರವಿದ್ದು, ಇನ್ನೊಂದು ಸ್ಥಗಿತಗೊಂಡಿದೆ. ಕೆಂಗೇರಿ ಚಿತಾಗಾರದ ಯಂತ್ರ ಎರಡು ದಿನಗಳಿಂದೀಚೆಗೆ ಪ್ರಾರಂಭವಾಗಿದೆ. ಕೋವಿಡ್ ಶವಗಳನ್ನು ತಂದವರು ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎಂದು ಸಂಘದ ಅಧ್ಯಕ್ಷ ಎ. ಸುರೇಶ್ ಹೇಳಿದರು.

‘ಲಕ್ಷ್ಮೀಪುರ ಕ್ರಾಸ್ ಬಳಿಯ ಚಿತಾಗಾರದಲ್ಲಿ ಒಬ್ಬರು ಸಿಬ್ಬಂದಿಗೆ ಕೋವಿಡ್ ತಗುಲಿದೆ. ಚಿತಾಗಾರದ ನೌಕರರ ಸುರಕ್ಷತೆಗೆ ಬಿಬಿಎಂಪಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.

‘ಕಳೆದ ವರ್ಷ ಕೋವಿಡ್ ಶವಗಳ ಸಂಸ್ಕಾರಕ್ಕೆ ಹೆಚ್ಚು ಜನ ಇರುತ್ತಿರಲಿಲ್ಲ. ಸಂಬಂಧಿಕರೇ ಹೆದರಿಕೊಂಡು ದೂರ ಇರುತ್ತಿದ್ದರು. ಈ ಬಾರಿ ಹೆಚ್ಚು ಜನರು ಬರುತ್ತಿದ್ದಾರೆ. ಶವಗಳು ಬಂದಾಗ ಒಂದು ಚಟ್ಟಕ್ಕೆ ₹900, ಮಡಿಕೆಗೆ ₹100 ಖರ್ಚಾಗುತ್ತದೆ. ಕೆಲವೊಮ್ಮೆ ನಾವೇ ಅದನ್ನು ತಂದಿರುತ್ತೇವೆ’ ಎಂದು ರಾಜು ಹೇಳಿದರು.

ಕೋವಿಡ್‌ಗೆ ಕಂಗೆಡದೆ ಕಾಯಕ ನಿರ್ವಹಿಸಿದ ಕಾರ್ಮಿಕರು • ಕುಟುಂಬ ನಿರ್ವಹಣೆ ಕಷ್ಟಸಾಧ್ಯ – ಅಳಲು

‘ಸ್ಮಶಾನ’ ಸಿಬ್ಬಂದಿಗೆ ಸಂಬಳ ಪಾವತಿಗೆ ಮೀನ ಮೇಷ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕೋವಿಡ್ ಕಾಲದಲ್ಲೂ ಕಂಗೆಡದೆ ಅಂತ್ಯಕ್ರಿಯೆಗೆ ನೆರವಾಗುವ ಕಾಯಕ ನಿರ್ವಹಿಸುತ್ತಿರುವ ಸ್ಮಶಾನ ಹಾಗೂ ಚಿತಾಗಾರಗಳ ಕಾರ್ಮಿಕರು ತಿಂಗಳಾನುಗಟ್ಟಲೆ ಸಂಬಳ ಕೈಸೇರದೇ ಕಂಗೆಟ್ಟಿದ್ದಾರೆ. ಬಿಬಿಎಂಪಿಯ ಕೆಲವು ವಲಯಗಳಲ್ಲಿ ಸ್ಮಶಾನ ನಿರ್ವಹಣೆ ಸಿಬ್ಬಂದಿ ಸಂಬಳದ ಮುಖ ನೋಡದೇ 10 ತಿಂಗಳಿಗೂ ಹೆಚ್ಚು ಕಾಲ ಕಳೆದಿದೆ.

‘ಈ ಹಿಂದೆ ನಮಗೆ ಇಂತಿಷ್ಟು ಸಂಬಳ ಎಂಬುದು ಇರಲಿಲ್ಲ. ತಿಂಗಳಿಗೋ ಸಾವಿರವೋ ಎರಡು ಸಾವಿರವನ್ನೋ ನೀಡುತ್ತಿದ್ದರು. ಜಿ.ಪದ್ಮಾವತಿ ಅವರು ಮೇಯರ್ ಆಗಿದ್ದಾಗ ನಮಗೆ ಮಾಸಿಕ ಸಂಬಳ ನಿಗದಿಯಾಯಿತು. ನಮಗೆ ತಿಂಗಳಿಗೆ ₹ 10,500 ಸಂಬಳ ನೀಡುತ್ತಿದ್ದರು. ಇದು ಕಡಿಮೆಯಾಗುತ್ತದೆ ಎಂದು ಪ್ರತಿಭಟನೆ ನಡೆಸಿದ್ದೆವು. ಆ ಬಳಿಕ ತಿಂಗಳಿಗೆ ₹ 17 ಸಾವಿರ ಕನಿಷ್ಠ ವೇತನ ನಿಗದಿಪಡಿಸುವಂತೆ ಹಿಂದಿನ ಬಿಬಿಎಂಪಿ ಆಯುಕ್ತರು ಆದೇಶ ಮಾಡಿದ್ದರು. ಆ ಆದೇಶವೂ ಜಾರಿಯಾಗಿಲ್ಲ. ತಿಂಗಳ ಸಂಬಳವನ್ನೂ ನೀಡುತ್ತಿಲ್ಲ. ಯಲಹಂಕ ಮತ್ತು ದಕ್ಷಿಣ ವಲಯಗಳಲ್ಲಿ ಸಂಬಳವಾಗದೇ 10 ತಿಂಗಳುಗಳು ಕಳೆದಿವೆ. ಪಶ್ಚಿಮ ವಲಯದಲ್ಲಿ 9 ತಿಂಗಳುಗಳಿಂದ ಸಂಬಳದ ಮುಖ ನೋಡಿಲ್ಲ. ರಾಜರಾಜೇಶ್ವರಿನಗರ ವಲಯದಲ್ಲಿ ಮೂರು ತಿಂಗಳುಗಳಿಂದ ಕಾರ್ಮಿಕರಿಗೆ ಕೈಗೆ ಹಣ ಸೇರಿಲ್ಲ’ ಎಂದು ಹೆಸರು ಬಹಿರಂಗಪಡಿಸಲು ಬಯಸದ ಚಿತಾಗಾರ ನಿರ್ವಹಣೆ ಸಿಬ್ಬಂದಿ ಅಳಲು ತೋಡಿಕೊಂಡರು.

‘ಸಂಬಳ ಇಲ್ಲದ ಕಾರಣ ಕುಟುಂಬ ನಿರ್ವಹಣೆಯೂ ಕಷ್ಟವಾಗಿದೆ. ಸಂಬಳ ಬಿಡುಗಡೆಗೆ ಕೆಲವು ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಏನು ಮಾಡಬೇಕು ಎಂದು ದಿಕ್ಕೇ ತೋಚದಂತಾಗಿದೆ. ನಮ್ಮ ಅಳಲನ್ನು ಕೇಳುವವರಿಲ್ಲ’ ಎಂದರು.

‘ಈ ಹಿಂದೆ ಮೃತರ ಅಂತ್ಯಕ್ರಿಯೆಗೆ ಬಳಸುವ ಅಕ್ಕಿಗಳನ್ನು ಬಳಸುತ್ತಿದ್ದೆವು. ಕೋವಿಡ್ ಕಾಣಿಸಿಕೊಂಡ ಬಳಿಕ ಅದನ್ನು ಬಳಸುವುದಕ್ಕೂ ಭಯವಾಗುತ್ತಿದೆ. ಈ ಹಿಂದೆ ಜನರು ನಮ್ಮ ಕೆಲಸ ಮೆಚ್ಚಿ ಒಂದಿಷ್ಟು ಭಕ್ಷೀಸು ನೀಡುತ್ತಿದ್ದರು. ಕೋವಿಡ್ ಬಳಿಕ ಭಕ್ಷೀಸು ಕೂಡಾ ವಿರಳವಾಗಿದೆ’ ಎಂದು ಅವರು ತಿಳಿಸಿದರು.

‘ಕೋವಿಡ್‌ನಿಂದ ಮೃತಪಟ್ಟವರ ಕಳೆಬರದ ಅಂತ್ಯಕ್ರಿಯೆ ವೇಳೆ ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ ಕಿಟ್) ಧರಿಸಬೇಕು. ಚಿತಾಗಾರದಲ್ಲಿ ಮೊದಲೇ ಬೆಂಕಿಯ ಬೇಗೆ. ಪಿಪಿಇ ಕಿಟ್ ಧರಿಸಿದರೆ ಅರ್ಧ ತಾಸು ಕೂಡಾ ಕೆಲಸ ಮಾಡಲು ಸಾಧ್ಯವಿಲ್ಲ. ಈ ಕೆಲಸವೇ ಬೇಡ ಎಂಬಂತಾಗಿದೆ. ತಲೆತಲಾಂತರದಿಂದ ಮಾಡಿಕೊಂಡು ಬಂದ ಕಾಯಕವನ್ನು ನಿಲ್ಲಿಸುವುದು ಬೇಡ ಎಂಬ ಕಾರಣಕ್ಕೆ ಮುಂದುವರಿಸುತ್ತಿದ್ದೇವೆ’ ಎಂದು ಸುಮನಹಳ್ಳಿಯ ಚಿತಾಗಾರದ ಸಿಬ್ಬಂದಿ ಎನ್.ರವಿ ತಮ್ಮ ಕಷ್ಟ ಹೇಳಿಕೊಂಡರು.

ಚಿತಾಗಾರದಲ್ಲೇ ವಾಸ: ‘ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸುವ ಅನೇಕ ಸಿಬ್ಬಂದಿ ತಿಂಗಳಾನುಗಟ್ಟಲೆ ಚಿತಾಗಾರದಲ್ಲೇ ಉಳಿಯುತ್ತಿದ್ದಾರೆ. ಮನೆಗೆ ಹೋದರೆ ಕುಟುಂಬವನ್ನು ಅಪಾಯಕ್ಕೆ ಸಿಲುಕಿಸಿದಂತಾಗುತ್ತದೆ ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ’ ಎಂದರು.



ಕಲ್ಪಳ್ಳಿಯ ಸ್ಮಶಾನದಲ್ಲಿ ಗುಂಡಿ ತೋಡುತ್ತಿರುವ ಸಿಬ್ಬಂದಿ

ಕೋವಿಡ್: ಪ್ರೋತ್ಸಾಹಧನ ಕನ್ನಡಿಯೊಳಗಿನ ಗಂಟು

ಕೋವಿಡ್‌ನಿಂತ ಮೃತಪಟ್ಟವರ ಅಂತ್ಯಕ್ರಿಯೆ ನಡೆಸಲು ಚಿತಾಗಾರ ಸಿಬ್ಬಂದಿ ಹಿಂದೇಟು ಹಾಕುತ್ತಿದ್ದರು. ಅಪಾಯ ಲೆಕ್ಕಿಸದೇ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಪ್ರತಿ ಅಂತ್ಯಕ್ರಿಯೆಗೆ ₹ 500 ನೀಡಬೇಕು ಎಂದು ಬಿಬಿಎಂಪಿ ವಿಶೇಷ ಆಯುಕ್ತರು (ಆರೋಗ್ಯ) 2020ರ ಜುಲೈ 24ರಂದು ಆದೇಶ ಮಾಡಿದ್ದರು.

‘ಇದುವರೆಗೂ ಯಾವುದೇ ಸಿಬ್ಬಂದಿಗೂ ಕೋವಿಡ್ ಪ್ರೋತ್ಸಾಹಧನ ಸಿಕ್ಕಿಲ್ಲ. ಈ ಬಗ್ಗೆ ಆರೋಗ್ಯ ವೈದ್ಯಾಧಿಕಾರಿಗಳ ಬಳಿ ವಿಚಾರಿಸಿದರೆ ಆದೇಶ ತೋರಿಸಿ ಎನ್ನುತ್ತಾರೆ. ನಾವೆಲ್ಲಿಂದ ಆದೇಶದ ಪ್ರತಿ ತರೋಣ’ ಎಂದು ಬೇಸರ ವ್ಯಕ್ತಪಡಿಸುತ್ತಾರೆ ಚಿತಾಗಾರ ನಿರ್ವಹಣಾ ಸಿಬ್ಬಂದಿ.

ಬಾಡಿಗೆ ಮನೆ ತೊರೆಯುವಂತೆ ಒತ್ತಡ

‘ನಾವು ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನೂ ನಿರ್ವಹಿಸುತ್ತೇವೆ. ನಮ್ಮ ಮೂಲಕ ಕೋವಿಡ್ ಹರಡಬಹುದು ಎಂಬ ಆತಂಕ ನಮಗೆ ಮನೆ ಬಾಡಿಗೆಗೆ ನೀಡಿದವರಿಗೆ ಕಾಡುತ್ತಿದೆ. ಬಾಡಿಗೆ ಮನೆ ತೊರೆಯುವಂತೆ ಮಾಲೀಕರು ಒತ್ತಡ ಹೇರುತ್ತಿದ್ದಾರೆ. ಸಂಬಳ ಕೈಸೇರದ ಕಾರಣ ಮನೆ ಬಾಡಿಗೆ ಪಾವತಿಸುವುದೂ ಕಷ್ಟವಾಗಿದೆ’ ಎಂದು ರವಿ ಸಂಕಷ್ಟವನ್ನು ಹೇಳಿಕೊಂಡರು.

ವಾರದೊಳಗೆ ಸಂಬಳ ನೀಡದಿದ್ದರೆ ಮುಷ್ಕರ: ಅ.ಸುರೇಶ

‘ಅನೇಕ ಬಾರಿ ಮನವಿ ಮಾಡಿದರೂ, ಪ್ರತಿಭಟನೆ ನಡೆಸಿದರೂ ಸ್ಮಶಾನ ನಿರ್ವಹಣೆ ಸಿಬ್ಬಂದಿಯ ಸಂಬಳ ಬಿಡುಗಡೆಗೆ ಬಿಬಿಎಂಪಿ ಕ್ರಮ ಕೈಗೊಂಡಿಲ್ಲ. ಸಂಬಳವನ್ನು ತಕ್ಷಣವೇ ನೀಡಲು ಕ್ರಮ ಕೈಗೊಳ್ಳದಿದ್ದರೆ ಮುಂದಿನ ವಾರದಿಂದ ಮುಷ್ಕರ ಕೈಗೊಳ್ಳಲಿದ್ದೇವೆ. ಮೃತದೇಹಗಳ ಅಂತ್ಯಕ್ರಿಯೆಗೆ ಸಮಸ್ಯೆ ಉಂಟಾದರೆ ಅದಕ್ಕೆ ಬಿಬಿಎಂಪಿಯೇ ಹೊಣೆ’ ಎಂದು ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅ.ಸುರೇಶ ಎಚ್ಚರಿಕೆ ನೀಡಿದರು.

‘ಕೋವಿಡ್ ಕಾಣಿಸಿಕೊಂಡಾಗ ಒಂದು ತಿಂಗಳ ಸಂಬಳವನ್ನು ಕೋವಿಡ್ ಪರಿಹಾರ ಕಾರ್ಯಕ್ಕೆ ದೇಣಿಗೆ ನೀಡಿದ ಉದಾರಿಗಳು ಇವರು. ಇವರಿಗೆ ಸಂಬಳ ಪಾವತಿಸದಿರುವುದು ಅಕ್ಷಮ್ಯ’ ಎಂದರು.

ಅಂಕಿಅಂಶ

12 ಬಿಬಿಎಂಪಿ ವ್ಯಾಪ್ತಿಯಲ್ಲಿರುವ ವಿದ್ಯುತ್ ಚಿತಾಗಾರಗಳು

56 ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಸ್ಮಶಾನಗಳು

148 ಬಿಬಿಎಂಪಿ ಪ್ರಕಾರ ನಗರದ ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ

260 ವಾಸ್ತವದಲ್ಲಿ ಕಾರ್ಯನಿರ್ವಹಿಸುವ ಸ್ಮಶಾನ ನಿರ್ವಹಣೆ ಸಿಬ್ಬಂದಿ

ಪೌರಕಾರ್ಮಿಕರಿಗೆ ಮುಖ್ಯಮಂತ್ರಿಯಿಂದ ಸಾಂಕೇತಿಕವಾಗಿ ಸಮವಸ್ತ್ರ, ಸುರಕ್ಷಾ ದಿರಿಸು ವಿತರಣೆ

‘ಶಿಕ್ಷಣ, ಹೋರಾಟ ಅಂಬೇಡ್ಕರ್ ಮಂತ್ರ’

ಪ್ರಜಾವಾಣಿ ವಾರ್ತೆ



ನಗರದ ಬುಧವಾರ 130ನೇ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಟಿ.ಸಿ.ಎಂ. ರಾಯಲ್ ರಸ್ತೆಯಲ್ಲಿರುವ ಇರುವ ಡಾ. ಬಿಆರ್ ಅಂಬೇಡ್ಕರ್ ರವರ ಪ್ರತಿಮೆ ಮುಂದೆ ಕೋವಿಡ್ ಸಮಯದಲ್ಲಿ ನಿರಂತರವಾಗಿ ಕೆಲಸ ಮಾಡಿದ ಪೌರಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು. ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಎಸ್‌ರಘು, ಕರುನಾಡ ಡಾ. ಬಿ.ಆರ್. ಅಂಬೇಡ್ಕರ್ ಅಹಿಂದ ಸೇನೆ ರಾಜ್ಯ ಗೌರವ ಅಧ್ಯಕ್ಷ ಜೆ. ಆನಂದ್ ಮತ್ತು ಕೇಶವ ಇದ್ದರು ಪ್ರಜಾವಾಣಿ ಚಿತ್ರ



ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಬಿಎಂಪಿಯ ಪೌರ ಕಾರ್ಮಿಕರಿಗೆ ಸಾಂಕೇತಿಕವಾಗಿ ಸಮವಸ್ತ್ರ ಮತ್ತು ಸುರಕ್ಷತಾ ದಿರಿಸು ವಿತರಿಸಿದರು ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಸಮಾನತೆಯ ಸಮಾಜಕ್ಕಾಗಿ ಶಿಕ್ಷಣ, ಸಂಘಟನೆ ಮತ್ತು ಹೋರಾಟದಂಥ ಮೂರು ಮಂತ್ರಗಳನ್ನು ಶೋಷಿತ ವರ್ಗಕ್ಕೆ ಅಂಬೇಡ್ಕರ್ ನೀಡಿದ್ದಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಡಾ. ಬಿ.ಆರ್ ಅಂಬೇಡ್ಕರ್ ಅವರ 130ನೇ ಜಯಂತಿ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ‘ಅಂಬೇಡ್ಕರ್ ಜಾತಿ ಮತ್ತು ಮೇಲು-ಕೀಳು ವ್ಯವಸ್ಥೆಯನ್ನು ಮೀರಿ ಆಧುನಿಕ ಭಾರತ ಕಟ್ಟುವ ಹಾಗೂ ಮಹಿಳಾ ಸಮಾನತೆ ಎತ್ತಿಡಿಯುವ ಮೂಲಕ ಸಮಾನತೆಯ ಕನಸು ಕಂಡಿದ್ದರು’ ಎಂದರು.

ಬಿಬಿಎಂಪಿ ವತಿಯಿಂದ ಪೌರ ಕಾರ್ಮಿಕರಿಗೆ ಸಾಂಕೇತಿಕವಾಗಿ ಸಮವಸ್ತ್ರ ಮತ್ತು ಸುರಕ್ಷತಾ ದಿರಿಸುಗಳನ್ನು ಮುಖ್ಯಮಂತ್ರಿ ವಿತರಿಸಿದರು. ಒಟ್ಟು 18 ಸಾವಿರ ಪೌರ ಕಾರ್ಮಿಕರಿಗೆ ಹೊಸ ಸಮವಸ್ತ್ರ ಮತ್ತು ಸುರಕ್ಷತಾ ದಿರಿಸು ವಿತರಿಸುವ ಯೋಜನೆಯನ್ನು ಬಿಬಿಎಂಪಿ ಜಾರಿಗೊಳಿಸಿದೆ. ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತ ಇದ್ದರು.

ಸಂವಿಧಾನವು ಭಗವದ್ಗೀತೆ, ಬೈಬಲ್, ಕುರಾನ್: ಕೆಪಿಸಿಸಿ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ‘ಅಂಬೇಡ್ಕರ್ ಕೊಟ್ಟ ಸಂವಿಧಾನವೇ ನಮ್ಮ ಪಾಲಿಗೆ ಭಗವದ್ಗೀತೆ, ಬೈಬಲ್ ಹಾಗೂ ಕುರಾನ್. ಅದನ್ನು ಬದಲಿಸಬೇಕೆಂದು ಕೆಲವರು ಪ್ರಯತ್ನಿಸುತ್ತಿದ್ದಾರೆ. ಅದು ಸಾಧ್ಯವಿಲ್ಲ. ನಾವೆಲ್ಲಾ ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಬದುಕಬೇಕು’ ಎಂದರು. ಪಕ್ಷದ ಮುಖಂಡ ಕೆ.ಎಚ್. ಮುನಿಯಪ್ಪ ಜೊತೆಗಿದ್ದರು.

ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಮತ್ತು ಪಕ್ಷದ ಎಸ್‌ಸಿ ಮೋರ್ಚಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಭಾಗವಹಿಸಿದ್ದರು.

ಬಿಬಿಎಂಪಿ ಕೇಂದ್ರ ಕಚೇರಿ ಆವರಣ ದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಮತ್ತು ಮುಖ್ಯ ಆಯುಕ್ತ ಗೌರವ್ ಗುಪ್ತ ಮಾಲಾರ್ಪಣೆ ಮಾಡಿದರು. ವಲಯ ಆಯುಕ್ತರಾದ ಡಿ.ರಂದೀಪ್, ಮನೋಜ್ ಜೈನ್, ರವೀಂದ್ರ, ರಾಜೇಂದ್ರ ಚೋಳನ್, ರೆಡ್ಡಿ ಶಂಕರ ಬಾಬು, ತುಳಸಿ ಮದ್ದಿನೇನಿ ಮತ್ತಿತರರು ಇದ್ದರು.


ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಲಪತಿ (ಪ್ರಭಾರ) ಪ್ರೊ.ಎನ್ ನರಸಿಂಹಮೂರ್ತಿ ಮಾತನಾಡಿ, ‘ಅಂಬೇಡ್ಕರ್ ತಮ್ಮ ಜೀವಿತ ಅವಧಿಯಲ್ಲಿ ಎಲ್ಲರನ್ನೂ ವಿಶೇಷವಾಗಿ ಮನದಲ್ಲಿ ಇಟ್ಟುಕೊಂಡು ಹೋರಾಟ ಮಾಡಿದವರು’ ಎಂದರು. ಕುಲಸಚಿವರಾದ ಆರತಿ ಆನಂದ್, ಬಿ. ರಮೇಶ್, ವಿತ್ತಾಧಿಕಾರಿ ವೆಂಕಟೇಶ ಮೂರ್ತಿ, ಸಿಂಡಿಕೇಟ್ ಸದಸ್ಯರು, ವಿಭಾಗಗಳ ಮುಖ್ಯಸ್ಥರು ಇದ್ದರು.

ಮೈಸೂರು ರಸ್ತೆಯ ಆವಲಹಳ್ಳಿ ಪಟೇಲ್ ಗುಳ್ಳಪ್ಪ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಬಿ.ಎಂ. ಪಟೇಲ್ ಪಾಂಡು ವಿಶೇಷ ಉಪನ್ಯಾಸ ನೀಡಿದರು. ಕಾಲೇಜು ವಿಶೇಷಾಧಿಕಾರಿ ಬಿ.ಪಿ. ಹರ್ಷ, ಕಾಲೇಜಿನ ಉಪನ್ಯಾಸಕರು ಇದ್ದರು.

ಮೀಸಲು ಸರ್ವ ಜನಾಂಗದ ಹಕ್ಕು: ‘ಮೀಸಲು ಕೇವಲ ಒಂದೇ ಜಾತಿಗೆ ಸೀಮಿತವಲ್ಲ. ಅದು ಈ ದೇಶದ ಪ್ರತಿಯೊಬ್ಬ ಜನಾಂಗದ ಹಕ್ಕು’ ಎಂದು ಪಾಂಚಜನ್ಯ ವಿದ್ಯಾ ಪೀಠದ ಕಾರ್ಯದರ್ಶಿ ಎ. ಆರ್. ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪಾಂಚಜನ್ಯ ವಿದ್ಯಾಪೀಠ ಟ್ರಸ್ಟ್ ಆಯೋಜಿಸಿದ್ದ ವಿಶ್ವ ಜ್ಞಾನ ದಿನ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಟ್ರಸ್ಟ್‌ನ ಖಜಾಂಜಿ ಡಾ. ಉಮೇಶ್ ಮಾತನಾಡಿ, ‘ಅಂಬೇಡ್ಕರ್ ತತ್ವ ಸಿದ್ಧಾಂತಗಳನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಾಗಿರುವುದು ನಮ್ಮ ಹೊಣೆ’ ಎಂದರು. ಪಿವಿಪಿ ಶಾಲಾ ಕಾಲೇಜು, ಪಿವಿಪಿ ಪಾಲಿಟೆಕ್ನಿಕ್, ಅಂಬೇಡ್ಕರ್ ತಾಂತ್ರಿಕ ವಿದ್ಯಾಲಯ ಈ ಮೂರು ಕಡೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಿವಾನಂದ್ ಅವರ 6 ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.



ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪಾಂಚಜನ್ಯ ವಿದ್ಯಾಪೀಠ ಟ್ರಸ್ಟ್ ಆಯೋಜಿಸಿದ್ದ ವಿಶ್ವ ಜ್ಞಾನ ದಿನ ಹಾಗೂ ಅಂಬೇಡ್ಕರ್ ಜಯಂತಿಯಲ್ಲಿ ಶಿವಾನಂದ್ ಅವರು ರಚಿಸಿದ 6 ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು. ಪಾಂಚಜನ್ಯ ವಿದ್ಯಾ ಪೀಠದ ಕಾರ್ಯದರ್ಶಿ ಎ. ಆರ್. ಕೃಷ್ಣಮೂರ್ತಿ ಇದ್ದರು



ಕೆಪಿಸಿಸಿ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಕೆ.ಎಚ್.ಮುನಿಯಪ್ಪ ಪುಷ್ಪನಮನ ಸಲ್ಲಿಸಿದರು.



ಬೆಂಗಳೂರು ವಿಶ್ವವಿದ್ಯಾಲಯದ ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ ಕುಲಸಚಿವ (ಮೌಲ್ಯಮಾಪನ) ಡಾ. ಜಿ.ಟಿ. ದೇವರಾಜ್, ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಎನ್. ಸಂಜೀವ ರಾಜ್, ವಿಶ್ವವಿದ್ಯಾಲಯದ ಅಭಿಯಂತರ ಬಿ.ಟಿ. ಚಂದ್ರಶೇಖರ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕ ಡಾ. ಸಿದ್ದಪ್ಪ ಬೆಳಗಟ್ಟಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಘಟಕದ ವಿಶೇಷ ಅಧಿಕಾರಿ ಪ್ರೊ. ಎಂ. ನಾರಾಯಣಸ್ವಾಮಿ ಇದ್ದರು.

ಪತ್ರಕರ್ತ ಪಿ. ಸಾಯಿನಾಥ್‌ಗೆ ಬೋಧಿವೃಕ್ಷ ಪ್ರಶಸ್ತಿ ಪ್ರದಾನ

‘ಆಹಾರ ಕೊಳೆಸಿ, ಜನ ನರಳಿಸಿದ ಸರ್ಕಾರ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಕೋವಿಡ್ ಸಂದರ್ಭದಲ್ಲಿ ಕೋಟ್ಯಂತರ ಜನ ಆಹಾರವಿಲ್ಲದೆ ನರಳಿದರು. ಆಹಾರ ಧಾನ್ಯ ಸಂಗ್ರಹ ಸಾಕಷ್ಟಿದ್ದರೂ ಸರ್ಕಾರ ಅದನ್ನು ಬಡವರಿಗೆ ಹಂಚದೆ ಕೊಳೆಯಲು ಬಿಟ್ಟಿತು’ ಎಂದು ಹಿರಿಯ ಪತ್ರಕರ್ತ ಪಿ. ಸಾಯಿನಾಥ್ ಅಸಮಾಧಾನ ವ್ಯಕ್ತಪಡಿಸಿದರು.

ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನಾಚರಣೆ ಪ್ರಯುಕ್ತ ನಗರದಲ್ಲಿ ಬುಧವಾರ ‘ಸ್ಫೂರ್ತಿ ಧಾಮ’ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಬೋಧಿ ವೃಕ್ಷ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

‘ದೇಶದಲ್ಲಿ ಅಪೌಷ್ಟಿಕತೆಯಿಂದ ನರಳುತ್ತಿರುವವರ ಸಂಖ್ಯೆಯಲ್ಲಿ ದಲಿತ ಹಾಗೂ ಆದಿವಾಸಿ ಸಮುದಾಯವೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬಹುತೇಕ ಮಕ್ಕಳು ಅಪೌಷ್ಟಿಕತೆ ಸಮಸ್ಯೆಯಿಂದ ಬಳಲುತ್ತಿರುವ ಬಗ್ಗೆ ಸರ್ಕಾರಕ್ಕೆ ಗೊತ್ತಿದ್ದರೂ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಕೂಡ ಪೂರೈಸಲಿಲ್ಲ. ಇದು ನಮ್ಮ ರಾಜಕೀಯ ವ್ಯವಸ್ಥೆಯಲ್ಲಿರುವ ಜಾತಿ ಹಾಗೂ ವರ್ಗಾಧಾರಿತ ತಾರತಮ್ಯಕ್ಕೆ ಸಾಕ್ಷಿ’ ಎಂದು ಹೇಳಿದರು.

‘ಕೋಟ್ಯಂತರ ಜನ ಆಹಾರವಿಲ್ಲದೆ ನರಳಿದರೂ, ಫೋರ್ಬ್ಸ್ ಪತ್ರಿಕೆಯು ಇತ್ತೀಚಿಗೆ ಕೋಟ್ಯಧಿಪತಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದಾಗ ಭಾರತ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದೆ ಹಾಗೂ 140ಕ್ಕೂ ಹೆಚ್ಚು ಮಂದಿ ಕೋಟ್ಯಧಿಪತಿಗಳು ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ’ ಎಂದರು.

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ‘ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ದೇಶದ ಸಮಸ್ಯೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳದೆ ಅದನ್ನು ಪರಿಹರಿಸಲು ಆದ್ಯತೆ ನೀಡಬೇಕು’ ಎಂದರು.

ರೈತ ನಾಯಕ ವೀರಸಂಗಯ್ಯ, ವಿ.ನಾಗರಾಜ್, ಸಿಎಎ ಹೋರಾಟಗಾರ್ತಿ ಬಿಲ್ಕಿಸ್ ಬಾನು, ಶಾರದಾ ಮಾಳಗಿ ಹಾಗೂ ಮರ್ಸಿ ಏಂಜೆಲ್ಸ್ ಅವರಿಗೆ ಬೋಧಿವರ್ಧನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸ್ಫೂರ್ತಿಧಾಮದ ಅಧ್ಯಕ್ಷ ಎಸ್. ಮರಿಸ್ವಾಮಿ, ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಇದ್ದರು.


’ಅಂಬೇಡ್ಕರ್ ತತ್ವ ಸಿದ್ಧಾಂತ ರೂಢಿಸಿಕೊಳ್ಳಿ‘ (ಕೆ.ಆರ್.ಪುರ ವರದಿ): ’ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು‘ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಹೊರಮಾವು ವಾರ್ಡಿನ ಜಯಂತಿನಗರದಲ್ಲಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಬೆಂಗಳೂರು ಪೂರ್ವ ತಾಲ್ಲೂಕು ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಬೃಹತ್ ಪುತ್ಥಳಿ ಇದಾಗಿದ್ದು ಕಳೆದ 3 ವರ್ಷಗಳಿಂದ ಸತತವಾಗಿ ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದೆ ಎಂದರು.

ಖಾದರ್ ಕಾರು ಅಪಘಾತ: ಅಪಾಯದಿಂದ ಪಾರು

ಪ್ರಜಾವಾಣಿ ವಾರ್ತೆ



ದಾವಣಗೆರೆ ತಾಲ್ಲೂಕಿನ ಆನಗೋಡಿನಲ್ಲಿ ಅಪಘಾತಕ್ಕೀಡಾದ ಶಾಸಕ ಯು.ಟಿ. ಖಾದರ್ ಅವರಿದ್ದ ಕಾರಿನ ಮುಂಭಾಗ ಜಖಂಗೊಂಡಿರುವುದು.

ದಾವಣಗೆರೆ: ಬೆಂಗಳೂರಿನಿಂದ ಬೆಳಗಾವಿ ತೆರಳುತ್ತಿದ್ದ ಮಂಗಳೂರಿನ ಶಾಸಕ ಯು.ಟಿ. ಖಾದರ್ ಅವರಿದ್ದ ಕಾರು ತಾಲ್ಲೂಕಿನ ಆನಗೋಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಅಪಘಾತಕ್ಕೀಡಾಗಿದೆ. ಕಾರಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಪ್ರಚಾರ ಮಾಡಲು ಖಾದರ್ ತೆರಳುತ್ತಿದ್ದರು. ಆಪ್ತ ಕಾರ್ಯದರ್ಶಿ ಲಿಫ್‌ಜತ್ ಕಾರು ಚಲಾಯಿಸುತ್ತಿದ್ದರು. ಆನಗೋಡು ಬಳಿ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಮುಂದೆ ಹೋಗುತ್ತಿದ್ದ ಲಾರಿ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಯು.ಟಿ. ಖಾದರ್, ಲಿಫ್‌ಜತ್ ಮತ್ತು ಮಂಜನಾಡಿ ಗ್ರಾಮ ಪಂಚಾಯಿತಿ ಸದಸ್ಯ ಇಸ್ಮಾಯಿಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನ ಮುಂಭಾಗ ಜಖಂಗೊಂಡಿದೆ. ಯಾವುದೇ ಅಪಾಯ ಆಗದಿರುವುದರಿಂದ ಪ್ರಕರಣ ದಾಖಲಿಸದೇ ಲಾರಿಯನ್ನು ಮುಂದೆ ಹೋಗಲು ಬಿಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಅಬ್ದುಲ್ ಜಬ್ಬಾರ್ ಕಳುಹಿಸಿಕೊಟ್ಟ ಇನ್ನೊಂದು ಕಾರಿನಲ್ಲಿ ಖಾದರ್ ಬೆಂಗಳೂರಿಗೆ ವಾಪಸ್ಸಾದರು.

‘ಭವಿಷ್ಯದಲ್ಲಿ ಕಾಶ್ಮೀರಿ ಪಂಡಿತರ ಸ್ಥಳಾಂತರ ನಡೆಯದಿರಲಿ’



ದತ್ತಾತ್ರೇಯ ಹೊಸಬಾಳೆ

ನವದೆಹಲಿ (ಪಿಟಿಐ): ಭವಿಷ್ಯದಲ್ಲಿ ಕಣಿವೆ ರಾಜ್ಯದಿಂದ ಕಾಶ್ಮೀರಿ ಪಂಡಿತರ ಸ್ಥಳಾಂತರ ಇರುವುದಿಲ್ಲ ಎಂಬ ವಿಶ್ವಾಸ ಹೊಂದಿರುವುದಾಗಿ ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಬುಧವಾರ ಹೇಳಿದರು.

ಅಲ್ಲದೇ, ಈಗಾಗಲೇ ಕಾಶ್ಮೀರವನ್ನು ತೊರೆದಿರುವ ಪಂಡಿತರ ಪುನರ್ವಸತಿ ಕಾರ್ಯವೂ ತ್ವರಿತವಾಗಿ ನಡೆಯಲಿದೆ ಎಂಬ ವಿಶ್ವಾಸವೂ ಇದೆ ಎಂದರು.

ಜಮ್ಮು ಮೂಲದ ಸಂಜೀವಿನಿ ಶಾರದಾ ಕೇಂದ್ರವು ‘ಕಾಶ್ಮೀರಿ ಪಂಡಿತರು ಮರಳಿ ಕಣಿವೆ ರಾಜ್ಯಕ್ಕೆ’ ಎಂಬ ವಿಷಯ ಕುರಿತು ಏರ್ಪಡಿಸಿದ್ದ ಸಂವಾದದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಾಶ್ಮೀರಿ ಪಂಡಿತರು ತಮ್ಮ ಹೊಸ ವರ್ಷವಾದ ನವರೇಹ್‌ವನ್ನು ಮುಂದಿನ ವರ್ಷ ಕಾಶ್ಮೀರದಲ್ಲಿಯೇ ಆಚರಿಸುವಂತಾಗಲಿ ಎಂದು ಆಶಿಸುವೆ’ ಎಂದು ಹೊಸಬಾಳೆ ಹೇಳಿದರು.

ತುರಹಳ್ಳಿ ಅರಣ್ಯದಲ್ಲಿ ಪತ್ತೆಯಾಗಿದ್ದ ಮೃತದೇಹ; ನಾಲ್ವರ ಬಂಧನ

ಹಣಕ್ಕಾಗಿ ವ್ಯಕ್ತಿ ಕೊಲೆಗೈದು ಕಾರು ಮಾರಲು ಯತ್ನ

ಪ್ರಜಾವಾಣಿ ವಾರ್ತೆ



ಬಂಧಿತ ಆರೋಪಿಗಳು ಹಾಗೂ ಜಪ್ತಿ ಮಾಡಲಾದ ಕಾರು.

ಬೆಂಗಳೂರು: ಸಾಲ ತೀರಿಸುವ ಉದ್ದೇಶದಿಂದ ಸಹೋದ್ಯೋಗಿಯನ್ನು ಕೊಲೆ ಮಾಡಿ, ಮೃತದೇಹವನ್ನು ಸುಟ್ಟು ಹಾಕಿ, ಅವರ ಕಾರನ್ನು ಬೇರೆ ರಾಜ್ಯಕ್ಕೆ ಮಾರುವ ಕೃತ್ಯದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.

ತಲಘಟ್ಟಪುರದ ಮಲ್ಲಸಂದ್ರ ಗ್ರಾಮದ ನಾಗರಾಜು ವೆಂಕಣ್ಣ ಗಾಣಿಗೇರ್ (29), ವಿಜಯಪುರದ ಅರುಣ್ ರಾಥೋಡ್ (26), ಎಚ್. ಗೊಲ್ಲಹಳ್ಳಿಯ ಮಂಜು (25), ಜೆ.ಪಿ. ನಗರದ ಪರಶುರಾಮ (25) ಬಂಧಿತರು.

ಮಾ.28ರಂದು ತುರಹಳ್ಳಿ ಅರಣ್ಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿತ್ತು. ಈ ವಿಚಾರವನ್ನು ಅರಣ್ಯ ಇಲಾಖೆ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದರು. ಕೊಲೆ ಮಾಡಿದ ನಂತರ ಮೃತದೇಹವನ್ನು ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ಶಂಕಿಸಿದ್ದರು.

‘ತನಿಖೆ ಆರಂಭಿಸಿದಾಗ ಆ ಮೃತ ದೇಹ ತಲಘಟ್ಟಪುರದ ತಿಪ್ಪಸಂದ್ರದಲ್ಲಿ ವಾಸವಿದ್ದ ಹಾಗೂ ಶಶಿಕುಮಾರ್ ಎಂಬುವರ ಬಳಿ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ ಎ.ಆರ್. ರಾಜಕುಮಾರ್ ಅವರದ್ದು ಎಂದು ತಿಳಿಯಿತು. ಆರೋಪಿ ನಾಗರಾಜು ಅದೇ ಜಾಗದಲ್ಲಿ ಟಿಪ್ಪರ್ ಚಾಲಕನಾಗಿದ್ದ. ಈತನೊಂದಿಗೆ ಬಾಲಕನೂ ಕ್ಲೀನರ್ ಕೆಲಸ ಮಾಡಿಕೊಂಡಿದ್ದ. ಮೃತ ವ್ಯಕ್ತಿ ಹಾಗೂ ಆರೋಪಿ ಇಬ್ಬರೂ ಶಶಿಕುಮಾರ್ ಅವರಿಗೆ ಸೇರಿದ್ದ ಜಮೀನಿನಲ್ಲಿ ನಿರ್ಮಿಸಿದ್ದ ಶೆಡ್‌ಗಳಲ್ಲಿ ವಾಸವಿದ್ದರು’ ಎಂದು ಪೊಲೀಸರು ತಿಳಿಸಿದರು.

ಕೊಲೆ ನಡೆದಿದ್ದು ಹೇಗೆ?: ‘ಆರೋಪಿ ನಾಗರಾಜ್, ಹಲವು ಕಡೆ ಸಾಲ ಮಾಡಿಕೊಂಡಿದ್ದ. ಇದನ್ನು ತೀರಿಸಬೇಕೆಂಬ ಉದ್ದೇಶದಿಂದ ರಾಜಕುಮಾರ್ ಅವರನ್ನು ಕೊಲೆ ಮಾಡಿ, ಅವರ ಕಾರನ್ನು ಮಾರಾಟ ಮಾಡಿ ಹಣ ಪಡೆಯಲು ಯೋಜನೆ ರೂಪಿಸಿದ್ದ. ಅದರಂತೆ ಕ್ಲೀನರ್ ಬಾಲಕನ ನೆರವಿನಿಂದ ರಾಜಕುಮಾರ್ ಅವರನ್ನು ಕೋಣೆಯಲ್ಲಿ ಮಚ್ಚು ಹಾಗೂ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದರು. ಬಳಿಕ ಶವವನ್ನು ಮೃತರ ಕಾರಿನಲ್ಲೇ ತುರಹಳ್ಳಿ ಅರಣ್ಯಕ್ಕೆ ಸಾಗಿಸಿದ್ದರು. ಮೃತರ ಬಳಿ ಇದ್ದ ಚಿನ್ನಾಭರಣ, ಮೊಬೈಲ್ ತೆಗೆದುಕೊಂಡು, ಅರಣ್ಯದ ತಂತಿ ಬೇಲಿ ಬಳಿ ಇದ್ದ ಚರಂಡಿಯಲ್ಲಿ ಹಾಕಿ ಇಂಧನದೊಂದಿಗೆ ಸುಟ್ಟು ಹಾಕಿದ್ದರು’ ಎಂದು ವಿವರಿಸಿದರು.

‘ಮೃತರ ಮಾಹಿತಿ ಸಿಕ್ಕ ನಂತರ ಅವರ ಮೊಬೈಲ್ ಕರೆಗಳ ವಿವರ ಪಡೆಯಲಾಯಿತು. ಪೊಲೀಸರು ವಿಚಾರಣೆಗೆಂದು ತೆರಳಿದ್ದಾಗ ಆರೋಪಿ ನಾಗರಾಜು ವೆಂಕಣ್ಣ ಹಾಗೂ ಕ್ಲೀನರ್ ಬಾಲಕ ಅನುಮಾನ ಬರುವಂತೆ ವರ್ತಿಸಿದ್ದರು. ಬಳಿಕ ಬೆಂಗಳೂರಿನಿಂದ ಪರಾರಿಯಾಗಲು ಯತ್ನಿಸಿದ್ದರು. ಈ ಮಾಹಿತಿ ಆಧರಿಸಿ ಇಬ್ಬರನ್ನೂ ವಶಕ್ಕೆ ಪಡೆಯಲಾಯಿತು’ ಎಂದು ವಿವರಿಸಿದರು.

‘ಮತ್ತೊಬ್ಬ ಆರೋಪಿ ಅರುಣ್ ಹಾಗೂ ನಾಗರಾಜು ಸ್ನೇಹಿತರು. ಮೃತರ ಬಳಿ ಇದ್ದ ಕಾರನ್ನು ಮಾರುವ ಬಗ್ಗೆ ಮೊದಲೇ ಯೋಜನೆ ರೂಪಿಸಿದ್ದರು. ಕೊಲೆಗೂ ಮುನ್ನ ಕಾರಿನ ಫೋಟೊ ಕಳುಹಿಸಿದ್ದ. ಅರುಣ್‌ಗೆ ಪರಿಚಯವಿದ್ದ ಮಂಜು ಹಾಗೂ ಪರಶುರಾಮ ಕಾರಿನ ಸಂಖ್ಯೆಯನ್ನು ಗೋವಾ ನೋಂದಣಿಗೆ ಬದಲಾಯಿಸಿ, ಮಾರಲು ನೆರವಾಗಿದ್ದರು. ಕೃತ್ಯದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ. ಕಾರನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ಸುಪ್ರೀಂಕೋರ್ಟ್‌ಗೆ ಕರ್ನಾಟಕ ಸರ್ಕಾರ ವಿವರಣೆ

ಕೇರಳಕ್ಕೆ ತೆರಳಲು ಮದನಿಗೆ ಅನುಮತಿ ಬೇಡ

ಪ್ರಜಾವಾಣಿ ವಾರ್ತೆ



ನವದೆಹಲಿ: ಬೆಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮುಖಂಡ ಅಬ್ದುಲ್ ನಜೀರ್ ಮದನಿಗೆ ಕೇರಳಕ್ಕೆ ಭೇಟಿ ನೀಡಲು, ಅಲ್ಲಿನ ತನ್ನ ಮನೆಯಲ್ಲಿ ವಾಸಿಸಲು ಅನುಮತಿ ನೀಡುವುದು ದೇಶದ ಭದ್ರತೆಗೆ ಅಪಾಯ ತಂದೊಡ್ಡಲಿದೆ ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಈ ವಿಷಯದಲ್ಲಿ ಅನುಮತಿ ನೀಡಿದರೆ, ಆತ ಪರಾರಿಯಾಗಲು ಸಾಧ್ಯವಾಗುವುದು. ಇದೇ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಈಗ ತಲೆಮರೆಸಿಕೊಂಡಿರುವವರೊಂದಿಗೆ ಮತ್ತೆ ಸಂಪರ್ಕ ಬೆಳೆಸಿಕೊಂಡು ಆತ ಇನ್ನಷ್ಟು ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದೂ ಕರ್ನಾಟಕ ತಿಳಿಸಿದೆ.

ಕೋರ್ಟ್‌ನ ಅನುಮತಿ ಇಲ್ಲದೇ ಬೆಂಗಳೂರಿನಿಂದ ಹೊರಗೆ ಹೋಗುವಂತಿಲ್ಲ ಎಂಬ ಜಾಮೀನಿಗೆ ಸಂಬಂಧಿಸಿದ ನಿರ್ಬಂಧವನ್ನು ಸಡಿಲಿಸುವಂತೆ ಕೋರಿ ಅಬ್ದುಲ್ ನಜೀರ್ ಮದನಿ ಸಲ್ಲಿಸಿದ್ದ ಅರ್ಜಿಗೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿದ ವೇಳೆಯಲ್ಲಿ ಈ ವಿಷಯವನ್ನು ತಿಳಿಸಿದೆ.

ರಸ್ತೆ ಅಪಘಾತ: 25ರ ಯುವಕನಿಂದ ಹೃದಯ ದಾನ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ 25 ವರ್ಷದ ವ್ಯಕ್ತಿಯು ಹೃದಯ ಸಮಸ್ಯೆ ಎದುರಿಸುತ್ತಿದ್ದ 62 ವರ್ಷದ ವ್ಯಕ್ತಿಗೆ ನೆರವಾಗಿದ್ದಾನೆ.

ಯುವಕನಿಗೆ ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದ ಪರಿಣಾಮ ವೈದ್ಯರು ಆತನ ಮಿದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಿ, ಕುಟುಂಬದ ಸದಸ್ಯರಿಗೆ ಅಂಗಾಂಗ ದಾನ ಪ್ರಕ್ರಿಯೆ ಬಗ್ಗೆ ವಿವರಿಸಿದರು. ಇದಕ್ಕೆ ಕುಟುಂಬದ ಸದಸ್ಯರು ಸಮ್ಮತಿ ಸೂಚಿಸಿದರು. ಆಂಧ್ರಪ್ರದೇಶದ ಚಿತ್ತೂರಿನ 62 ವರ್ಷದ ವ್ಯಕ್ತಿಯು ಸಂಕೀರ್ಣ ಸ್ವರೂಪದ ಹೃದಯ ಸಮಸ್ಯೆ ಎದುರಿಸುತ್ತಿದ್ದರು. ಅವರು ಇಲ್ಲಿನ ರಾಮಯ್ಯ ನಾರಾಯಣ ಹಾರ್ಟ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅವರ ಕಾಯಿಲೆ ವಾಸಿಯಾಗಲು ಹೃದಯ ಕಸಿ ಅನಿವಾರ್ಯ ಎಂದು ವೈದ್ಯರು ತಿಳಿಸಿದ್ದರು.

ಸಂಚಾರಿ ಪೊಲೀಸರ ನೆರವಿನಿಂದ ಹಸಿರು ಪಥದಲ್ಲಿ (ಶೂನ್ಯ ಟ್ರಾಫಿಕ್) ಯುವಕನ ಹೃದಯವನ್ನು 2 ಗಂಟೆ 45 ನಿಮಿಷದಲ್ಲಿ ಮೈಸೂರಿನಿಂದ ಇಲ್ಲಿಗೆ ತರಲಾಯಿತು.

ಪ್ರಯಾಣಿಕರ ಸೋಗಿನಲ್ಲಿ ಕಳ್ಳತನ

ಪ್ರಜಾವಾಣಿ ವಾರ್ತೆ



ಆರೋಪಿಗಳಿಂದ ಜಪ್ತಿ ಮಾಡಿರುವ ಚಿನ್ನಾಭರಣ ಹಾಗೂ ನಗದು.

ಬೆಂಗಳೂರು: ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಸ್ ಒಳಗೆ ಪ್ರವೇಶಿಸಿ, ಪ್ರಯಾಣಿಕರಿಗೆ ತಿಳಿಯದಂತೆ ಚಿನ್ನಾಭರಣ ಹಾಗೂ ನಗದು ಕದಿಯುತ್ತಿದ್ದ ತಂಡದ ನಾಲ್ವರು ಸದಸ್ಯರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆಯ ತುರುವೇಕೆರೆಯ ಚಂದ್ರೇಗೌಡ (45), ಮಂಜುಳಾ (32), ಕೇರಳದ ಜಮಾಲ್ ಅಬ್ದುಲ್ ನಾಸಿರ್ (51) ಹಾಗೂ ಆನೇಕಲ್‌ನ ಪ್ರಶಾಂತ್ (50) ಬಂಧಿತರು.

‘ಆರೋಪಿಗಳು ಹೆಚ್ಚು ಜನ ಹತ್ತುತ್ತಿದ್ದ ಬಸ್‌ಗೆ ಪ್ರಯಾಣಿಕರಂತೆ ಪ್ರವೇಶಿಸುತ್ತಿದ್ದರು. ಅಲ್ಲಿ ಚಿನ್ನಾಭರಣ ಹಾಗೂ ನಗದು ಇರುವವರನ್ನು ಪತ್ತೆ ಹಚ್ಚಿ, ಬ್ಯಾಗ್‌ಗಳು ಹಾಗೂ ಜೇಬಿನಲ್ಲಿರುವ ನಗದನ್ನು ಕದಿಯುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.

‘ಕಳೆದ ತಿಂಗಳು ಬೆಂಗಳೂರಿನಿಂದ ಬೇರೆ ಕಡೆಗೆ ಹೋಗಲು ಬಂದಿದ್ದ ಪ್ರಯಾಣಿಕರ ಬಳಿ ಚಿನ್ನಾಭರಣ ಇದ್ದ ಬ್ಯಾಗ್ ಇತ್ತು. ಇದನ್ನು ಆರೋಪಿಗಳನ್ನು ಕದ್ದಿದ್ದರು. ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು’.

‘ಆರೋಪಿಗಳ ವಿರುದ್ಧ ಠಾಣೆಯಲ್ಲಿ ದಾಖಲಾಗಿದ್ದ ಐದು ಕಳವು ಪ್ರಕರಣಗಳು ಪತ್ತೆಯಾಗಿವೆ. ಇವರಿಂದ ₹4.60 ಲಕ್ಷ ಬೆಲೆ ಬಾಳುವ ಚಿನ್ನಾಭರಣ, 60 ಗ್ರಾಂ ಬೆಳ್ಳಿ ಒಡವೆಗಳು,₹48 ಸಾವಿರ ನಗದು ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.

ತನಿಖೆ ಮಾಹಿತಿ ಮಾಧ್ಯಮಗಳಿಗೆ ಸೋರಿಕೆ: ಹೈಕೋರ್ಟ್ ನೋಟಿಸ್

ಬೆಂಗಳೂರು: ಯಾವುದೇ ಕ್ರಿಮಿನಲ್ ಪ್ರಕರಣದ ತನಿಖೆಯ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಆಧರಿಸಿ, ಕೇಂದ್ರ ಸರ್ಕಾರ ಮತ್ತು ಪೊಲೀಸ್ ಕಮಿಷನರ್ ಅವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.

ವಕೀಲ ಎಚ್. ನಾಗಭೂಷಣ ರಾವ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದರು. ‘ತನಿಖೆಯ ವಿವರ ಸೋರಿಕೆ ಮಾಡಿದರೆ ಅಂತಹ ಅಧಿಕಾರಿಯನ್ನು ಕಾನೂನಿನ ಅಡಿಯಲ್ಲಿ ಹೊಣೆಗಾರರನ್ನಾಗಿ ಮಾಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ಇತ್ತೀಚಿನ ಕ್ರಿಮಿನಲ್ ಪ್ರಕರಣಗಳ ತನಿಖೆ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾದ ದೃಶ್ಯಾವಳಿಯ ತುಣುಕುಗಳನ್ನು ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

‘ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿರುವ ದೃಶ್ಯಾವಳಿಗಳು ಉತ್ತಮ ಅಭಿರುಚಿಯಿಂದ ಕೂಡಿಲ್ಲ. ಕುಟುಂಬ ಸದಸ್ಯರ ಸಮ್ಮುಖದಲ್ಲಿ ಇಂತಹ ಸುದ್ದಿಗಳನ್ನು ವೀಕ್ಷಿಸಲು ಆಗುವುದಿಲ್ಲ’ ಎಂದೂ ಅರ್ಜಿದಾರರು ದೂರಿನಲ್ಲಿ ತಿಳಿಸಿದ್ದಾರೆ.

ಉದಕಮಂಡಲ ರೇಸ್

‘ಬರ್ನಾಡಿನಿ’ ಗೆಲ್ಲುವ ನಿರೀಕ್ಷೆ

ಸ್ಟೀವರ್ಡ್ಸ್ ಕಪ್ ಗುರುವಾರದ ಉದಕಮಂಡಲ ರೇಸ್‌ಗಳ ಪ್ರಧಾನ ಆಕರ್ಷಣೆಯಾಗಿದ್ದು, ಬರ್ನಾಡಿನಿ ಈ ರೇಸ್‌ನಲ್ಲಿ ಗೆಲ್ಲುವ ನಿರೀಕ್ಷೆಯಿದೆ. ಬೆಳಿಗ್ಗೆ 10.30ರಿಂದ ಪ್ರಾರಂಭವಾಗಲಿರುವ ದಿನದ ಆರು ರೇಸ್‌ಗಳಿಗೆ ನಮ್ಮ ಆಯ್ಕೆ ಈ ಕೆಳಕಂಡಂತಿದೆ:

1ನೇ ರೇಸ್: ಆಫ್ ಶೋರ್ ಬ್ರೀಝ್ 2, ಚೈತನ್ಯ 1, ಸುಪ್ರೀಮ್ ಎಕ್ಸೆಲ್ಸಿಯರ್ 3
2ನೇ ರೇಸ್: ಮೆಜೆಸ್ಟಿಕ್ ವಿಂಡ್ 3, ಅಮೆಂಡ್‌ಮೆಂಟ್ 2, ಬ್ರಿಲಿಯಂಟ್ ಸ್ಕ್ರಿಪ್ಟ್ 5
3ನೇ ರೇಸ್: ಲಾರ್ಡ್‌ಶಿಪ್ 3, ಪೆನಂಗ್ 4, ಸ್ಟಾರ್ ಎಲಿಗೆಂಟ್ 1
4ನೇ ರೇಸ್: ಅಕಿಡೊ 1, ಅನೆಕ್ಸಡ್ 5, ನೈಟ್ ಎನ್ವೀಡ್ 2
5ನೇ ರೇಸ್: ಬರ್ನಾಡಿನಿ 1, ಟ್ಯೂಡೊರ್ ಟ್ರೆಷರ್ 2, ಟರ್ಫ್ ಲೆಜೆಂಡ್ 3
6ನೇ ರೇಸ್: ಬೊಲಿವಿಯಾ 2, ಸ್ಟಾರ್ ಫ್ಲಿಂಗ್ 1, ಫನ್ ಲವರ್ 4

ಉತ್ತಮ ಬೆಟ್: ಬೊಲಿವಿಯಾ

ಜಾಕ್‌ಪಾಟ್	1ನೇ ಟ್ರಿಬಲ್	2ನೇ ಟ್ರಿಬಲ್
2,3,4,5,6	1,2,3	4,5,6

₹84 ಲಕ್ಷ ಮೌಲ್ಯದ ಗಾಂಜಾ ಜಪ್ತಿ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ



ಆರೋಪಿಗಳು ಹಾಗೂ ಪೊಲೀಸರು ಜಪ್ತಿ ಮಾಡಿರುವ ಗಾಂಜಾ.

ಬೆಂಗಳೂರು: ಆಂಧ್ರಪ್ರದೇಶದಿಂದ ಗಾಂಜಾ ತರಿಸಿಕೊಂಡು ನಗರದ ವಿವಿಧೆಡೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ವಿಶಾಖಪಟ್ಟಣದ ಚಡ್ಡ ಕೃಷ್ಣನ್ (22) ಹಾಗೂ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮೂರ್ತಿ (40) ಬಂಧಿತ ಆರೋಪಿಗಳು.

‘ಕೋರಮಂಗಲದ ಬಳ್ಳಾರಿ ಕಾಲೊನಿ ಬಳಿ ಆರೋಪಿಗಳು ಗಾಂಜಾ ಮಾರಾಟ ಮಾಡಲು ಬಂದಿದ್ದರು. ಈ ಮಾಹಿತಿ ಆಧರಿಸಿ ದಾಳಿ ನಡೆಸಿ ಇಬ್ಬರನ್ನೂ ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.

‘ಆರೋಪಿಗಳಿಂದ ₹84.60 ಲಕ್ಷ ಮೌಲ್ಯದ 141 ಕೆ.ಜಿ ಗಾಂಜಾ, ತೂಕದ ಯಂತ್ರ, ಒಂದು ವಾಹನ, ₹4 ಸಾವಿರ ನಗದು, ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

‘ಆರೋಪಿ ಚಡ್ಡ ಕೃಷ್ಣನ್, ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಗುಡ್ಡಗಾಡು ಪ್ರದೇಶದ ಆದಿವಾಸಿಗಳಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸುತ್ತಿದ್ದ. ಅದನ್ನು ರಾಜ್ಯಕ್ಕೆ ತಂದು, ಆರೋಪಿ ಮೂರ್ತಿಯೊಂದಿಗೆ ಸೇರಿಕೊಂಡು ಕೋರಮಂಗಲ, ಎಚ್.ಎಸ್.ಆರ್. ಬಡಾವಣೆ, ಕೆ.ಆರ್.ಪುರ, ಕೆ.ಆರ್. ಪೇಟೆ ಸೇರಿದಂತೆ ಹಲವೆಡೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ’ ಎಂದೂ ಹೇಳಿದರು.

ಜೋಡಿ ಕೊಲೆ: ಆರೋಪಿಗೆ ಗುಂಡು ಹಾರಿಸಿ ಬಂಧನ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಇತ್ತೀಚೆಗಷ್ಟೆ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿ ಮಂಜುನಾಥ್‌ನನ್ನು ಪೊಲೀಸರು ಗುಂಡು ಹಾರಿಸಿ ಬುಧವಾರ ಬಂಧಿಸಿದ್ದಾರೆ.

‘ಪ್ರಕರಣ ಸಂಬಂಧ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿದ್ದ ಆರೋಪಿಯನ್ನು ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಮಂಜುನಾಥ್ ಹಲ್ಲೆಗೆ ಮುಂದಾಗಿದ್ದ. ಶರಣಾಗಲು ಸೂಚಿಸಿದರೂ, ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಇನ್‌ಸ್ಪೆಕ್ಟರ್ ಕಿಶೋರ್ ಆರೋಪಿ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದರು. ಆರೋಪಿ ವಿರುದ್ಧ ಹಲವು ಪ್ರಕರಣಗಳು ಇವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏ.8ರಂದು ಮಮತಾ ಬಸು (75) ಹಾಗೂ ಅವರ ಮಗನ ಸ್ನೇಹಿತ ದೇವಬ್ರತ್ (41) ಎಂಬುವರ ಕೊಲೆಯಾಗಿತ್ತು. ಮನೆಗೆ ನುಗ್ಗಿದ್ದ ಆರೋಪಿ, ಇಬ್ಬರನ್ನೂ ಹತ್ಯೆ ಮಾಡಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಸಮೇತ ಪರಾರಿಯಾಗಿದ್ದ.

ಪುರಾತತ್ವ ಸ್ಮಾರಕಗಳ ಆವರಣದ ಅತಿಕ್ರಮಣ, ಪೌಳಿಯಲ್ಲೇ ಬಯಲು ಮಲ ವಿಸರ್ಜನೆ

ಐಹೊಳೆ; ಬಯಲು ಬಹಿರ್ದೆಸೆಗೆ ನೆಲೆ

● ವೆಂಕಟೇಶ ಜಿ.ಎಚ್



ಐಹೊಳೆಯ ತ್ರಯಂಬಕೇಶ್ವರ ದೇವಸ್ಥಾನ ಸ್ಮಾರಕಗಳ ಪರಿಸರದಲ್ಲಿ ಮಹಿಳೆಯೊಬ್ಬರು ಬಯಲು ಶೌಚಕ್ಕೆ ಹೊರಟ ನೋಟ
ಚಿತ್ರಗಳು: ಸಂಗಮೇಶ ಬಡಿಗೇರ



ಐಹೊಳೆಯ ಸ್ಮಾರಕದ ಒಳಗೆ ಸ್ಥಳೀಯರು ಧಾನ್ಯಗಳ ಚೀಲ ಸಂಗ್ರಹಿಸಿ ಇಟ್ಟಿರುವುದು

ಬಾಗಲಕೋಟೆ: 'ಭಾರತೀಯ ದೇವಾಲಯಗಳ ವಾಸ್ತುಶಿಲ್ಪದ ತೊಟ್ಟಿಲು' ಎಂಬ ಶ್ರೇಯ ಹೊಂದಿರುವ ಇಲ್ಲಿನ ಜಾಗತಿಕ ಪ್ರವಾಸಿ ತಾಣ ಐಹೊಳೆಯಲ್ಲಿ ಚಾಲುಕ್ಯರ ಕಾಲದ ಹಲವು ಸ್ಮಾರಕಗಳು ಈಗ ಸ್ಥಳೀಯರ ಪಾಲಿಗೆ ಬಯಲು ಶೌಚಕ್ಕೆ ನೆಲೆಯಾಗಿವೆ.

ಸ್ಮಾರಕಗಳ ಆವರಣ, ಹಿಂಭಾಗದ ಮರೆ, ಗಿಡ–ಗಂಟೆಗಳ ನಡುವೆ ಗ್ರಾಮಸ್ಥರು ನಿತ್ಯ ನಸುಕು–ಬೈಗಿನಲ್ಲಿ ಚೊಂಬು ಹಿಡಿದು ಬಹಿರ್ದೆಸೆಗೆ ತೆರಳುತ್ತಾರೆ. ಮನೆಗಳ ಎದುರು ಇರುವ ಸ್ಮಾರಕಗಳ ಕಟ್ಟೆಯ ಮೇಲೆ ಮಕ್ಕಳು ಶೌಚಕ್ಕೆ ಕುಳಿತ ದೃಶ್ಯ ಕಾಣಸಿಗುತ್ತವೆ.

'ಪ್ರಜಾವಾಣಿ' ಗ್ರಾಮಕ್ಕೆ ಭೇಟಿ ನೀಡಿದಾಗ ಅಲ್ಲಿನ 12ನೇ ಶತಮಾನದ ಕಲ್ಯಾಣಿ ಚಾಲುಕ್ಯರ ಶೈಲಿಯ ರಚನೆ ಹೊಂದಿರುವ ತ್ರಯಂಬಕ ದೇವಾಲಯ ಸಂಕೀರ್ಣದ ಒಳ ಆವರಣವನ್ನು ಗ್ರಾಮಸ್ಥರು ಬಯಲು ಶೌಚಕ್ಕೆ ಬಳಕೆ ಮಾಡುತ್ತಿರುವುದು ಕಂಡುಬಂದಿತು. ಪಕ್ಕದ ರಾಚಿ ಗುಡಿ ಸಂಕೀರ್ಣದಲ್ಲೂ ಮೂಗು ಮುಚ್ಚಿಕೊಂಡು ಒಳಗೆ ತೆರಳಬೇಕಾಯಿತು.

ಗ್ರಾಮದಲ್ಲಿ ಸುತ್ತಾಡಿದಾಗ ಬಹುತೇಕ ಸ್ಮಾರಕಗಳು ಸ್ಥಳೀಯರಿಂದ ಅತಿಕ್ರಮಣಕ್ಕೆ ತುತ್ತಾಗಿರುವುದು ಕಂಡುಬಂದಿತು. ದನ, ಕುರಿ–ಮೇಕೆ ಕಟ್ಟಲು, ಚಕ್ಕಡಿ ಬಂಡಿ, ಟ್ರ್ಯಾಕ್ಟರ್ ನಿಲ್ಲಿಸಲು, ಕೃಷಿ ಉಪಕರಣ ಇಡಲು ಬಳಕೆಯಾಗುತ್ತಿವೆ. ಇನ್ನೂ ಕೆಲವು ಸ್ಮಾರಕಗಳ ಆವರಣ, ಪ್ರಾಚೀನ ದೇಗುಲಗಳ ಪೌಳಿ, ಶಿಲಾ ಮಂಟಪಗಳ ಮೇಲೆ ಧಾನ್ಯ ಹರಡಲಾಗುತ್ತಿದೆ. ಬಟ್ಟೆ ಒಣಗಿಸಲು ಹಾಕಲಾಗುತ್ತಿದೆ. ಧಾನ್ಯ ಚೀಲಗಳ ಸಂಗ್ರಹಿಸಿಡಲು, ಕಟ್ಟಿಗೆ ಒಟ್ಟಲು ಬಳಸಲಾಗುತ್ತಿದೆ.

ಪ್ರಜಾವಾಣಿ ವಿಶೇಷ

ಸ್ಮಾರಕಗಳಿಗೆ ತೆರಳುವ ರಸ್ತೆಯ ಎರಡೂ ಬದಿಯಲ್ಲಿ ಪ್ರವಾಸಿಗರನ್ನು ತಿಪ್ಪೆಗಳು, ಮುಳ್ಳಿನ ಹಾದಿ ಸ್ವಾಗತಿಸುತ್ತವೆ. ಹೀಗಾಗಿ ದೇಶ–ವಿದೇಶಗಳಿಂದ ಸ್ಮಾರಕಗಳ ವೀಕ್ಷಣೆಗೆ ಬರುವ ಪ್ರವಾಸಿಗರು ಮೂಗು ಮುಚ್ಚಿಕೊಂಡು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಿದೆ.

> **ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಭಾರತೀಯ ಪುರಾತತ್ವ ಇಲಾಖೆಯವರನ್ನು ಸೇರಿಸಿ ಸ್ಮಾರಕಗಳ ಪರಿಸರವನ್ನು ಬಯಲು ಶೌಚಕ್ಕೆ ಬಳಕೆ ಮಾಡಿಕೊಳ್ಳದಂತೆ ತಡೆಯಲು ಮುಂದಾಗಲಿದ್ದೇವೆ**
> **ರಾಮಣ್ಣ ಕುರಿ,**
> ಐಹೊಳೆ ಸ್ಥಳಾಂತರ ಸಮಿತಿ ಅಧ್ಯಕ್ಷ

> **ಇಲಾಖೆಯಲ್ಲಿ ಶೇ 60ಕ್ಕೂ ಹೆಚ್ಚು ಸಿಬ್ಬಂದಿ ಕೊರತೆ ಇದೆ. ಹೀಗಾಗಿ ಸ್ಮಾರಕಗಳ ಮೇಲೆ ಕಣ್ಗಾವಲು ಕಷ್ಟವಾಗಿದೆ. ಶೀಘ್ರ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡಲಾಗುವುದು.**
> **ವಿಠ್ಠಲ ಎಸ್.ಬಡಿಗೇರ,**
> ಸೂಪರಿಂಟೆಂಡೆಂಟ್, ಎಎಸ್ಐ ಧಾರವಾಡ ವೃತ್ತ

ವಿಶೇಷವೆಂದರೆ ಐಹೊಳೆಯಲ್ಲಿ ಕಾಣಸಿಗುವ ಎಲ್ಲ ಸ್ಮಾರಕಗಳ ಎದುರು 'ಸಂರಕ್ಷಿತ ಪ್ರದೇಶ' ಎಂದು ಭಾರತೀಯ ಪುರಾತತ್ವ ಇಲಾಖೆ (ಎಎಸ್ಐ) ಫಲಕ ಅಳವಡಿಸಿದೆ. 'ಸ್ಮಾರಕಗಳ ಪರಿಸರ ದುರುಪಯೋಗಪಡಿಸಿಕೊಂಡರೆ ಭಾರೀ ಪ್ರಮಾಣದ ದಂಡ ಹಾಗೂ ಶಿಕ್ಷೆ ವಿಧಿಸುವ ಉಲ್ಲೇಖವನ್ನು ಅಲ್ಲಿನ ವಿದ್ಯಮಾನಗಳು ಅಣಕಿಸುವಂತಿವೆ' ಎಂದು ಬಾದಾಮಿಯ ಪ್ರವಾಸಿ ಮಾರ್ಗದರ್ಶಿ ಇಷ್ಟಲಿಂಗ ಶಿರಸಿ ಹೇಳುತ್ತಾರೆ.

ನನೆಗುದಿಗೆ ಬಿದ್ದ ಸ್ಥಳಾಂತರ ಕಾರ್ಯ...

ಐಹೊಳೆಯಲ್ಲಿ 100ಕ್ಕೂ ಹೆಚ್ಚು ಪ್ರಾಚೀನ ಸ್ಮಾರಕಗಳಿವೆ. ಅವುಗಳಲ್ಲಿ ದುರ್ಗಾ ದೇವಸ್ಥಾನ ಸಂಕೀರ್ಣ, ಹುಚ್ಚಿಮಲ್ಲಿಗುಡಿ, ಲಾಡಖಾನ್ ಗುಡಿ, ಹುಚ್ಚಪ್ಪಯ್ಯನಮಠ, ಗಳಗನಾಥ, ರಾವಲ್ ಪಹಡಿ, ಗುಹಾಂತರ ದೇವಾಲಯ, ಮೇಗುತಿ ದೇವಾಲಯ, ಜೈನ ಬಸದಿಗಳು ಮಾತ್ರ ಭಾರತೀಯ ಪುರಾತತ್ವ ಇಲಾಖೆಯ (ಎಎಸ್ಐ) ನಿರಂತರ ಕಣ್ಗಾವಲಿನಲ್ಲಿವೆ. ಉಳಿದವು ನಿರ್ಲಕ್ಷ್ಯಕ್ಕೀಡಾಗಿವೆ.

ಕೆಲವು ಸ್ಮಾರಕಗಳಲ್ಲಿ ಸ್ಥಳೀಯರು ವಾಸವಿದ್ದಾರೆ. ಹೀಗಾಗಿ ಅಲ್ಲಿನ ಜನವಸತಿಯನ್ನು ಬೇರೆಡೆಗೆ ಸ್ಥಳಾಂತರಿಸುವ ಕಾರ್ಯಕ್ಕೆ ದಶಕದ ಹಿಂದೆಯೇ ಚಾಲನೆ ದೊರೆತಿದೆ. ಆದರೆ ಅದಿನ್ನೂ ಕಾರ್ಯಗತಗೊಂಡಿಲ್ಲ. 2018ರ ಅಕ್ಟೋಬರ್ 1ರಂದು ಐಹೊಳೆಯಲ್ಲಿ, ಅಂದಿನ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ್ ನೇತೃತ್ವದಲ್ಲಿ ನಡೆದ ಗ್ರಾಮಸಭೆಯಲ್ಲಿ 1,052 ಮನೆಗಳ ಸ್ಥಳಾಂತರ ಕಾರ್ಯಕ್ಕೆ ಒಪ್ಪಿಗೆ ಕೂಡ ಸಿಕ್ಕಿತ್ತು. ಅದಕ್ಕೆ 51 ಎಕರೆ ಜಮೀನು ಕೂಡ ಗುರುತಿಸಲಾಗಿದೆ.

ಇಸಾಕ್‌ಗೆ ಸಚಿವರಿಂದ ₹ 25 ಸಾವಿರ ನೆರವು

ಮೈಸೂರು: ಮೈಸೂರಿನ ಸೈಯದ್ ಇಸಾಕ್ ಅವರ ಗ್ರಂಥಾಲಯದ ಮರು ನಿರ್ಮಾಣಕ್ಕಾಗಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ವೈಯಕ್ತಿಕವಾಗಿ ₹ 25 ಸಾವಿರ ನೆರವು ನೀಡಿದರು.

ಬುಧವಾರ, ಮೈಸೂರಿನ ಬಿಜೆಪಿ ಕಚೇರಿಗೆ ಇಸಾಕ್ ಅವರನ್ನು ಕರೆಯಿಸಿಕೊಂಡ ಸಚಿವರು ನಗದಿನ ಜತೆಗೆ ರಾಮಾಯಣ, ಮಹಾಭಾರತ, ಕುರಾನ್ ಹಾಗೂ ಬೈಬಲ್‌ನ ಪ್ರತಿಗಳನ್ನೂ ನೀಡಿದರು.

ಅರಬ್ಬಿ ಸಮುದ್ರದಲ್ಲಿ ದೋಣಿ ಅಪಘಾತ

ಮೂವರ ಸಾವು: 9 ಜನರಿಗೆ ಮುಂದುವರಿದ ಶೋಧ

ಪ್ರಜಾವಾಣಿ ವಾರ್ತೆ



ಸಮುದ್ರದಲ್ಲಿ ಮುಳುಗಿರುವ ಮೀನುಗಾರಿಕೆ ದೋಣಿ

ಮಂಗಳೂರು: ಸುರತ್ಕಲ್ ಲೈಟ್ ಹೌಸ್‌ನಿಂದ 42 ನಾಟಿಕಲ್ ಮೈಲಿ ದೂರದ ಅರಬ್ಬಿ ಸಮುದ್ರದಲ್ಲಿ ಸೋಮವಾರ ತಡರಾತ್ರಿ ನಡೆದ ಬೋಟ್ ಅಪಘಾತದಲ್ಲಿ ಮೂವರು ಮೀನುಗಾರರು ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದ 9 ಜನರಿಗಾಗಿ ಹುಡುಕಾಟ ಮುಂದುವರಿದಿದೆ.

ಮೃತರ ಪೈಕಿ ಮಾಣಕ್ಯದಾಸ್ ಮತ್ತು ಅಲೆಗ್ಸಾಂಡರ್ ಎಂಬುವವರ ಗುರುತು ಪತ್ತೆಯಾಗಿದ್ದು, ಇನ್ನೊಬ್ಬರ ಹೆಸರು ತಿಳಿದಿಲ್ಲ. ಬೋಟ್‌ನಲ್ಲಿ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನ ಕಾರ್ಮಿಕರಿದ್ದರು. ಏ.11ರಂದು ಬೆಳಿಗ್ಗೆ 10 ಗಂಟೆಗೆ ಕೇರಳದ ಬೇಪೂರ್‌ನಿಂದ ಹೊರಟ ಮೀನುಗಾರಿಕೆಯ ಈ ಬೋಟ್, ಸೋಮವಾರ ತಡರಾತ್ರಿ 2 ಗಂಟೆಗೆ ಸಿಂಗಪುರದ ಎಪಿಎಲ್ ಲೇ ಹ್ಯಾವ್ರೆ ಎನ್ನುವ ಹಡಗಿಗೆ ಡಿಕ್ಕಿ ಹೊಡೆದಿತ್ತು. ಸಮೀಪದಲ್ಲೇ ಇದ್ದ ಇನ್ನೊಂದು ಹಡಗಿನ ಸಿಬ್ಬಂದಿಯಿಂದ ಮಾಹಿತಿ ಪಡೆದ ಕರಾವಳಿ ಕಾವಲು ಪಡೆ ಸಿಬ್ಬಂದಿ ತುರ್ತು ಕಾರ್ಯಾಚರಣೆ ಆರಂಭಿಸಿದ್ದರು. ಉಳಿದ 9 ಜನರಿಗಾಗಿ ಶೋಧ ಮುಂದುವರಿಸಲಾಗಿದೆ. ಭಾರತೀಯ ನೌಕಾಪಡೆಯ ಹಡಗು ಹಾಗೂ ಮುಳುಗು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಕರಾವಳಿ ಕಾವಲು ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಿಸಿರುವ ಪಶ್ಚಿಮ ಬಂಗಾಳದ ಸುನಿಲ್ ದಾಸ್, ತಮಿಳುನಾಡಿನ ವೇಲು ಮುರುಗನ್ ರಾಮಲಿಂಗನ್ ಅವರನ್ನು ಕರಾವಳಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಚಿಕಿತ್ಸೆ ನೀಡಲಾಗಿದೆ ಎಂದು ಹೇಳಿದ್ದಾರೆ.

'ಸಾರಿಗೆ ವ್ಯವಸ್ಥೆಯ ಖಾಸಗೀಕರಣದ ಹುನ್ನಾರ'

ಪ್ರಜಾವಾಣಿ ವಾರ್ತೆ

ನವದೆಹಲಿ: ರಾಜ್ಯದ ಮುಷ್ಕರನಿರತ ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಆದ್ಯತೆ ನೀಡದ ಸರ್ಕಾರ, ಸಾರಿಗೆ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಎಐಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ವಲಯದ ಸಾರಿಗೆ ಸಂಸ್ಥೆಗಳನ್ನು ಸಂಪೂರ್ಣ ಬಂದ್ ಮಾಡುವತ್ತ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.

ಪ್ರಯಾಣಿಕರಿಗೆ ಹೊರೆಯಾಗದಂತೆ ಸುಲಭ ದರದಲ್ಲಿ ಸಾರಿಗೆ ಸೌಲಭ್ಯ ನೀಡುತ್ತಿರುವ ರಾಜ್ಯದ ಸಾರಿಗೆ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಕುತಂತ್ರ ನಡೆದಿರುವುದು ಸರ್ಕಾರದ ವರ್ತನೆಯಿಂದ ಸ್ಪಷ್ಟವಾಗುತ್ತಿದೆ ಎಂದು ಅವರು ದೂರಿದರು.

ಮುಷ್ಕರ ನಿರತರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದಂತೆಯೇ ಸಾರ್ವಜನಿಕ ಒಡೆತನದ ಉದ್ಯಮಗಳನ್ನು ಮಾರಾಟ ಮಾಡುವ ಪ್ರಯತ್ನ ಮಾಡುತ್ತಿದೆ. ಬಡ ನೌಕರರ ಉದ್ಯೋಗ ಕಿತ್ತುಕೊಳ್ಳುವ ಕೆಟ್ಟ ಪ್ರಯತ್ನಕ್ಕೆ ಸರ್ಕಾರ ಕೈಹಾಕಿದೆ ಎಂದು ಅವರು ಟೀಕಿಸಿದರು.

ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿರುವ ಸಾರಿಗೆ ಸಂಸ್ಥೆಗಳಿಂದ ಲಾಭದ ನಿರೀಕ್ಷೆ ಇಟ್ಟುಕೊಳ್ಳುವುದು ಸರಿಯಲ್ಲ. ಮುಷ್ಕರ ನಡೆಸುತ್ತಿರುವ ನೌಕರರನ್ನು ಬೆದರಿಸದೆ ಅವರ ಹಕ್ಕುಗಳ ರಕ್ಷಣೆಯತ್ತ ಸರ್ಕಾರ ಚಿಂತನೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಎಫ್‌ಡಿಎ ನೇಮಕಾತಿಯ ಅಧಿಸೂಚನೆ ಪಾಲಿಸಿ: ಕೆಎಟಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಎಸ್‌ಡಿಎ ಮತ್ತು ಎಫ್‌ಡಿಎ ಹುದ್ದೆಗಳಿಗೆ ಪರೀಕ್ಷೆ ಬರೆದ ಅಭ್ಯರ್ಥಿಗಳು 2018ರಿಂದ ನೇಮಕಾತಿ ಆದೇಶಕ್ಕಾಗಿ ಕಾದಿದ್ದಾರೆ. ಎಸ್‌ಡಿಎ ಮತ್ತು ಎಫ್‌ಡಿಎ ಎರಡೂ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿರುವ 186 ಅಭ್ಯರ್ಥಿಗಳು ಅತಂತ್ರರಾಗಿದ್ದಾರೆ. ನೇಮಕಾತಿ ಪ್ರಕ್ರಿಯೆಗೆ ಹೊರಡಿಸಿದ ಅಧಿಸೂಚನೆಯ ಪ್ರಕಾರ ಕೌನ್ಸೆಲಿಂಗ್ ಮೂಲಕವೇ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಆದೇಶ ನೀಡಿದೆ.

961 ಎಫ್‌ಡಿಎ(ದ್ವಿತೀಯ ದರ್ಜೆ ಸಹಾಯಕ) ಮತ್ತು 851 ಎಸ್‌ಡಿಎ(–ಪ್ರಥಮ ದರ್ಜೆ ಸಹಾಯಕ) ಹುದ್ದೆಗಳ ಭರ್ತಿಗೆ 2017ರ ಸೆಪ್ಟೆಂಬರ್ 1ರಂದು ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿತ್ತು. 2018ರ ಫೆಬ್ರುವರಿಯಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಆಯ್ಕೆಯಾದ ಅಭ್ಯರ್ಥಿಗಳ ಹೆಸರು ಎರಡೂ ಹುದ್ದೆಗಳ ಪಟ್ಟಿಯಲ್ಲಿ ಇದ್ದರೆ, ಅಂತವರನ್ನು ಕರೆದು ಕೌನ್ಸೆಲಿಂಗ್ ಮೂಲಕ ಒಂದು ಹುದ್ದೆಗೆ ನೇಮಿಸಿ ಆದೇಶಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು.

ಕೌನ್ಸೆಲಿಂಗ್ ನಡೆಸದೆ ಎಫ್‌ಡಿಎ ಪಟ್ಟಿಯಲ್ಲಿ ಇದ್ದವರನ್ನು ಎಸ್‌ಡಿಎ ಪಟ್ಟಿಯಿಂದ ಕೈಬಿಟ್ಟು, ಅಭ್ಯರ್ಥಿ ಬಯಸದ ಇಲಾಖೆಗೆ ನಿಯೋಜನೆ ಆದರೆ ಅನ್ಯಾಯವಾಗಲಿದೆ ಎಂದು ಅಭ್ಯರ್ಥಿಗಳು ಈ ಹಿಂದೆ ಆಕ್ಷೇಪ ವ್ಯಕ್ತಪಡಿಸಿದ್ದರಿಂದ 2017ರಲ್ಲಿ ಕೌನ್ಸೆಲಿಂಗ್ ನಡೆಸುವ ನಿರ್ಧಾರವನ್ನು ಕೆಪಿಎಸ್‌ಸಿ ಕೈಗೊಂಡಿತ್ತು.

ಬಳಿಕ ಕೆಪಿಎಸ್‌ಸಿ ಕಾರ್ಯದರ್ಶಿ ಅವರು ಬದಲಾದ ಕಾರಣ ಕೌನ್ಸೆಲಿಂಗ್ ನಡೆಸುವುದು ಕೆಸಿಎಸ್ (ಕರ್ನಾಟಕ ಸಿವಿಲ್ ಸೇವೆ) ನಿಯಮಗಳಿಗೆ ವಿರುದ್ಧವಾಗುತ್ತದೆ ಎಂದು ಹೊಸ ಕಾರ್ಯದರ್ಶಿ ತಡೆ ಹಿಡಿದಿದ್ದರು. ಇದರಿಂದ ಅತಂತ್ರರಾಗಿದ್ದ ಅಭ್ಯರ್ಥಿಗಳು, ಕೆಎಟಿ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಕೆಎಟಿ, 'ನೇಮಕಾತಿ ಅಧಿಸೂಚನೆ ಪ್ರಕಾರವೇ ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಕೌನ್ಸೆಲಿಂಗ್ ನಡೆಸುವುದು ಕೆಸಿಎಸ್ ನಿಯಮಗಳಿಗೆ ವಿರುದ್ಧವಾಗುವುದಿಲ್ಲ' ಎಂದು ಸ್ಪಷ್ಟಪಡಿಸಿದೆ.

'2018ರಲ್ಲಿ ಪರೀಕ್ಷೆ ಬರೆದು ನೇಮಕಾತಿಗಾಗಿ ಕಾದು ಕುಳಿತಿದ್ದೇವೆ. ಈಗ ಕೆಎಟಿ ಆದೇಶ ಹೊರಡಿಸಿ ತಿಂಗಳು ಕಳೆದಿದೆ. ಆದರೆ, ಪ್ರಕ್ರಿಯೆ ಪೂರ್ಣಗೊಳಿಸಲು ಕೆಪಿಎಸ್‌ಸಿ ಮನಸು ಮಾಡಿಲ್ಲ' ಎಂಬುದು ಅಭ್ಯರ್ಥಿಗಳ ಅಸಮಾಧಾನ. ಈ ಕುರಿತು ಕೆಪಿಎಸ್‌ಸಿ ಕಾರ್ಯದರ್ಶಿ ಜಿ. ಸತ್ಯವತಿ ಅವರಿಂದ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ಬರಲಿಲ್ಲ.

ಎಂಟು ದಿನದಲ್ಲಿ ಸಾರಿಗೆ ಇಲಾಖೆಗೆ ₹152 ಕೋಟಿ ಆದಾಯ ನಷ್ಟ

ನೌಕರರ ತೀವ್ರ ಪ್ರತಿಭಟನೆ –ಸರ್ಕಾರದ ಕ್ರಮ ಕಠಿಣ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯದಾದ್ಯಂತ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದ್ದು, ಎಂಟನೇ ದಿನವೂ ಸಾವಿರಾರು ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಹೋರಾಟ ತೀವ್ರಗೊಳಿಸಿದರು. ಭಿಕ್ಷಾಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಕೂಡ ಪಟ್ಟು ಸಡಿಲಿಸದೆ ಕಠಿಣ ಕ್ರಮಗಳಿಗೆ ಮುಂದಾಗಿದೆ. ಅಮಾನತು, ವಜಾ, ವರ್ಗಾವಣೆ ಹಾಗೂ ನಿವೃತ್ತಿ ನೀಡುವ ಪ್ರಕ್ರಿಯೆಯನ್ನು ಮುಂದುವರಿಸಿದೆ. ಮುಷ್ಕರಕ್ಕೆ ಕರೆ ನೀಡಿದ ಸಂಘಟನೆ ಹೊರತಾದ ಉಳಿದ ಸಂಘಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಆಯಾ ಬಣಗಳ ಬೆಂಬಲಿಗರನ್ನು ಕರ್ತವ್ಯಕ್ಕೆ ವಾಪಸ್ ಕರೆತರುವ ಪ್ರಯತ್ನವನ್ನೂ ಸರ್ಕಾರ ನಡೆಸುತ್ತಿದೆ.

ಹಲವು ನೌಕರರ ಮನವೊಲಿಕೆ ಯತ್ನದ ಪರಿಣಾಮ ಏ.14ರಂದು 3,200ಕ್ಕೂ ಹೆಚ್ಚು ಬಸ್‌ಗಳು ಸಂಚರಿಸಿವೆ. ಆದರೂ, ಈವರೆಗೆ ಬಸ್‌ಗಳ ಕಾರ್ಯಾಚರಣೆ ಪ್ರಮಾಣ ಶೇ 20ರಷ್ಟೂ ದಾಟಿಲ್ಲ. ಅಲ್ಲದೆ, ಒಂದು ವಾರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಬಸ್‌ಗಳು ಸಂಚರಿಸದ ಕಾರಣ ಇಲಾಖೆಗೆ ₹152 ಕೋಟಿ ವರಮಾನ ಕಡಿಮೆಯಾಗಿದೆ ಎಂದು ಸರ್ಕಾರ ಹೇಳಿದೆ. ಈ ಮಧ್ಯೆ ಮೈಸೂರು, ಬೆಂಗಳೂರಿನ ಆಯ್ದ ಘಟಕಗಳಲ್ಲಿ ಶೇ 50-70ರಷ್ಟು ಬಸ್‌ಗಳ ಸಂಚಾರ ನಡೆದಿದೆ.

ಪ್ರತಿಭಟನೆ ತೀವ್ರ: ಹಬ್ಬದ ದಿನವಾದ ಮಂಗಳವಾರ ಭಿಕ್ಷಾಟನೆ ಮೂಲಕ ಪ್ರತಿಭಟಿಸಿದ್ದ ನೌಕರರು, ಬುಧವಾರವೂ ಕುಟುಂಬ ಸಮೇತರಾಗಿ ಬೀದಿಗಿಳಿದು ಹೋರಾಟ ಮುಂದುವರಿಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ಆತ್ಮಹತ್ಯೆ ಯತ್ನ ನಡೆಸಿದರೆ, ಬಿಎಂಟಿಸಿ ನಿರ್ವಾಹಕರೊಬ್ಬರು ನೇಣಿಗೆ ಶರಣಾಗಿದ್ದಾರೆ.

ಬೆಳಗಾವಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದ ಚಾಲಕರೊಬ್ಬರಿಗೆ ನೌಕರರ ಕುಟುಂಬದವರು ತಾಳಿ ಹಾಕುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು. ಸಾವಿರಾರು ಜನ ವಾರದಿಂದ ಮುಷ್ಕರ ಮಾಡುತ್ತಿರುವ ವೇಳೆ, ಕೆಲವರು ಹೀಗೆ ಕರ್ತವ್ಯಕ್ಕೆ ಹಾಜರಾಗುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೂರು ಸ್ವೀಕರಿಸಲು ನಕಾರ: 'ಮಾರ್ಚ್ ತಿಂಗಳ ವೇತನ ಬಿಡುಗಡೆ ಮಾಡದ ಕಾರಣ ಆಯಾ ಡಿಪೊ ವ್ಯವಸ್ಥಾಪಕರ ವಿರುದ್ಧ ಸಾಮೂಹಿಕವಾಗಿ ಪೊಲೀಸರಿಗೆ ದೂರು ನೀಡಲು ಯೋಜಿಸಲಾಗಿತ್ತು. ಆದರೆ ಪೊಲೀಸರು ದೂರು ಸ್ವೀಕರಿಸುತ್ತಿಲ್ಲ. ಗುರುವಾರದಿಂದ ರಿಜಿಸ್ಟರ್ ಪೋಸ್ಟ್ ಮೂಲಕ ದೂರು ದಾಖಲು ಮಾಡುತ್ತೇವೆ, ನಂತರ ಹೈಕೋರ್ಟ್‌ಗೆ ಮನವಿ ಮಾಡುತ್ತೇವೆ' ಎಂದು ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

'ಸಾರಿಗೆ ನೌಕರರು ಹಾಗೂ ಅವರ ಕುಟುಂಬದವರು ಸೇರಿದರೆ 6 ಲಕ್ಷಕ್ಕೂ ಹೆಚ್ಚು ಮತದಾರರು ಇದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಇದನ್ನು ಮರೆಯಬಾರದು' ಎಂದೂ ಅವರು ಹೇಳಿದರು.



ಸಾರಿಗೆ ನೌಕರರ ಮುಷ್ಕರದ ಎಂಟನೇ ದಿನವಾದ ಬುಧವಾರ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಬಿಎಂಟಿಸಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ಬಸ್‌ಗಳು ನಿಂತಿದ್ದವು.

ಏಳು ದಿನಗಳಲ್ಲಾದ ಆದಾಯ ನಷ್ಟ (₹ ಕೋಟಿಗಳಲ್ಲಿ)

70	ಕೆಎಸ್‌ಆರ್‌ಟಿಸಿ
20	ಬಿಎಂಟಿಸಿ
30.50	ಎನ್‌ಡಬ್ಲ್ಯುಆರ್‌ಟಿಸಿ
31.50	ಎನ್‌ಇಕೆಆರ್‌ಟಿಸಿ
152	ಒಟ್ಟು

ಬುಧವಾರ ಕಾರ್ಯಾಚರಣೆ ನಡೆಸಿದ ಬಸ್‌ಗಳ ವಿವರ

1,669	ಕೆಎಸ್‌ಆರ್‌ಟಿಸಿ
426	ಬಿಎಂಟಿಸಿ
641	ಎನ್‌ಇಕೆಆರ್‌ಟಿಸಿ
510	ಎನ್‌ಡಬ್ಲ್ಯುಕೆಆರ್‌ಟಿಸಿ
3,246	ಒಟ್ಟು

ಮೇಣದ ಬತ್ತಿ ಹಿಡಿದು ಪ್ರತಿಭಟನೆ

'ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು. ಸಾರಿಗೆ ನೌಕರರ ಬದುಕನ್ನು ಕತ್ತಲಲ್ಲಿಟ್ಟಿರುವ ಸರ್ಕಾರದ ನಡೆ ಖಂಡಿಸಿ, ಗುರುವಾರ ಸಂಜೆ 6ರಿಂದ 7ರವರೆಗೆ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಗುವುದು' ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

'ರಾಜ್ಯದ ಎಲ್ಲ ಶಾಸಕರ ಮನೆ ಮುಂದೆ ಏಪ್ರಿಲ್ 16 ರಂದು ಧರಣಿ ನಡೆಸಲಾಗುವುದು. ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಯವರ ಮುಂದೆ ಇಡುವಂತೆ ಮನವಿ ಮಾಡಿಕೊಳ್ಳಲಾಗುವುದು' ಎಂದು ಅವರು ತಿಳಿಸಿದರು.

ಬೆಂಬಲ ಕೋರಿ ಯಶ್‌ಗೆ ಪತ್ರ

'ಸಾರಿಗೆ ನೌಕರಿಯಲ್ಲಿದ್ದವರ ಮಗನಾದ ನೀವು ನಮ್ಮ ಮುಷ್ಕರಕ್ಕೆ ಬೆಂಬಲ ನೀಡಿ' ಎಂದು ಕೋರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಚಿತ್ರನಟ ಯಶ್ ಅವರಿಗೆ ಪತ್ರ ಬರೆದಿದೆ.

'ಸರ್ಕಾರದ ದೌರ್ಜನ್ಯ, ದಬ್ಬಾಳಿಕೆಯಿಂದ ಬೇಸತ್ತು ಸಾರಿಗೆ ನೌಕರರು ಕುಟುಂಬ ಸಮೇತ ಹೋರಾಟ ನಡೆಸುತ್ತಿದ್ದಾರೆ. ನೀವು ಬೆಂಬಲ ನೀಡಿದರೆ, ನಮ್ಮ ಹೋರಾಟದ ಮೇಲೆ ಧನಾತ್ಮಕ ಪರಿಣಾಮ ಬೀರಬಹುದು. ನಿಮ್ಮ ಏಳಿಗೆಯನ್ನು ಹೆಮ್ಮೆಯಿಂದ ಸಂಭ್ರಮಿಸುವ ನಾವು ನಿಮ್ಮ ಬೆಂಬಲದ ನಿರೀಕ್ಷೆಯಲ್ಲಿದ್ದೇವೆ' ಎಂದೂ ಒಕ್ಕೂಟ ಹೇಳಿದೆ.

ಸಾರಿಗೆ ನೌಕರ ಆತ್ಮಹತ್ಯೆ

ನರೇಗಲ್ (ಗದಗ ಜಿಲ್ಲೆ): ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರ ಟಿಪ್ಪುಸುಲ್ತಾನ ಅಲ್ಲಾಸಾಬ್ ತಾಳಕೇರಿ (42) ನರೇಗಲ್ ಸಮೀಪದ ನಿಡಗುಂದಿ ಗ್ರಾಮದ ತಮ್ಮ ಮನೆಯಲ್ಲಿ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಬಿಎಂಟಿಸಿಯಲ್ಲಿ 15 ವರ್ಷಗಳಿಂದ ಚಾಲಕ/ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ಇಬ್ಬರು ಪತ್ನಿಯರು, ನಾಲ್ವರು ಪುತ್ರರು ಇದ್ದಾರೆ. ಮುಷ್ಕರ ಆರಂಭಗೊಂಡಿದ್ದರಿಂದ ವಾರದ ಹಿಂದೆ ನಿಡಗುಂದಿ ಗ್ರಾಮಕ್ಕೆ ಬಂದಿದ್ದರು. ಮನೆ ನಿರ್ವಹಣೆಗಾಗಿ ನಾಲ್ಕು ಎಕರೆ ಹೊಲವನ್ನು ₹4 ಲಕ್ಷಕ್ಕೆ ಅಡವಿಟ್ಟಿದ್ದರು. ಮನೆ ಕಟ್ಟಿಸಲು ₹3 ಲಕ್ಷ ಕೈ ಸಾಲ ಹಾಗೂ ಸ್ನೇಹಿತರು, ಸಂಬಂಧಿಕರ ಬಳಿಯೂ ಸಾಲ ಮಾಡಿದ್ದರು ಎನ್ನಲಾಗಿದೆ.

'6ನೇ ವೇತನ ಜಾರಿಯಾಗದಿದ್ದರೆ ಸಂಸಾರ ನಿರ್ವಹಣೆ ಕಷ್ಟವಾಗಲಿದೆ ಎಂದು ಆಗಾಗ ಹೇಳುತ್ತಿದ್ದರು. ಇದೇ ಕೊರಗಿನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರದ ನಿರ್ಲಕ್ಷ್ಯಕ್ಕೆ ನನ್ನ ಪತಿಯ ಜೀವ ಬಲಿಯಾಗಿದೆ' ಎಂದು ಮೊದಲ ಪತ್ನಿ ಫಾತೀಮಾ ಆರೋಪಿಸಿದರು.

'ಕುಟುಂಬ ನಿರ್ವಹಣೆಗೆ ಸಂಬಳ ಸಾಲುತ್ತಿರಲಿಲ್ಲ. ಈ ತಿಂಗಳೂ ಸಂಬಳ ಆಗುವುದಿಲ್ಲ ಎಂದು ಪತಿ ಗೋಳಾಡುತ್ತಿದ್ದರು. ಅವರು ದುಡಿದರಷ್ಟೇ ಜೀವನ ನಡೆಯುತ್ತಿತ್ತು. ಅವರ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆಯಾಗಿದೆ' ಎಂದು ಎರಡನೇ ಪತ್ನಿ ಸಂಶಾದ್ ಬೇಗಂ ಆರೋಪಿಸಿದರು.

ಸಿಬಿಎಸ್‌ಇ 10ನೇ ಪರೀಕ್ಷೆ ರದ್ದು

ಒಂದನೇ ಪುಟದಿಂದ...

ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿ ಇರಿಸಿಕೊಂಡು ಪರೀಕ್ಷೆ ರದ್ದತಿ ಮತ್ತು ಮುಂದೂಡಿಕೆಯ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಹೇಳಿದ್ದಾರೆ.

ಪರೀಕ್ಷೆ ರದ್ದು ಮಾಡುವಂತೆ ಸಮಾಜದ ವಿವಿಧ ವರ್ಗಗಳಿಂದ ಆಗ್ರಹ ವ್ಯಕ್ತವಾಗಿತ್ತು. ಪರೀಕ್ಷೆ ನಡೆಸಿದರೆ ಕೋವಿಡ್ ಹರಡುವಿಕೆ ಇನ್ನಷ್ಟು ಹೆಚ್ಚಬಹುದು. ಹಾಗಾಗಿ ಪರೀಕ್ಷೆ ರದ್ದು ಮಾಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ಒತ್ತಾಯಿಸಿದ್ದರು.

ಪರೀಕ್ಷೆ ನಡೆಸುವ ಸಿಬಿಎಸ್‌ಇಯ ನಿರ್ಧಾರ ಬದಲಾಯಿಸಲು ಮಧ್ಯ ಪ್ರವೇಶಿಸಿ ಎಂದು ಕೇಂದ್ರ ಶಿಕ್ಷಣ ಸಚಿವರನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದರು. 'ಪರೀಕ್ಷೆ ರದ್ದುಪಡಿಸಿ' ಎಂಬ ಆನ್‌ಲೈನ್ ಅಭಿಯಾನವು ಟ್ವಿಟರ್‌ನಲ್ಲಿ ಒಂದು ವಾರದಿಂದ ನಡೆಯುತ್ತಿದೆ. ಆನ್‌ಲೈನ್ ಮನವಿಗೆ ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಹಿ ಮಾಡಿದ್ದಾರೆ.

ಕಳೆದ ವರ್ಷವೂ ಪರೀಕ್ಷೆಗಳನ್ನು ಮಾರ್ಚ್ ಮಧ್ಯ ಭಾಗದಲ್ಲಿ ಸಿಬಿಎಸ್‌ಇ ಮುಂದೂಡಿತ್ತು. ಬಳಿಕ ಪರೀಕ್ಷೆಗಳನ್ನು ರದ್ದುಮಾಡಿ ಪರ್ಯಾಯ ಮೌಲ್ಯಮಾಪನ ವಿಧಾನದ ಮೂಲಕ ಫಲಿತಾಂಶ ಪ್ರಕಟಿಸಲಾಗಿತ್ತು.

ನಿಧನವಾರ್ತೆ

ಸಚಿವೆ ಜೊಲ್ಲೆಗೆ ಮಾತೃ ವಿಯೋಗ



ನಿಪ್ಪಾಣಿ (ಬೆಳಗಾವಿ ಜಿಲ್ಲೆ): ನಿಪ್ಪಾಣಿ ಮತ ಕ್ಷೇತ್ರದ ಶಾಸಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ತಾಯಿ ಸೇವಂತಾ ಹರದಾರೆ (90) ವಯೋಸಹಜ ಕಾಯಿಲೆಯಿಂದ ಮಂಗಳವಾರ ನಿಧನರಾದರು.

ಅವರಿಗೆ ಇಬ್ಬರು ಪುತ್ರಿಯರು, ಇಬ್ಬರು ಅಳಿಯಂದಿರು ಹಾಗೂ ಮೊಮ್ಮಕ್ಕಳು ಇದ್ದಾರೆ.

ಕೆಲವು ದಿನಗಳಿಂದ ಮಹಾರಾಷ್ಟ್ರದ ಕೊಲ್ಹಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಅವರ ಸ್ವಗ್ರಾಮ ಹುಕ್ಕೇರಿ ತಾಲ್ಲೂಕಿನ ಹಡಲಗಾದಲ್ಲಿ ಅಂತ್ಯಸಂಸ್ಕಾರ ನೆರವೇರಿತು.

ರಾಯಚೂರು ಜಿಲ್ಲೆಯಲ್ಲಿ ಸಿಡಿಲು ಬಡಿದು ಕುರಿಗಾಹಿ ಸಾವು: ಕೂಡ್ಲಿಗಿಯಲ್ಲಿ ರೈತ ಸಾವು

ಕೊಡಗಿನಲ್ಲಿ ಧಾರಾಕಾರ ಮಳೆ

ಪ್ರಜಾವಾಣಿ ವಾರ್ತೆ



ಮಡಿಕೇರಿ ಸಮೀಪದಲ್ಲಿ, ಮಂಗಳೂರು ರಸ್ತೆಯ ಒಂದು ಬದಿ ಕುಸಿದಿದೆ

ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಹಳೆ ಮೈಸೂರು ಭಾಗದ ವಿವಿಧೆಡೆ ಬುಧವಾರ ಗುಡುಗು ಸಹಿತ ಮಳೆಯಾಗಿದೆ. ಕೊಡುಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಬಿದ್ದಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಆನಂದಗಲ್ ಗ್ರಾಮದ ಬಳಿ ಬುಧವಾರ ಸಿಡಿಲು ಬಡಿದು ಕುರಿಗಾಹಿ ಮೃತಪಟ್ಟಿದ್ದು, 16 ಕುರಿಗಳು ಸಾವನ್ನಪ್ಪಿವೆ. ಲಿಂಗಸುಗೂರು ತಾಲ್ಲೂಕಿನ ಮೇದಿನಾಪುರ ಗ್ರಾಮದ ಈರಪ್ಪ (32) ಮೃತರು. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕುದೆರೆಡವು ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮಡಿವಾಳರ ಲಿಂಗರಾಜ(26) ಮೃತಪಟ್ಟಿದ್ದಾರೆ.

ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಬೆಳಕುಣಿ (ಸಿ) ಗ್ರಾಮದಲ್ಲಿ ಸಿಡಿಲು ಬಡಿದು ಮೂರು ಆಕಳು ಮೃತಪಟ್ಟಿವೆ. ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಾದನ ಹಿಪ್ಪರಗಾ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ, ಎತ್ತು ಮತ್ತು ಕೆರೂರು ಗ್ರಾಮದಲ್ಲಿ ಒಂದು ಎತ್ತು ಸಾವನ್ನಪ್ಪಿವೆ.

ಮೈಸೂರು, ಕೊಡಗು, ಹಾಸನ, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಯ ವಿವಿಧೆಡೆ ಬುಧವಾರ ಗುಡುಗು ಸಹಿತ ಮಳೆಯಾಗಿದೆ.

ಮಡಿಕೇರಿಯಲ್ಲಿ ಮಧ್ಯಾಹ್ನ ಒಂದು ತಾಸು ಆರ್ಭಟಿಸಿದ ಮಳೆ, ತಂಪೆರೆಯಿತು. ರಾಜಾಸೀಟ್‌ನಲ್ಲಿ ಬೃಹತ್ ಮರವೊಂದು ಉರುಳಿದೆ. ವಿರಾಜಪೇಟೆ ರಸ್ತೆಯ ಮೇಕೇರಿ ಎಂಬಲ್ಲಿ ರಸ್ತೆಗೆ ಬೃಹತ್ ಮರವೊಂದು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಸುಂಟಿಕೊಪ್ಪ, ಗೋಣಿಕೊಪ್ಪಲು, ಕೆದಕಲ್, ಗಾಳಿಬೀಡು, ಕಾಲೂರು, ವಿರಾಜಪೇಟೆ, ನಾಪೋಕ್ಲು, ತಲಕಾವೇರಿ ಭಾಗದಲ್ಲೂ ಬಿರುಸಿನ ಮಳೆಯಾಗಿದೆ. ಮಂಗಳವಾರ ರಾತ್ರಿಯೂ ಜಿಲ್ಲೆಯಲ್ಲಿ ಮಳೆಯಾಗಿತ್ತು. ಎರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು, ಕಾಫಿ ಬೆಳೆಗೆ ಅನುಕೂಲವಾಗಿದೆ ಎಂದು ಬೆಳೆಗಾರರು ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ನಂಜನಗೂಡು ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ವರಕೋಡು ಬಳಿಯ ಮೀಸಲು ಅರಣ್ಯದಲ್ಲಿ ಕುರುಚಲು ಗಿಡ ಹಾಗೂ ನೀಲಗಿರಿ ಮರಗಳಿಗೆ ಹೊತ್ತಿಕೊಂಡಿದ್ದ ಬೆಂಕಿ, ಮಧ್ಯಾಹ್ನ ಸುರಿದ ಮಳೆಯಿಂದಾಗಿ ನಿಯಂತ್ರಣಕ್ಕೆ ಬಂದಿದೆ.

ಹಾಸನ ಸೇರಿದಂತೆ ಜಿಲ್ಲೆಯ ಆಲೂರು ಹಾಗೂ ಸಕಲೇಶಪುರದಲ್ಲಿ ಬಿರುಸಿನ ಮಳೆಯಾಗಿದೆ. ಚಾಮರಾಜನಗರ ಜಿಲ್ಲೆಯ ಕೆಲವೆಡೆ ತುಂತುರು ಮಳೆಯಾಗಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ, ಕಿಕ್ಕೇರಿ, ಪಾಂಡವಪುರ, ಮೇಲುಕೋಟೆ ಭಾಗದಲ್ಲಿ ಮಧ್ಯಾಹ್ನ ಧಾರಾಕಾರ ಮಳೆಯಾದರೆ, ಸಂಜೆ ಹೊತ್ತಿಗೆ ಮಂಡ್ಯ, ನಾಗಮಂಗಲ, ಆದಿಚುಂಚನಗಿರಿ, ಶ್ರೀರಂಗಪಟ್ಟಣ, ಮದ್ದೂರು, ಮಳವಳ್ಳಿ, ಹಲಗೂರು ಭಾಗದಲ್ಲಿ ಗುಡುಗು ಸಹಿತ ಸುರಿಯಿತು.

ಕಲಬುರ್ಗಿ ನಗರದಲ್ಲಿ ಮಂಗಳವಾರ ರಾತ್ರಿ 29.4 ಮಿ.ಮೀ.ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕವಿತಾಳ ಮತ್ತು ಮಸ್ಕಿಯಲ್ಲಿ ಆಲಿಕಲ್ಲು ಮಳೆಯಾಯಿತು. ಬಸಾಪುರ ಗ್ರಾಮದಲ್ಲಿ ರಸ್ತೆ ಬದಿ ಮರ ನೆಲಕ್ಕುರುಳಿತು.

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬುಧವಾರ ಉತ್ತಮ ಮಳೆಯಾಗಿದೆ. ಗುಡುಗು, ಸಿಡಿಲು, ಗಾಳಿಯೊಂದಿಗೆ ಮಳೆ ಸುರಿದಿದೆ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ತುದಿಭಾಗ ಸುಟ್ಟಿದೆ. ತರೀಕೆರೆ, ಕೊಪ್ಪ, ಎನ್.ಆರ್.ಪುರ ಭಾಗದಲ್ಲಿ ಮಳೆ ಬಿರುಸಾಗಿ ಸುರಿದಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕಡೂರು ಭಾಗದಲ್ಲಿ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಸುತ್ತಲಿನ ಪ್ರದೇಶದಲ್ಲಿ ರಾತ್ರಿ ಉಮ್ಮ ಮಳೆಯಾಗಿದೆ. ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆ, ಮಡಂತ್ಯಾರು, ವೇಣೂರು, ನಾರಾವಿ, ಅಳದಂಗಡಿಯಲ್ಲಿ ಸಾಧಾರಣ ಮಳೆ ಸುರಿದಿದೆ. ಸುಬ್ರಹ್ಮಣ್ಯದಲ್ಲಿ ಗಾಳಿ ಮಳೆಯಾಗಿದ್ದು, ಯೇನೆಕಲ್ಲಿನಲ್ಲಿ ಮನೆಯ ಮೇಲೆ ಮರ ಬಿದ್ದಿದೆ. ಅಂಗಡಿಗಳ ಪತ್ರಾಸುಗಳು ಹಾರಿ ಹೋಗಿವೆ.

ಚಿತ್ರದುರ್ಗ ಜಿಲ್ಲೆಯ ಕೆಲವೆಡೆ ಬುಧವಾರ ಸಾಧಾರಣ ಮಳೆಯಾಯಿತು. ಹೊಸದುರ್ಗ ತಾಲ್ಲೂಕಿನ ಕಸಬಾ ಹೋಬಳಿಯ ಮಂಟೇನಹಳ್ಳಿ ಗ್ರಾಮದಲ್ಲಿ ಗುಡುಗು, ಬಿರುಗಾಳಿ ಸಹಿತ ಉತ್ತಮ ಮಳೆಯಾಯಿತು. ಹೋಬಳಿಯ ಕೊಂಡಾಪುರ, ಮಲ್ಲಪ್ಪನಹಳ್ಳಿ, ಜಮ್ಮಾಪುರ, ಬುರುಡೆಕಟ್ಟೆ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಚಳ್ಳಕೆರೆ, ಭರಮಸಾಗರದಲ್ಲಿ ತುಂತುರು ಮಳೆಯಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಮೋಡಕವಿದ ವಾತಾರಣವಿದ್ದು, ಸಂಜೆ ಅಲ್ಲಲ್ಲಿ ಮಳೆಯಾಗಿದೆ. ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಗದಗ, ವಿಜಯಪುರ ಹಾಗೂ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಗುಡುಗು, ಸಿಡಿಲಿನ ಮಳೆ ಬಿದ್ದಿದೆ. ಗಜೇಂದ್ರಗಡ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಸಮೀಪದ ರಾಜೂರ ಗ್ರಾಮದಲ್ಲಿ ಮನೆಯೊಂದರ ಮೇಲೆ ತೆಂಗಿನ ಮರ ಉರುಳಿ ಬಿದ್ದಿದೆ. ಮತ್ತೊಂದು ತೆಂಗಿನ ಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿದಿದೆ. ಬಿರುಗಾಳಿಗೆ ಹಲವು ಮರಗಳು ಧರೆಗುರುಳಿವೆ.

ಕಲಘಟಗಿಯಲ್ಲಿ ಗಾಳಿ, ಮಳೆಗೆ ಅಲೆಮಾರಿ ಜನರ ಗುಡಿಸಲುಗಳು ಕಿತ್ತುಹೋಗಿವೆ. ವಿಜಯಪುರ ಜಿಲ್ಲೆಯ ತಾಳಿಕೋಟೆ, ನಾಲತವಾಡದಲ್ಲಿ ಸಾಧಾರಣ ಮಳೆಯಾಗಿದೆ.

19 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಮುನ್ಸೂಚನೆ

ಬೆಂಗಳೂರು: 'ರಾಜ್ಯದ ಉತ್ತರ ಒಳನಾಡು ಭಾಗದಲ್ಲಿ ಸುಳಿಗಾಳಿ ಹಾಗೂ ಹವಾಮಾನ ವೈಪರೀತ್ಯದ ಪರಿಣಾಮ ಏ.15ರಂದು ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ' ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

'ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ತಾಪಮಾನ ಹೆಚ್ಚಳದಿಂದ ರಾಜ್ಯದಲ್ಲಿ ದಿಢೀರ್ ಮಳೆಯಾಗುತ್ತಿದೆ. ಬುಧವಾರವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ' ಎಂದರು.

'ಗುರುವಾರ ಸಹ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ' ಎಂದು ಮಾಹಿತಿ ನೀಡಿದರು.

'ಏ.17 ರಿಂದ ರಾಜ್ಯದಲ್ಲಿ ಮಳೆ ತಗ್ಗಿ, ಒಣಹವೆ ಮುಂದುವರಿಯಲಿದೆ. ಆದರೂ, ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು' ಎಂದವರು ತಿಳಿಸಿದರು.

ಮಳೆ-ಎಲ್ಲಿ, ಎಷ್ಟು?: ಕಲಬುರ್ಗಿ, ನಿಪ್ಪಾಣಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕೋಡಿ, ಜಮಖಂಡಿ, ಕಮಲಾಪುರ, ವಿಜಯಪುರ, ಬೈಲಹೊಂಗಲದಲ್ಲಿ ತಲಾ 1 ಸೆಂ.ಮೀ ಮಳೆ ಸುರಿದಿದೆ. ರಾಯಚೂರಿನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ದಾವಣಗೆರೆ, ಕೊಪ್ಪಳ, ವಿಜಯಪುರದಲ್ಲಿ ತಲಾ 36 ಹಾಗೂ ಬೀದರ್‌ನಲ್ಲಿ 16 ಸೆಂ.ಮೀ ಕನಿಷ್ಠ ತಾಪಮಾನ ದಾಖಲಾಗಿದೆ.

ರಾಜ್ಯದಲ್ಲಿ ಎರಡು ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆಯಲ್ಲೂ ತಂಪಾದ ವಾತಾವರಣ ಇರುತ್ತಿದೆ. ಆದರೆ, ರಾತ್ರಿ ವೇಳೆ ಸೆಕೆ ಎಂದಿನಂತೆ ಮುಂದುವರಿದಿದೆ.

ಸಿಡಿಲು ಬಡಿದು ಇಬ್ಬರ ಸಾವು

ಹುಬ್ಬಳ್ಳಿ/ ಹರಪನಹಳ್ಳಿ:: ಗದಗ, ವಿಜಯಪುರ ಹಾಗೂ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಬುಧವಾರ ಸಂಜೆ ಗುಡುಗು, ಸಿಡಿಲಿನ ಮಳೆ ಬಿದ್ದಿದೆ.ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕುದೆರೆಡವು ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮಡಿವಾಳರ ಲಿಂಗರಾಜ(26) ಮೃತಪಟ್ಟಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಮೈದೂರು ಗ್ರಾಮದ ಜಮೀನೊಂದರ ಮರದ ಕೆಳಗೆ ಬುಧವಾರ ನಿಂತಿದ್ದ ಕುರಿಗಾಹಿ ಬಸವರಾಜ್ (23) ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಜೊತೆಯಲ್ಲಿದ್ದ ಅವರ ತಂದೆ ದೇವೇಂದ್ರಪ್ಪ, ಸಹೋದರ ವೀರೇಶ್ ಸೇರಿ ನಾಲ್ಕು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿಯುತ್ತಿದ್ದಂತೆಯೇ ಜೊತೆಯಲ್ಲಿದ್ದವರು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಸವರಾಜ್ ಕೊನೆ ಉಸಿರೆಳೆದಿದ್ದಾರೆ ಎಂದು ತಹಶೀಲ್ದಾರ್ ನಂದೀಶ್ ತಿಳಿಸಿದ್ದಾರೆ.

ಹೇಳಿಕೆಗಳಿಗೆ ಈಗಲೂ ಬದ್ಧ: ಸಿ.ಡಿ ಸಂತ್ರಸ್ತೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಸಿ.ಡಿ ಪ್ರಕರಣ ಸಂಬಂಧ ನಾನು ಕೆಲವು ಮಾಹಿತಿಗಳನ್ನು ಒದಗಿಸಲು ಕಾಲಾವಕಾಶ ಕೋರಲು ತನಿಖಾಧಿಕಾರಿಗಳ ಎದುರು ಹಾಜರಾದೆ. ಆದರೆ, ಬೇರೆ ಯಾವುದೇ ಹೇಳಿಕೆಗಳನ್ನು ಅಧಿಕಾರಿಗಳಿಗೆ ನೀಡಿಲ್ಲ. ಮೊದಲು ನೀಡಿರುವ ಹೇಳಿಕೆಗಳಿಗೆ ಈಗಲೂ ಬದ್ಧ' ಎಂದು ಸಂತ್ರಸ್ತ ಯುವತಿ ತಿಳಿಸಿದ್ದಾರೆ.

ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳ ಎದುರು ಸಂತ್ರಸ್ತೆ ಸೋಮವಾರ ಹಾಜರಾಗಿದ್ದರು. ತಮ್ಮ ವಕೀಲರ ಸಮೇತ ಆಡುಗೋಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ತೆರಳಿದ್ದ ಸಂತ್ರಸ್ತೆ, ಅರ್ಧ ಗಂಟೆ ತನಿಖಾಧಿಕಾರಿ ಜೊತೆ ಮಾತನಾಡಿದ್ದರು.

ಈ ಬೆಳವಣಿಗೆಯ ಬಳಿಕ 'ಸಂತ್ರಸ್ತೆ ತಮ್ಮ ಹೇಳಿಕೆ ಹಿಂಪಡೆಯುತ್ತಿದ್ದಾರೆ' ಎಂಬ ವಿಚಾರ ಹಬ್ಬಿತ್ತು. ಈ ಸಂಬಂಧ ಯುವತಿ ವಿಡಿಯೊ ಹಾಗೂ ಮಾಧ್ಯಮ ಪ್ರಕಟಣೆಯನ್ನು ಮಂಗಳವಾರ ಬಿಡುಗಡೆ ಮಾಡಿದರು.

'ನಾನು ಮೊದಲು ನೀಡಿದ್ದ ಹೇಳಿಕೆಗಳು ಒತ್ತಡದಿಂದ ನೀಡಿದ್ದೆ. ಅದನ್ನು ಹಿಂಪಡೆಯುವ ವಿಚಾರವಾಗಿ ತನಿಖಾಧಿಕಾರಿಯನ್ನು ಕೇಳಿಕೊಂಡಿದ್ದಾಗಿ ಮಾತುಗಳು ಕೇಳಿ ಬರುತ್ತಿವೆ. ಪೋಷಕರೊಂದಿಗೆ ಚರ್ಚಿಸಿ, ಮನಪರಿವರ್ತನೆಯಾಗಿ ನಾನು ಪ್ರಕರಣದಿಂದ ಹಿಂದೆ ಸರಿಯುತ್ತಿರುವುದಾಗಿಯೂ ಸುದ್ದಿ ಹರಿದಾಡುತ್ತಿದೆ. ಇದು, ಸತ್ಯಕ್ಕೆ ದೂರವಾದದ್ದು. ನಾನು ಈಗಲೂ ಮೊದಲು ನೀಡಿದ್ದ ಹೇಳಿಕೆಗಳಿಗೆ ಬದ್ಧಳಾಗಿದ್ದೇನೆ' ಎಂದು ತಿಳಿಸಿದ್ದಾರೆ.

'ನನ್ನ ವಕೀಲರೊಂದಿಗೆ ಎಸ್‌ಐಟಿಗೆ ಹೋಗುವ ಕುರಿತು ಮುಂಚೆಯೇ ಮಾಹಿತಿ ನೀಡಿದ್ದೆ. ಪ್ರಕರಣದ ಆರೋಪಿ ರಮೇಶ ಜಾರಕಿಹೊಳಿ ಅವರನ್ನು ವಿಚಾರಣೆಗೆ ಕರೆಯಿಸದಿರುವ ಕುರಿತೂ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ದೂರು ನೀಡಿದ್ದೇನೆ. ರಮೇಶ ಜಾರಕಿಹೊಳಿ ಕೊರೊನಾ ಪೀಡಿತರಂತೆ ನಟನೆ ಮಾಡುತ್ತಿದ್ದು, ವಿಚಾರಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಈ ರೀತಿ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಸೃಷ್ಟಿಸಿ, ನನ್ನ ವಿರುದ್ಧ ಷಡ್ಯಂತ್ರ ಮಾಡಿರುವ ಸಾಧ್ಯತೆ ಇದೆ' ಎಂದೂ ಯುವತಿ ಆರೋಪಿಸಿದ್ದಾರೆ.

ಧಾರಾವಾಹಿ ಫ್ಲೆಕ್ಸ್‌ಗೆ ಬೆಂಕಿ: ನಾಲ್ವರು ವಶಕ್ಕೆ

ಪ್ರಜಾವಾಣಿ ವಾರ್ತೆ

ಪಿರಿಯಾಪಟ್ಟಣ (ಮೈಸೂರು ಜಿಲ್ಲೆ): ತಾಲ್ಲೂಕಿನ ಬೆಳತೂರು ಗ್ರಾಮದಲ್ಲಿ, ಡಾ.ಬಿ.ಆರ್ ಅಂಬೇಡ್ಕರ್ ಜೀವನಾಧಾರಿತ ಧಾರಾವಾಹಿ 'ಮಹಾನಾಯಕ' ಫ್ಲೆಕ್ಸ್‌ಗೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಹಾನಿ ಮಾಡಿದ್ದಾರೆ.

ಗ್ರಾಮದ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು, ಅಂಬೇಡ್ಕರ್ ಜನ್ಮದಿನ ಆಚರಿಸಲು ಮಂಗಳವಾರ ರಾತ್ರಿ ತಯಾರಿ ನಡೆಸಿದ್ದರು. ಬೆಂಕಿ ಹಚ್ಚಿರುವುದು ಬುಧವಾರ ನಸುಕಿನಲ್ಲಿ ಗೊತ್ತಾಗಿದೆ.

ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿ ಸ್ವಾಮಿ, ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ರಂಜಾನ್: ಸರ್ಕಾರದಿಂದ ಮಾರ್ಗಸೂಚಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗ ಹೊರತುಪಡಿಸಿ ಉಳಿದೆಡೆ ಬುಧವಾರದಿಂದ (ಏ.14) ರಂಜಾನ್ ಉಪವಾಸ ಆರಂಭವಾಗಿದ್ದು, ಕೋವಿಡ್ ಕಾರಣದಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಪ್ರಾರ್ಥನೆಗೆ ಐದು ನಿಮಿಷ ಮೊದಲು ಮಸೀದಿ ತೆರೆಯಬೇಕು. ಕಂಟೈನ್‌ಮೆಂಟ್ ವಲಯಗಳಲ್ಲಿ ಇರುವ ಮಸೀದಿಗಳನ್ನು ಬಂದ್ ಮಾಡಬೇಕು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.

ಪ್ರಾರ್ಥನೆ ಮಾಡಲು ಸ್ವಂತ ಚಾದರ್ ತರಬೇಕು, ಮಾಸ್ಕ್ ಧರಿಸುವುದು ಕಡ್ಡಾಯ. ಎರಡು ಮೀಟರ್‌ನಷ್ಟು ಅಂತರ ಕಾಪಾಡಬೇಕು. ಇಫ್ತಾರ್ ಕೂಟ ನಡೆಸುವಂತಿಲ್ಲ ಸೇರಿದಂತೆ ವಿವಿಧ ನಿರ್ಬಂಧಗಳನ್ನು ವಿಧಿಸಲಾಗಿದೆ.

ಸಾಮೂಹಿಕ ಪ್ರಾರ್ಥನೆ ಸಮಯದಲ್ಲಿ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಮಸೀದಿಗೆ ಬರುವಾಗ ಸರದಿ ಸಾಲು ಅನುಸರಿಸಬೇಕು, ಪ್ರತಿ ಹೊತ್ತಿನ ನಮಾಜ್ ಬಳಿಕ ಸ್ಯಾನಿಟೈಸರ್ ಅಳವಡಿಕೆ ಕಡ್ಡಾಯವಾಗಿದೆ. ಅಲ್ಲದೆ 60 ವರ್ಷ ದಾಟಿದವರು ಮತ್ತು ಮಕ್ಕಳು ಮಸೀದಿಗೆ ಬರುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿದೆ. ಇಫ್ತಾರ್‌ಗಳನ್ನು ಮನೆಯಲ್ಲೇ ಮಾಡಿಕೊಳ್ಳಬೇಕು, ಕೊರೊನಾ ನಿಯಮಗಳನ್ನು ಪಾಲಿಸಿ ಮಸೀದಿಗಳಲ್ಲಿ ನಮಾಜ್ ಮಾಡಬಹುದಾಗಿದೆ. ಆದರೆ, ಪ್ರಾರ್ಥನೆ ಕೂಗುವ ಐದು ನಿಮಿಷಗಳ ಮೊದಲು ಮಸೀದಿ ತೆರೆಯಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.

ಕರಾವಳಿ ಭಾಗದಲ್ಲಿ ಸೋಮವಾರ ರಾತ್ರಿ ಚಂದ್ರ ದರ್ಶನವಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ಮಂಗಳವಾರದಿಂದಲೇ ರಂಜಾನ್ ಉಪವಾಸ ಆರಂಭವಾಗಿದೆ.

ಐಇಎಸ್ ಪರೀಕ್ಷೆಯಲ್ಲಿ ಭಾಗ್ಯಶ್ರೀಗೆ 39ನೇ ರ್‍ಯಾಂಕ್



ಭಾಗ್ಯಶ್ರೀ

ಆಲಮಟ್ಟಿ (ವಿಜಯಪುರ): ಕೇಂದ್ರ ಲೋಕಸೇವಾ ಆಯೋಗ ನಡೆಸುವ ಇಂಡಿಯನ್ ಎಂಜಿನಿಯರಿಂಗ್ ಸರ್ವಿಸ್ (ಐಇಎಸ್) ಪರೀಕ್ಷೆ ಫಲಿತಾಂಶ ಏ.12ರಂದು ಪ್ರಕಟವಾಗಿದ್ದು ಬಸವನಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದ ಭಾಗ್ಯಶ್ರೀ ಸುರೇಶ ವಾಲೀಕಾರ ದೇಶಕ್ಕೆ 39ನೇ ರ್‍ಯಾಂಕ್ ಪಡೆದಿದ್ದಾರೆ.

ಆಲಮಟ್ಟಿ ಆರ್.ಎಸ್. ನಿವಾಸಿ ಸುರೇಶ ವಾಲೀಕಾರ ಹಾಗೂ ಭಾರತಿ ವಾಲೀಕಾರ ಶಿಕ್ಷಕ ದಂಪತಿಯ ಪುತ್ರಿಯಾಗಿರುವ ಇವರು, ಮೊದಲ ಪ್ರಯತ್ನದಲ್ಲಿಯೇ ಈ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.

1 ರಿಂದ 5ನೇ ತರಗತಿಯವರೆಗೆ ಇಲ್ಲಿಯ ಕನ್ನಡ ಶಾಲೆಯಲ್ಲಿ ಕಲಿತಿರುವ ಇವರು, 6 ರಿಂದ 12 ನೇ ತರಗತಿಯವರೆಗೆ ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ಓದಿದ್ದಾರೆ. ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜ್‌ನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ ಪಾಸಾಗಿದ್ದಾರೆ.

Infosys® Navigate your next

Infosys Limited

Regd. office: Electronics City, Hosur Road, Bengaluru 560 100, India.

CIN: L85110KA1981PLC013115
Website: www.infosys.com
Email: investors@infosys.com
T: 91 80 2852 0261
F: 91 80 2852 0362

Q4 FY 21 Financial Results

Extract of consolidated audited financial results of Infosys Limited and its subsidiaries for the quarter and year ended March 31, 2021 prepared in compliance with the Indian Accounting Standards (Ind-AS)

(in ₹ crore, except per equity share data)

Particulars	Quarter ended March 31, 2021	Year ended March 31, 2021	Quarter ended March 31, 2020
Revenue from operations	**26,311**	**100,472**	**23,267**
Profit before tax	6,935	26,628	5,496
Profit for the period	5,078	19,423	4,335
Total comprehensive income for the period (comprising profit for the period after tax and other comprehensive income after tax)	4,564	19,729	4,564
Profit attributable to:			
Owners of the Company	5,076	19,351	4,321
Non-controlling interest	2	72	14
	5,078	**19,423**	**4,335**
Total comprehensive income attributable to:			
Owners of the Company	4,570	19,651	4,545
Non-controlling interest	(6)	78	19
	4,564	**19,729**	**4,564**
Paid-up share capital (par value ₹5/- each fully paid)	2,124	2,124	2,122
Other equity #	74,227	74,227	63,328
Earnings per share (par value ₹5/- each)*			
Basic (₹)	11.96	45.61	10.19
Diluted (₹)	11.94	45.52	10.18

* *EPS is not annualized for the quarter ended March 31, 2021 and quarter ended March 31, 2020*
Excludes non-controlling interest

1. Notes pertaining to the current quarter

a) The audited interim consolidated financial statements for the quarter and year ended March 31, 2021 have been taken on record by the Board of Directors at its meeting held on April 14, 2021. The statutory auditors, Deloitte Haskins & Sells LLP have expressed an unmodified audit opinion. The information presented above is extracted from the audited interim consolidated financial statements. These interim consolidated financial statements are prepared in accordance with the Indian Accounting Standards (Ind-AS) as prescribed under Section 133 of the Companies Act, 2013 read with Rule 3 of the Companies (Indian Accounting Standards) Rules, 2015 and relevant amendment rules thereafter.

b) **Buyback of equity shares**

In line with the Capital Allocation Policy, the Board, at its meeting held on April 14, 2021, approved the buyback of equity shares, from the open market route through the Indian stock exchanges, amounting to ₹9,200 crore (Maximum Buyback Size, excluding buyback tax) at a price not exceeding ₹1,750 per share (Maximum Buyback Price), subject to shareholders' approval in the ensuing Annual General Meeting .

c) **Board appointment**

The Board, based on the recommendation of the Nomination and Remuneration Committee, appointed Chitra Nayak as an additional and Independent Director (DIN: 09101763) of the Company effective March 25, 2021 for a period of 3 years, subject to the approval of the shareholders.

d) **Constitution of the Environmental Social and Governance (ESG) Committee**

The Board approved the constitution of the ESG Committee with effect from April 14, 2021. The ESG Committee shall comprise Kiran Mazumdar -Shaw as the Chairperson, and Chitra Nayak and Uri Levine as members.

e) **Estimation of uncertainties relating to the global health pandemic from COVID-19 (COVID-19):**

The Group has considered the possible effects that may result from the COVID-19 pandemic in the preparation of these interim consolidated financial statements including the recoverability of the carrying amounts of financial and non financial assets. In developing the assumptions relating to the possible future uncertainties in the global economic conditions because of this pandemic, the Group has, at the date of approval of these financial statements, used internal and external sources of information including credit reports and related information and economic forecasts and expects that the carrying amount of these assets will be recovered. The impact of COVID-19 on the Group's financial statements may differ from that estimated at the date of approval of these interim consolidated financial statements.

f) **Update on employee stock grants**

i) The Board, on April 14, 2021, based on the recommendations of the Nomination and Remuneration Committee, approved the annual performance-based grant of Restricted Stock Units (RSUs) amounting to ₹13 crore for the financial year 2022 under the 2015 Stock Incentive Compensation Plan ("the 2015 Plan") to Salil Parekh, CEO and MD. This was pursuant to the approval from the shareholders through postal ballot concluded on February 20, 2018 and as per the shareholders' approval in the Annual General Meeting held on June 22, 2019. These RSUs will vest in line with the current employment agreement. The RSUs will be granted w.e.f. May 2, 2021 and the number of RSUs will be calculated based on the market price at the close of trading on May 2, 2021.

ii) The Board, on April 14, 2021, based on the recommendation of the Nomination and Remuneration Committee, approved the grant of annual performance-based stock incentives in the form of RSUs to Salil Parekh, CEO & MD, covering the Company's equity shares having a market value of ₹10 crore as on the date of the grant under the Infosys Expanded Stock Ownership Program-2019 ("the 2019 Plan"), which shall vest 12 months from the date of the grant subject to the Company's achievement of certain performance criteria as laid out in the 2019 Plan. This was pursuant to the approval from the shareholders in the Annual General Meeting held on June 22, 2019.The RSUs will be granted w.e.f. May 2, 2021 and the number of RSUs will be calculated based on the market price at the close of trading on May 2, 2021.

iii) The Board, on April 14, 2021, based on the recommendations of the Nomination and Remuneration Committee, approved the annual performance-based grant of RSUs amounting to ₹0.75 crore for the financial year 2022 under the 2015 Plan to a Key Managerial Personnel (KMP). These RSUs will vest in line with the current employment agreement based on the achievement of certain performance targets. The RSUs will be granted w.e.f. May 2, 2021 and the number of RSUs will be calculated based on the market price at the close of trading on May 2, 2021.

g) **Proposed transfer of Corporate Social Responsibility (CSR) asset**

Consequent to the Companies (Corporate Social Responsibility Policy) Amendment Rules, 2021 ("the Rules"), the Company intends to transfer its CSR capital assets created prior to January 2021 to a controlled subsidiary (referred to as "the Subsidiary") to be established in accordance with Section 8 of the Companies Act, 2013 for charitable objects. The transfer will be undertaken upon obtaining the required approvals from regulatory authorities.

The Subsidiary will be included in the consolidated financial statements of the Company commencing in the period from formation because the Company will have the power to direct all of the Subsidiary's relevant activities that affect returns and the Company will be exposed to any future financial support that may be required by the Subsidiary.

The Company evaluated the impact of the Rules on the carrying amount of the capital asset of ₹ 283 crore in the consolidated financial statements as at March 31, 2021, and concluded that the recoverable amount of capital asset, estimated based on future cash flows from continuing use of the capital asset is expected to exceed the carrying amount including in the period subsequent to the transfer to the Subsidiary.

h) **Update on the Code on Social Security, 2020 ("the Code")**

The Code relating to employee benefits during employment and post-employment benefits received Presidential assent in September 2020. The Code has been published in the Gazette of India. However, the date on which the Code will come into effect has not been notified. The Company will assess the impact of the Code when it comes into effect and will record any related impact in the period when the Code becomes effective.

i) **Business transfer – Kallidus Inc. and Skava Systems Private Limited**

On October 11, 2019, the Board of Directors of Infosys authorized the Company to execute a Business Transfer Agreement and related documents with its wholly-owned subsidiaries, Kallidus Inc. and Skava Systems Private Limited (together referred to as "Skava"), to transfer the business of Skava to Infosys Limited for a consideration based on an independent valuation. On August 15, 2020, the Company entered into a business transfer agreement to transfer the business of Kallidus Inc. and Skava Systems Private Limited for a consideration of ₹171 crore and ₹66 crore respectively on securing the requisite regulatory approvals. The transaction was between a holding company and a wholly owned subsidiary and therefore was accounted for at carrying values and did not have any impact on the consolidated financial statements. Subsequently on March 9, 2021, Kallidus Inc was liquidated. Further, on March 29, 2021, the shareholders of Skava have approved to voluntarily liquidate the affairs of the Company. Accordingly, Skava will complete the process of voluntary liquidation pursuant to Section 59 of the Insolvency and Bankruptcy Code of 2016 and applicable provisions of the Companies Act, 2013.

2. Information on dividends for the quarter and year ended March 31, 2021

For financial year 2021, the Board recommended a final dividend of ₹15/- (par value of ₹5/- each) per equity share. This payment is subject to the approval of shareholders in the Annual General Meeting (AGM) of the Company to be held on June 19, 2021. The dividend will be paid on June 25, 2021. The record date for the purpose of the payment of final dividend is June 1, 2021. For the financial year ended 2020, the Company declared a final dividend of ₹9.50/- per equity share.

An interim dividend of ₹12/- (par value of ₹5/- each) per equity share was declared on October 14, 2020 and the same was paid on November 11, 2020. The interim dividend declared in the previous year was ₹8/- per equity share.

(in ₹)

Particulars	Quarter ended March 31, 2021	Year ended March 31, 2021	Quarter ended March 31, 2020
Dividend per share (par value ₹5/- each)			
Interim dividend	–	12.00	–
Final dividend	15.00	15.00	9.50

3. Audited financial results of Infosys Limited (Standalone information)

(in ₹ crore)

Particulars	Quarter ended March 31, 2021	Year ended March 31, 2021	Quarter ended March 31, 2020
Revenue from operations	22,497	85,912	20,187
Profit before tax	6,040	24,477	5,128
Profit for the period	4,459	18,048	4,069

The above is an extract of the detailed format of the quarterly audited financial results filed with stock exchanges under Regulation 33 of the SEBI (Listing and Other Disclosure Requirements) Regulations, 2015. The full format of the quarterly audited financial results are available on the stock exchange websites, www.nseindia.com and www.bseindia.com, and on the Company's website, www.infosys.com.

By order of the Board
for Infosys Limited

Sd/-

Bengaluru, India
April 14, 2021

U.B. Pravin Rao
Chief Operating Officer and Whole-time Director

Certain statements in this release concerning our future growth prospects, financial expectations and plans for navigating the COVID-19 impact on our employees, clients and stakeholders are forward-looking statements intended to qualify for the 'safe harbor' under the Private Securities Litigation Reform Act of 1995, which involve a number of risks and uncertainties that could cause actual results to differ materially from those in such forward-looking statements. The risks and uncertainties relating to these statements include, but are not limited to, risks and uncertainties regarding COVID-19 and the effects of government and other measures seeking to contain its spread, risks related to an economic downturn or recession in India, the United States and other countries around the world, changes in political, business, and economic conditions, fluctuations in earnings, fluctuations in foreign exchange rates, our ability to manage growth, intense competition in IT services including those factors which may affect our cost advantage, wage increases in India, our ability to attract and retain highly skilled professionals, time and cost overruns on fixed-price, fixed-time frame contracts, client concentration, restrictions on immigration, industry segment concentration, our ability to manage our international operations, reduced demand for technology in our key focus areas, disruptions in telecommunication networks or system failures, our ability to successfully complete and integrate potential acquisitions, liability for damages on our service contracts, the success of the companies in which Infosys has made strategic investments, withdrawal or expiration of governmental fiscal incentives, political instability and regional conflicts, legal restrictions on raising capital or acquiring companies outside India, unauthorized use of our intellectual property and general economic conditions affecting our industry and the outcome of pending litigation and government investigation. Additional risks that could affect our future operating results are more fully described in our United States Securities and Exchange Commission filings including our Annual Report on Form 20-F for the fiscal year ended March 31, 2020. These filings are available at www.sec.gov. Infosys may, from time to time, make additional written and oral forward-looking statements, including statements contained in the Company's filings with the Securities and Exchange Commission and our reports to shareholders. The Company does not undertake to update any forward-looking statements that may be made from time to time by or on behalf of the Company unless it is required by law.

ಬೆಳಗಾವಿ ಲೋಕಸಭಾ ಕ್ಷೇತ್ರ ಉಪಚುನಾವಣಾ ಕಣ: ಅನುಕಂಪ ನಂಬಿರುವ ಬಿಜೆಪಿ; ಆಡಳಿತ ವಿರೋಧಿ ಅಲೆ ನೆಚ್ಚಿಕೊಂಡಿರುವ 'ಕೈ'

'ಅಲೆ'ಗಳ ನಡುವೆ ಗೆಲುವಿನ ದಡ ಸೇರುವವರಾರು?

● ಎಂ. ಮಹೇಶ

ಬೆಳಗಾವಿ: ಅನುಕಂಪದ ಅಲೆ ಮತ್ತು ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಉಂಟಾಗಿರುವ ಆಡಳಿತ ವಿರೋಧಿ ಅಲೆಯ ಚರ್ಚೆಗಳಿಂದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣಾ ಕಣ ರಂಗೇರಿದೆ.



ಮಂಗಲಾ ಸುರೇಶ ಅಂಗಡಿ

ಬಿಜೆಪಿಯಿಂದ ಸತತ 4ನೇ ಬಾರಿಗೆ ಗೆದ್ದು ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಕೋವಿಡ್‌–19ನಿಂದಾಗಿ ಮೃತರಾದ್ದರಿಂದ ಏ.17ರಂದು ಉಪ ಚುನಾವಣೆ ನಿಗದಿಯಾಗಿದೆ. ಕಣದಲ್ಲಿ 10 ಮಂದಿ ಅಭ್ಯರ್ಥಿಗಳಿದ್ದರೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಇದೆ. ಎರಡೂ ಪಕ್ಷಗಳು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು ಜಿದ್ದಾಜಿದ್ದಿ ಜೋರಾಗಿದೆ.

ದಿವಂಗತ ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ನೀಡಿರುವ ಬಿಜೆಪಿಯು ಅನುಕಂಪದ ಅಲೆಯೊಂದಿಗೆ ಗೆಲುವಿನ ದಡ ಸೇರಬಹುದೆಂದು ನೆಚ್ಚಿಕೊಂಡಿದೆ. ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಅಖಾಡಕ್ಕೆ ಇಳಿಸಿರುವ ಕಾಂಗ್ರೆಸ್, ಆಡಳಿತ ವಿರೋಧಿ ಅಲೆಯ ಲಾಭ ಒಗ್ಗೂಡಿಸಲು ಶ್ರಮಿಸುತ್ತಿದೆ. ಕ್ಷೇತ್ರ ಉಳಿಸಿಕೊಳ್ಳಲು ಬಿಜೆಪಿ ಮತ್ತು ಕಸಿದುಕೊಳ್ಳಲು ಕಾಂಗ್ರೆಸ್ ಕಸರತ್ತು ನಡೆಸಿವೆ.

ಅಖಾಡದಲ್ಲೊಂದು ಸುತ್ತು

ಬಲಾಬಲ

ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 6ರಲ್ಲಿ ಬಿಜೆಪಿ ಶಾಸಕರಿದ್ದಾರೆ. ಇತರ ಜನಪ್ರತಿನಿಧಿಗಳು ಹಾಗೂ ನಿಗಮ–ಮಂಡಳಿಗಳ ಅಧ್ಯಕ್ಷರಿಗೂ ಬಿಜೆಪಿ 'ಜವಾಬ್ದಾರಿ' ಕೊಟ್ಟಿದೆ. 18.13 ಲಕ್ಷ ಮತದಾರರಿದ್ದು, ವೀರಶೈವ ಲಿಂಗಾಯತ, ಮರಾಠ, ಕುರುಬರು ಹಾಗೂ ಅಲ್ಪಸಂಖ್ಯಾತರ ಮತಗಳು ಹೆಚ್ಚಿವೆ. ವೀರಶೈವ ಲಿಂಗಾಯತರು ನಿರ್ಣಾಯಕರು. ಬಿಜೆಪಿ ಅಭ್ಯರ್ಥಿ ಆ ಸಮುದಾಯದವರು.

ಎರಡೂ ಪಕ್ಷಗಳೂ, ಆಯಾ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಜಾತಿಗಳ ನಾಯಕರು ಮತ್ತು ಜನಪ್ರತಿನಿಧಿಗಳನ್ನು 'ಮತ ಬೇಟೆ'ಗೆ ನಿಯೋಜಿಸಿವೆ. ವಾಲ್ಮೀಕಿ ನಾಯಕ ಸಮಾಜದ ಸತೀಶ ಲಿಂಗಾಯತ ಹಾಗೂ ಮರಾಠ ನಾಯಕರ ನೆರವು ಪಡೆಯುತ್ತಿದ್ದಾರೆ. ಅಂದಾಜು 2.25 ಲಕ್ಷವಿರುವ ಮರಾಠರನ್ನು ಒಲಿಸಿಕೊಂಡವರು ಗೆಲುವಿನ ಹಾದಿಯಲ್ಲಿ ದೂರ ಸಾಗಬಹುದು.

ಆರಂಭದಲ್ಲಿ ಕಾಂಗ್ರೆಸ್ ಭದ್ರಕೋಟೆ

ಕ್ಷೇತ್ರವು ಆರಂಭದಿಂದಲೂ ಕಾಂಗ್ರೆಸ್ ಭದ್ರಕೋಟೆ ಆಗಿತ್ತು. ಆ ಪಕ್ಷ ಬಾರಿ 10 ಬಾರಿ ಗೆದ್ದಿದೆ. ಎನ್‌ಸಿಜಿ ಮತ್ತು ಜನತಾದಳ ತಲಾ ಒಂದು ಹಾಗೂ ಬಿಜೆಪಿ 5 ಬಾರಿ ಜಯಿಸಿದೆ. 2004ರಿಂದ ಸುರೇಶ ಅಂಗಡಿ ಕ್ಷೇತ್ರವನ್ನು ವಶಪಡಿಸಿಕೊಂಡಿದ್ದರು. 1998ರಲ್ಲಿ ಬಿಜೆಪಿಗೆ ಗೆಲುವಿನ 'ಸಿಹಿ' ನೀಡಿದ್ದವರು ಬಾಬಾಗೌಡ ಪಾಟೀಲ. ಕೇಂದ್ರ ಸಚಿವರೂ ಆಗಿದ್ದ ಅವರೀಗ, 'ರೈತ ವಿರೋಧಿ ಧೋರಣೆ ಮತ್ತು ಕರಾಳ ಕೃಷಿ ಕಾನೂನುಗಳನ್ನು ವಿರೋಧಿಸಿ ಕಾಂಗ್ರೆಸ್ ಬೆಂಬಲಿಸಬೇಕು' ಎಂದು ಕೋರುತ್ತಾ ಬಿಜೆಪಿಗೆ 'ಕಹಿ'ಯಾಗಿ ಪರಿಣಮಿಸಿದ್ದಾರೆ.




ಸತೀಶ ಜಾರಕಿಹೊಳಿ

ಜನರು, ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಗಂಭೀರವಾಗಿ ಪರಿಗಣಿಸಿದರೆ ಬಿಜೆಪಿಗೆ 'ದುಬಾರಿ' ಆಗಬಹುದು. ಅನುಕಂಪ ತೋರಿದರೆ ಕಾಂಗ್ರೆಸ್‌ಗೆ ಕಷ್ಟವಾಗಬಹುದು.

ಕಾಂಗ್ರೆಸ್ ಅಭ್ಯರ್ಥಿಯ ಸಹೋದರರೂ ಆಗಿರುವ ಬಿಜೆಪಿ ಶಾಸಕರಾದ ರಮೇಶ ಮತ್ತು ಬಾಲಚಂದ್ರ ಜಾರಕಿಹೊಳಿ ಮತದಾನದ ಮುನ್ನಾ ದಿನ ಬೆಂಬಲಿಗರಿಗೆ ಕೊಡುವ 'ಸಂದೇಶ'ವೇನು ಎನ್ನುವುದೂ ಫಲಿತಾಂಶ ನಿರ್ಧರಿಸಲಿದೆ. ಮಂಗಲಾ ಈ ಹಿಂದೆ ರಾಜಕೀಯ ಕ್ಷೇತ್ರದಲ್ಲಿ ಕಾಣಿಸಿಕೊಂಡಿರಲಿಲ್ಲ. ಸತೀಶ ವೈಯಕ್ತಿಕ ವರ್ಚಸ್ಸು ನಂಬಿದ್ದಾರೆ. ಎಂಇಎಸ್ ಹಾಗೂ ಶಿವಸೇನಾ ಬೆಂಬಲಿತ ಅಭ್ಯರ್ಥಿ ಶುಭಂ ಶೆಳಕೆ ಮರಾಠಿ ಭಾಷಿಗರ ಪ್ರಾಬಲ್ಯವಿರುವಲ್ಲಿ ಮತ ಕೇಳುತ್ತಿದ್ದಾರೆ. ಮರಾಠ ಮತಗಳು ವಿಭಜನೆ ಆಗುತ್ತವೆಯೇ? 'ಹಿಂದುತ್ವ'ದ ಭಾವನೆಯಲ್ಲಿ ಒಂದಾಗುತ್ತವೆಯೇ? ಎಂಬ ಕುತೂಹಲವಿದೆ.

ಇದು 2ನೇ ಉಪ ಚುನಾವಣೆ. ಗೃಹ ಖಾತೆ ರಾಜ್ಯ ಸಚಿವರಾಗಿದ್ದ ಬಲವಂತರಾವ್ ದಾತಾರ್ 1962ರಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದರು.1963ರಲ್ಲಿ ನಡೆದಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಚ್‌.ವಿ. ಕೌಜಲಗಿ ಗೆದ್ದಿದ್ದರು. ಇಲ್ಲಿ ಈವರೆಗೆ ಮಹಿಳೆ ಅಥವಾ ನಾಯಕ ಸಮಾಜದವರು ಜಯಿಸಿಲ್ಲ. ಈಗ ಯಾರೇ ಗೆದ್ದರೂ ದಾಖಲೆಯೇ.



ಕಣದಲ್ಲಿರುವ ಇತರರು

ವಿವೇಕಾನಂದ ಬಾಬು ಘಂಟಿ (ಕರ್ನಾಟಕ ರಾಷ್ಟ್ರ ಸಮಿತಿ), ವೆಂಕಟೇಶ್ವರ ಸ್ವಾಮೀಜಿ (ಹಿಂದೂಸ್ತಾನ ಜನತಾ ಪಕ್ಷ), ಸುರೇಶ ಬಸಪ್ಪ ಮರಲಿಂಗಣ್ಣವರ (ಕರ್ನಾಟಕ ಕಾರ್ಮಿಕರ ಪಕ್ಷ) ಶುಭಂ ಶೆಳಕೆ, ಅಪ್ಪಾಸಾಹೇಬ ಕುರಣಿ, ಗೌತಮ ಕಾಂಬಳೆ, ನಾಗಪ್ಪ ಕಳಸನ್ನವರ ಹಾಗೂ ಶ್ರೀಕಾಂತ ಪಡಸಲಗಿ (ಎಲ್ಲರೂ ಪಕ್ಷೇತರರು).

ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು

ಬೆಳಗಾವಿ ದಕ್ಷಿಣ, ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ಗೋಕಾಕ, ಅರಭಾವಿ, ಸವದತ್ತಿ–ಯಲ್ಲಮ್ಮ, ರಾಮದುರ್ಗ, ಬೈಲಹೊಂಗಲ.

ಮತದಾರರ ವಿವರ

- ಪುರುಷರು: **9,11,025**
- ಮಹಿಳೆಯರು: **9,02,455**
- ಇತರೆ: **58**
- ಒಟ್ಟು: **18,13,538**

2019ರ ಚುನಾವಣೆ ಫಲಿತಾಂಶ

- ಗೆಲುವು: **ಸುರೇಶ ಅಂಗಡಿ** (ಬಿಜೆಪಿ)
- ಪಡೆದ ಮತಗಳು: **7,61,991**
- ಗೆಲುವಿನ ಅಂತರ: **3,91,304**
- ಸೋತ ಪ್ರತಿಸ್ಪರ್ಧಿ: ಡಾ.ವಿ.ಎಸ್. ಸಾಧುನವರ (ಕಾಂಗ್ರೆಸ್)

ಪಡೆದ ಮತಗಳು: **3,70,687**

ಕೂಚ್‌ಬಿಹಾರ್ ಗಲಭೆಯ ಬಗ್ಗೆ ತನಿಖೆ: ಮಮತಾ

ಮಾಥಾಭಂಗ (ಪಶ್ಚಿಮ ಬಂಗಾಳ) (ಪಿಟಿಐ): 'ಕೂಚ್‌ಬಿಹಾರ್‌ನಲ್ಲಿ ನಾಲ್ಕನೇ ಹಂತದ ಮತದಾನದ ಸಂದರ್ಭದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ, ತಪ್ಪಿತಸ್ಥ ಎಲ್ಲರಿಗೂ ಕಾನೂನಿನಡಿ ಶಿಕ್ಷೆ ನೀಡಲಾಗುವುದು' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಏ.10ರಂದು ಕೂಚ್‌ಬಿಹಾರ್‌ನ ಮತಗಟ್ಟೆಯೊಂದರಲ್ಲಿ ನಡೆದ ಗಲಭೆಯ ಸಂದರ್ಭದಲ್ಲಿ, ಸಿಐಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದ್ದರಿಂದ ನಾಲ್ವರು ಮೃತಪಟ್ಟಿದ್ದರು. ಮೃತರ ಕುಟುಂಬದವರನ್ನು ಮಮತಾ ಅವರು ಬುಧವಾರ ಭೇಟಿಮಾಡಿ ಸಾಂತ್ವನ ಹೇಳಿದರು. ಘಟನೆಯ ಸ್ವಲ್ಪವೇ ಸಮಯದ ನಂತರ ಪ್ರತಿಕ್ರಿಯೆ ನೀಡಿದ್ದ ಮಮತಾ, 'ಈ ಬಗ್ಗೆ ಸಿಐಡಿ ತನಿಖೆ ನಡೆಸಲಾಗುವುದು' ಎಂದಿದ್ದರು.

ಇನ್ನೊಂದು ಮತಗಟ್ಟೆಯಲ್ಲಿ ಹತ್ಯೆಯಾಗಿದ್ದ, ಮೊದಲಬಾರಿ ಮತದಾನಕ್ಕೆ ಬಂದಿದ್ದ 18 ವರ್ಷ ವಯಸ್ಸಿನ ಆನಂದ ಬರ್ಮನ್ ಅವರ ಕುಟುಂಬದವರಿಗೂ ನ್ಯಾಯ ಒದಗಿಸಲಾಗುವುದು ಎಂದರು.

70ಕ್ಕೂ ಹೆಚ್ಚು ಸ್ಥಾನ ಗೆಲ್ಲದು: ಜಲಪೈಗುರಿ ಜಿಲ್ಲೆಯ ದಬಗ್ರಾಮ–ಫೂಲ್‌ಬರಿಯಲ್ಲಿ ಪ್ರಚಾರ ಸಭೆಯೊಂದರಲ್ಲಿ ಮಾತನಾಡಿದ ಮಮತಾ, 'ಮತದಾನಕ್ಕೆ ಒಳಗಾಗಿರುವ 135 ಕ್ಷೇತ್ರಗಳಲ್ಲಿ 100ರಲ್ಲಿ ಬಿಜೆಪಿಯು ಈಗಾಗಲೇ ಗೆದ್ದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಒಟ್ಟಾರೆ 70ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಾರದು ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ' ಎಂದರು.



ಪಶ್ಚಿಮ ಬಂಗಾಳದ ಗೊಲಪೊಖರ್‌ನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು –ಪಿಟಿಐ ಚಿತ್ರ

ಸಂಸ್ಕೃತಿ ನಾಶಕ್ಕೆ ಬಿಜೆಪಿ ಯತ್ನ: ರಾಹುಲ್

'ಬಿಜೆಪಿಯು ಸುವರ್ಣ ಬಂಗಾಳ ನಿರ್ಮಿಸುವ ಭರವಸೆ ನೀಡುತ್ತಿದೆ. ಅದೊಂದು ಮರೀಚಿಕೆ, ಎಲ್ಲಾ ರಾಜ್ಯಗಳಲ್ಲಿ ಅವರು ಇದೇ ಕನಸನ್ನು ಬಿತ್ತುತ್ತಿದ್ದಾರೆ. ದ್ವೇಷ, ಹಿಂಸಾಚಾರ, ಭಾಷೆ–ಧರ್ಮದ ಆಧಾರದಲ್ಲಿ ಜನರನ್ನು ಒಡೆಯುವುದನ್ನಲ್ಲದೆ ಬೇರೇನನ್ನೂ ಆ ಪಕ್ಷ ನೀಡಲಾರದು' ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಗೊಲಪೊಖರ್‌ನಲ್ಲಿ ತಮ್ಮ ಮೊದಲ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದರು.

'ಟಿಎಂಸಿಯಂತೆ ನಮ್ಮ ಪಕ್ಷವು ಎಂದೆಂದಿಗೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ಜತೆಗೆ ಮೈತ್ರಿ ಮಾಡಿಕೊಳ್ಳಲಾರದು. ನಮ್ಮದು ಬರಿಯ ರಾಜಕೀಯ ಹೋರಾಟವಲ್ಲ. ಬದಲಿಗೆ ಸೈದ್ಧಾಂತಿಕ ಹೋರಾಟವೂ ಆಗಿದೆ. ಮಮತಾ ಅವರಿಗೆ ಇದು ಬರಿಯ ರಾಜಕೀಯ ಹೋರಾಟ. ಕಾಂಗ್ರೆಸ್ ತನ್ನ ಮುಂದೆ ಶರಣಾಗುವುದಿಲ್ಲ ಎಂಬುದು ಬಿಜೆಪಿಗೆ ಚೆನ್ನಾಗಿ ಗೊತ್ತಿದೆ. ಅದಕ್ಕಾಗಿ ಅವರು ಕಾಂಗ್ರೆಸ್‌ಮುಕ್ತ ಭಾರತಕ್ಕೆ ಕರೆ ನೀಡಿದರೇ ವಿನಾ ಟಿಎಂಸಿ ಮುಕ್ತ ಬಂಗಾಳಕ್ಕೆ ಕರೆ ನೀಡಲಿಲ್ಲ' ಎಂದರು.

'ಟಿಎಂಸಿಯು ಹಿಂದೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿತ್ತು. ಬಿಜೆಪಿಯು ಬಂಗಾಳದ ಸಂಸ್ಕೃತಿ, ಪರಂಪರೆಗಳನ್ನು ನಾಶಪಡಿಸಲು, ಜನರನ್ನು ಒಡೆಯಲು ಪ್ರಯತ್ನಿಸುತ್ತಿದೆ. ಅಸ್ಸಾಂನಲ್ಲಿ ಅವರು ಇದನ್ನೇ ಮಾಡಿದ್ದಾರೆ. ತಮಿಳುನಾಡಿನಲ್ಲೂ ಅಂಥ ಪ್ರಯತ್ನ ಮಾಡಿದ್ದಾರೆ. ದ್ವೇಷವನ್ನಲ್ಲದೆ ಅವರ ಬಳಿ ಕೊಡಲು ಬೇರೇನೂ ಇಲ್ಲ' ಎಂದು ರಾಹುಲ್ ಹೇಳಿದರು.

ಬಾಂಗ್ಲಾದ 'ಕಟ್ ಮನಿ' (ಕಮಿಷನ್) ಸಂಸ್ಕೃತಿಯನ್ನು ಉಲ್ಲೇಖಿಸಿದ ರಾಹುಲ್, 'ಉದ್ಯೋಗ ಪಡೆಯಲು ಸಹ ಕಟ್ ಮನಿ ನೀಡಬೇಕಾಗಿರುವ ಏಕೈಕ ರಾಜ್ಯ ಇದಾಗಿದೆ' ಎಂದರು.

ಟಿಎಂಸಿಯಿಂದ ಆಯೋಗಕ್ಕೆ ಲೋಪದ ಪಟ್ಟಿ

ನವದೆಹಲಿ (ಪಿಟಿಐ): ಚುನಾವಣಾ ಆಯೋಗದ ಮೇಲಿನ ಟೀಕೆಯನ್ನು ಟಿಎಂಸಿ ಇನ್ನಷ್ಟು ತೀವ್ರಗೊಳಿಸಿದೆ. ಪಕ್ಷದ ಸಂಸದರ ನಿಯೋಗವು ಆಯೋಗದ ಕಚೇರಿಗೆ ಬುಧವಾರ ಭೇಟಿ ಕೊಟ್ಟು ಮನವಿಯೊಂದನ್ನು ಸಲ್ಲಿಸಿದೆ. ಆಯೋಗವು ಮಾಡಿದೆ ಎನ್ನಲಾದ ತಪ್ಪುಗಳ ಪಟ್ಟಿಯನ್ನು ನೀಡಲಾಗಿದೆ.

ಆಯೋಗದ ನಿಷ್ಕ್ರಿಯತೆ, ನಿರುತ್ಸಾಹ ಮತ್ತು ಅತ್ಯುತ್ಸಾಹ ಎಂಬ ಮೂರು ವರ್ಗಗಳಲ್ಲಿ ಆಯೋಗದ ತಪ್ಪುಗಳನ್ನು ಪಟ್ಟಿ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಭಾಷಣಗಳಲ್ಲಿ ಮಾದರಿ ನೀತಿ ಸಂಹಿತೆ ಮತ್ತು ಜನಪ್ರಾತಿನಿಧ್ಯ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಕೊಂಡಿಲ್ಲ. ಇದನ್ನು ಆಯೋಗದ ನಿಷ್ಕ್ರಿಯತೆ ಎಂದು ಟಿಎಂಸಿ ಹೇಳಿದೆ. ಈ ಇಬ್ಬರ ಮಾತುಗಳು ಕಳಪೆ ಅಭಿರುಚಿಯದ್ದು ಮತ್ತು ಮಹಿಳೆಯರಿಗೆ ಅಗೌರವ ತೋರುವಂತಹುದಾಗಿತ್ತು ಎಂದು ಮನವಿಯಲ್ಲಿ ಹೇಳಲಾಗಿದೆ.

ಬಿಜೆಪಿಯ ಮಧ್ಯಮ ಮತ್ತು ತಳಮಟ್ಟದ ಹಲವು ಮುಖಂಡರು ಕೋಮು ಹೆಸರಿನಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ್ದಾರೆ. ಆದರೆ, ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಟಿಎಂಸಿ ಆರೋಪಿಸಿದೆ. ಇದನ್ನು 'ಆಯೋಗದ ನಿರುತ್ಸಾಹ' ವಿಭಾಗದಲ್ಲಿ ಸೇರಿಸಲಾಗಿದೆ. ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪ್ರಚಾರ ಮಾಡುವುದಕ್ಕೆ 24 ತಾಸು ನಿಷೇಧ ಹೇರಿದ್ದನ್ನು ಅತ್ಯುತ್ಸಾಹದ ಪ್ರತಿಕ್ರಿಯೆ ಎಂದು ಪರಿಗಣಿಸಲಾಗಿದೆ.

'ಬಿಜೆಪಿಯೇ ಬಂಗಾಳ ಸಂಸ್ಕೃತಿ ರಕ್ಷಕ'

ಬಿಜೆಪಿಯ ಹಿರಿಯ ಮುಖಂಡರ ವಿರುದ್ಧ ಮಮತಾ ಅವರು ಆಕ್ಷೇಪಾರ್ಹ ಮಾತುಗಳನ್ನಾಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿಯ ಧ್ಯಕ್ಷ ಜೆ.ಪಿ. ನಡ್ಡಾ, 'ಅವರು (ಮಮತಾ) ಬಂಗಾಳದ ಸಂಸ್ಕೃತಿಯನ್ನು ಅಪಮಾನಿಸುತ್ತಿದ್ದಾರೆ' ಎಂದಿದ್ದಾರೆ.

'ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ಬಂಕಿಮಚಂದ್ರ ಚಟ್ಟೋಪಾಧ್ಯಾಯ, ರವೀಂದ್ರನಾಥ ಟ್ಯಾಗೋರ್, ಶ್ಯಾಮಪ್ರಸಾದ ಮುಖರ್ಜಿ ಮುಂತಾದ ತತ್ವಜ್ಞಾನಿಗಳ ಸಂದೇಶಗಳನ್ನು ಪ್ರಚಾರ ಮಾಡುವ ಕೆಲಸವನ್ನು ಬಿಜೆಪಿ ಮಾಡಿದೆ. ಬಿಜೆಪಿಯೇ ಬಂಗಾಳದ ಸಂಸ್ಕೃತಿಯ ನಿಜವಾದ ರಕ್ಷಕ. ಮೋದಿ ಹಾಗೂ ಅಮಿತ್ ಶಾ ವಿರುದ್ಧ ಮಮತಾ ಅವರು ಬಳಸಿದ ಪದಗಳು ಬಂಗಾಳ ಸಂಸ್ಕೃತಿಯನ್ನು ಬಿಂಬಿಸುತ್ತದೆಯೇ' ಎಂದು ಅವರು ಜಮಾಲ್ಪುರದಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡುತ್ತಾ ಪ್ರಶ್ನಿಸಿದರು.



ಪಶ್ಚಿಮ ಬಂಗಾಳ ವಿಧಾನಸಭೆಗೆ ನಾಲ್ಕನೇ ಹಂತದ ಮತದಾನದ ಸಂದರ್ಭದಲ್ಲಿ ಸೀತಾಲಕುಚಿ ಕ್ಷೇತ್ರದಲ್ಲಿ ಗೋಲಿಬಾರ್‌ಗೆ ಬಲಿಯಾದ ವ್ಯಕ್ತಿಗಳ ಕುಟುಂಬದವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಭೇಟಿಯಾದರು –ಪಿಟಿಐ ಚಿತ್ರ

'ಕಾಂಗ್ರೆಸ್‌ನದ್ದು ಎಡಬಿಡಂಗಿತನ'

ಪ್ರಜಾವಾಣಿ ವಾರ್ತೆ

ಚಿಕ್ಕಮಗಳೂರು: 'ಕೇರಳದಲ್ಲಿ ಕಮ್ಯುನಿಸ್ಟ್ ವಿರೋಧಿಸುವ ಕಾಂಗ್ರೆಸ್, ತಮಿಳುನಾಡು, ಪಶ್ಚಿಮಬಂಗಾಳದಲ್ಲಿ ಕಮ್ಯುನಿಸ್ಟರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ. ಆ ಪಕ್ಷದಲ್ಲಿ ನಿರ್ದಿಷ್ಟತೆ ಇಲ್ಲ, ಎಡಬಿಡಂಗಿತನ ಕಾಣಿಸುತ್ತಿದೆ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.



ಸಿ.ಟಿ.ರವಿ

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್‌ಗೆ ನಿರ್ದಿಷ್ಟ ತಾತ್ವಿಕ ತಳಹದಿ ಇಲ್ಲ. ಇಡೀ ದೇಶದಲ್ಲಿ ಪ್ರಭಾವ ಬೀರುವಂತಹ ನಾಯಕತ್ವವೂ ಆ ಪಕ್ಷದಲ್ಲಿ ಇಲ್ಲ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಯಾವ ಚುನಾವಣೆ ಗೆದ್ದಿದೆ ಹೇಳಿ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಜನನಾಯಕರು ಎನ್ನಲು ಸಾಧ್ಯವಿಲ್ಲ' ಎಂದು ಲೇವಡಿ ಮಾಡಿದರು.

'ಸಿದ್ದರಾಮಯ್ಯ, ಯಡಿಯೂರಪ್ಪ, ಮೋದಿ ಅವರನ್ನು ಜನನಾಯಕರು ಎಂದು ಒಪ್ಪಿಕೊಳ್ಳಬಹುದು' ಎಂದರು.

ಮಮತಾ ಚಿಂತೆ ಹೆಚ್ಚಿಸಿದ ಮುಸ್ಲಿಂ ಮತ ಬ್ಯಾಂಕ್

● ಶೋಮು ದಾಸ್

ಕೋಲ್ಕತ್ತ: ಶೇ 30ರಷ್ಟಿರುವ ಮುಸ್ಲಿಂ ಮತದಾರರು ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಸದಾ ನಿರ್ಣಾಯಕ ಪಾತ್ರ ವಹಿಸುತ್ತಾ ಬಂದಿದ್ದಾರೆ. 2011ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಅಧಿಕಾರಕ್ಕೆ ಬಂದಲ್ಲಿಂದ ಈ ವರ್ಗವು ಟಿಎಂಸಿಯ ಜತೆಗೆ ದೃಢವಾಗಿ ನಿಂತಿದೆ. ಆದರೆ, ಈವರೆಗೆ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಮತ್ತು ಎಐಎಂಐಎಂನಂತಹ ಮುಸ್ಲಿಮರೇ ನಾಯಕ ಸ್ಥಾನದಲ್ಲಿರುವ ಪಕ್ಷಗಳು ಇರಲಿಲ್ಲ. ಮುಸ್ಲಿಂ ಸಮುದಾಯದ ಮೇಲೆ ಮಮತಾ ಹೊಂದಿರುವ ಪ್ರಭಾವಕ್ಕೆ ಈ ಬಾರಿ ಈ ಎರಡೂ ಪಕ್ಷಗಳು ಸವಾಲು ಒಡ್ಡುವ ಸಾಧ್ಯತೆ ಇದೆ.

ಪ್ರಭಾವಿ ಮೌಲ್ವಿ ಅಬ್ಬಾಸ್ ಸಿದ್ದಿಕಿಯು ಐಎಸ್‌ಎಫ್ ಸ್ಥಾಪಿಸುವುದರೊಂದಿಗೆ, ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಪಶ್ಚಿಮ ಬಂಗಾಳದ ರಾಜಕೀಯ ಸಮೀಕರಣ ಬದಲಾಗತೊಡಗಿತು. ಮುಸ್ಲಿಂ ಸಮುದಾಯದ ಮೇಲೆ ಅದರಲ್ಲೂ ವಿಶೇಷವಾಗಿ ಬಂಗಾಳದ ದಕ್ಷಿಣದ ಜಿಲ್ಲೆಗಳಲ್ಲಿ ಸಿದ್ದಿಕಿಯ ಪ್ರಭಾವವು ಟಿಎಂಸಿ ಮತಬ್ಯಾಂಕ್‌ಗೆ ಕನ್ನ ಕೊರೆಯಲಿದೆ ಎಂಬುದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಅರಿವಾಗಿದೆ. ಹಾಗಾಗಿಯೇ 'ಸಿದ್ದಿಕಿಯು ಬಿಜೆಪಿಯ ಏಜೆಂಟ್. ಮುಸ್ಲಿಂ ಮತಗಳ ವಿಭಜನೆಗಾಗಿಯೇ ಅವರು ಕಣದಲ್ಲಿದ್ದಾರೆ' ಎಂದು ಮಮತಾ ಅವರು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.



ಜಲಪೈಗುರಿ ಜಿಲ್ಲೆಯಲ್ಲಿ ಮಮತಾ ನಡೆಸಿದ ರ‍್ಯಾಲಿಯಲ್ಲಿ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು ಎಎಫ್‌ಪಿ ಚಿತ್ರ

ಅಂಫನ್ ಚಂಡಮಾರುತದ ಬಳಿಕ ಪರಿಹಾರ ಹಂಚಿಕೆಯಲ್ಲಿ ಟಿಎಂಸಿ ಮುಖಂಡರು ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪವು ಐಎಸ್‌ಎಫ್‌ಗೆ ವರವಾಗಿದೆ. ಈ ಆರೋಪದಿಂದಾಗಿ ಮುಸ್ಲಿಮರಲ್ಲಿ ಟಿಎಂಸಿ ಬಗ್ಗೆ ಅಸಮಾಧಾನ ಮೂಡಿದೆ.

ಬಿಜೆಪಿ ಮತ್ತು ಟಿಎಂಸಿ ನಡುವೆ ಒಳ ಒಪ್ಪಂದ ಇದೆ ಎಂದು ಐಎಸ್‌ಎಫ್ ಅಧ್ಯಕ್ಷ ನೌಷಾದ್ ಸಿದ್ದಿಕಿ ಆರೋಪಿಸಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯ 13 ಕ್ಷೇತ್ರಗಳಲ್ಲಿ ಎಐಎಂಐಎಂ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಇದು ಕೂಡ ಮುಸ್ಲಿಂ ಬಾಹುಳ್ಯದ ಜಿಲ್ಲೆ. ಕಾಂಗ್ರೆಸ್‌ನ ಮತಬ್ಯಾಂಕ್ ಅನ್ನು ವಶಕ್ಕೆ ಪಡೆಯುವ ಮಮತಾ ಯತ್ನಕ್ಕೆ ಎಐಎಂಐಎಂ ಹೊಡೆತ ಕೊಡಬಹುದು.

ತನ್ನಲ್ಲಿರುವ ಮುಸ್ಲಿಂ ಮುಖಂಡರನ್ನು ಮುನ್ನೆಲೆಗೆ ತಂದು ಮತ್ತು ಐಎಸ್‌ಎಫ್, ಎಐಎಂಐಎಂಗಳೆರಡೂ ಬಿಜೆಪಿ ಏಜೆಂಟ್ ಎನ್ನುವ ಮೂಲಕ ಮುಸ್ಲಿಂ ಮತಬ್ಯಾಂಕ್ ಉಳಿಸಿಕೊಳ್ಳುವ ಯತ್ನ ನಡೆದಿದೆ ಎಂದು ಟಿಎಂಸಿ ಮೂಲಗಳು ಹೇಳುತ್ತಿವೆ.

'ಮುಸ್ಲಿಂ ಮತಗಳು ವಿಭಜನೆಯಾದರೆ ಅಧಿಕಾರಕ್ಕೆ ಬರುವುದು ಕಷ್ಟ ಎಂಬ ಚಿಂತೆ ಟಿಎಂಸಿಗೆ ಇದೆ ಎಂಬುದು ಮಮತಾ ಅವರ ಪ್ರತಿಕ್ರಿಯೆ ಗಮನಿಸಿದರೆ ಸ್ಪಷ್ಟವಾಗುತ್ತದೆ. ಕೂಚ್‌ಬಿಹಾರ್ ಗೋಲಿಬಾರ್‌ಗೆ ಟಿಎಂಸಿಯ ಪ್ರತಿಕ್ರಿಯೆ ಅತ್ಯಂತ ಉತ್ಕಟವಾಗಿತ್ತು. ಕಾಂಗ್ರೆಸ್ ಮತ್ತು ಎಡಪಕ್ಷಗಳ ಪ್ರತಿಕ್ರಿಯೆ ನೀರಸವಾಗಿತ್ತು. ಟಿಎಂಸಿಯ ಉತ್ಕಟ ಪ್ರತಿಕ್ರಿಯೆಯೇ ಅಲ್ಪಸಂಖ್ಯಾತ ಸಮುದಾಯದ ಮತಗಳನ್ನು ಟಿಎಂಸಿ ಪರವಾಗಿ ಕ್ರೋಡೀಕರಿಸಬಹುದು' ಎಂದು ರಾಜಕೀಯ ವಿಶ್ಲೇಷಕ ಸಿಗ್ಧೇಂದು ಭಟ್ಟಾಚಾರ್ಯ ಹೇಳುತ್ತಾರೆ.

ಈವರೆಗೆ ಟಿಎಂಸಿ ಬೆನ್ನಿಗೆ

ಇಲ್ಲಿನ 294 ಕ್ಷೇತ್ರಗಳ ಪೈಕಿ 125ರಲ್ಲಿ ಮುಸ್ಲಿಂ ಸಮುದಾಯದ ಮತಗಳು ನಿರ್ಣಾಯಕ. ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳ ಫಲಿತಾಂಶ ಗಮನಿಸಿದರೆ, ಮುಸ್ಲಿಂ ಮತಗಳನ್ನು ಉಳಿಸಿಕೊಳ್ಳಲು ಮಮತಾ ಏಕೆ ಇಷ್ಟೊಂದು ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ಅರ್ಥವಾಗುತ್ತದೆ. 2016ರ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಪ್ರಾಬಲ್ಯದ 125 ಕ್ಷೇತ್ರಗಳ ಪೈಕಿ 85ರಲ್ಲಿ ಟಿಎಂಸಿ ಗೆದ್ದಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ, ಈ 125 ಕ್ಷೇತ್ರಗಳ ಪೈಕಿ 98ರಲ್ಲಿ ಟಿಎಂಸಿ ಮುನ್ನಡೆ ಪಡೆದಿತ್ತು. ಒಟ್ಟು ಶೇ 46.90 ಮತಗಳನ್ನೂ ಗಳಿಸಿತ್ತು.

ದಕ್ಷಿಣ 24 ಪರಗಣ ಜಿಲ್ಲೆಯ ಮುಸ್ಲಿಮರ ನಡುವೆ ಸಿದ್ದಿಕಿಯ ಜನಪ್ರಿಯತೆಯು ಮಮತಾ ಅವರ ಚಿಂತೆಗೆ ಕಾರಣವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಜಿಲ್ಲೆಯ ಎಲ್ಲ 31 ಕ್ಷೇತ್ರಗಳಲ್ಲಿ ಟಿಎಂಸಿಗೆ ಮುನ್ನಡೆ ಸಿಕ್ಕಿತ್ತು. ಆದರೆ, ಸಿದ್ದಿಕಿಯ ಪ್ರಭಾವದಿಂದಾಗಿ ಒಂದಷ್ಟು ಮತಗಳು ಟಿಎಂಸಿ ಕೈಬಿಡುವ ಸಾಧ್ಯತೆಯೇ ಅಧಿಕ.

ಇದರಿಂದಾಗಿ ಕೆಲವು ಕ್ಷೇತ್ರಗಳು ಐಎಸ್‌ಎಫ್‌ಗೆ ದಕ್ಕಬಹುದು. ಅಥವಾ ಮುಸ್ಲಿಮರ ಮತ ವಿಭಜನೆಯಾಗಿ ಬಿಜೆಪಿಗೆ ಲಾಭ ಆಗಬಹುದು. ಐಎಸ್‌ಎಫ್‌ನಿಂದಾಗಿ ಇನ್ನೊಂದು ಸಾಧ್ಯತೆಯೂ ಇದೆ. ಹಿಂದೂ ಮತಗಳು ಬಿಜೆಪಿ ಪರವಾಗಿ ಕ್ರೋಡೀಕರಣಗೊಳ್ಳಬಹುದು. ಈ ಮೂರೂ ಸಾಧ್ಯತೆಗಳಿಂಲೂ ಮಮತಾ ಅವರಿಗೆ ನಷ್ಟ.

ಮೂರು ಉಪಚುನಾವಣೆ– ಬಿಜೆಪಿಗೆ ಪ್ರತಿಷ್ಠೆ

'ಗೆಲುವಿನ ದಡ ಸೇರಿಸಲು ಆದ್ಯತೆ'

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ದಡ ಸೇರಲು ಏದುಸಿರು ಬಿಡುತ್ತಿರುವ ಕಾರಣ ಅವರ ನೆರವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧಾವಿಸಿದ್ದಾರೆ.

ಈ ಮೂರು ಕ್ಷೇತ್ರಗಳಲ್ಲಿ ಹೆಚ್ಚು ಬಾರಿ ಪ್ರಚಾರಕ್ಕೆ ಹೋಗಿರುವುದು ಮಾತ್ರವಲ್ಲದೆ, ಅಭ್ಯರ್ಥಿಗಳ ಗೆಲುವಿಗೆ ತಮ್ಮದೇ ಆದ ಕಾರ್ಯತಂತ್ರವನ್ನೂ ರೂಪಿಸಿದ್ದಾರೆ. ವಿವಿಧ ಸಮುದಾಯದ ಜನರ ಮನವೊಲಿಸುವ ಮೂಲಕ ಮತಗಳನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಈ ಹಿಂದೆ ನಡೆದ ಆರ್‌.ಆರ್‌.ನಗರ ಮತ್ತು ಸಿರಾ ವಿಧಾನಸಭೆ ಉಪಚುನಾವಣೆಗಳ ಸಂದರ್ಭದಲ್ಲಿ ಯಡಿಯೂರಪ್ಪ ಅತ್ತ ಮುಖ ಹಾಕಿರಲಿಲ್ಲ. ಆಗ ಎರಡೂ ಕ್ಷೇತ್ರಗಳಲ್ಲಿ ಗೆಲುವಿನ ವಿಶ್ವಾಸವಿತ್ತು. ಆದರೆ, ಮಸ್ಕಿ ಮತ್ತು ಬಸವಕಲ್ಯಾಣದಲ್ಲಿ ಪಕ್ಷದಲ್ಲಿದ್ದು ಹೊರ ಹೋದವರೇ ಮುಳುವಾಗಿದ್ದಾರೆ. ಮಸ್ಕಿಯಲ್ಲಿ ಬಿಜೆಪಿ ತೊರೆದ ಬಸನಗೌಡ ತುರವೀಹಾಳ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ, ಬಸವಕಲ್ಯಾಣದಲ್ಲಿ ಮಲ್ಲಿಕಾರ್ಜುನ ಖೂಬಾ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಖೂಬಾ ಅವರು ಅಪಾರ ಜನಸಮೂಹವನ್ನು ಸೆಳೆಯುತ್ತಿರುವುದು ಪಕ್ಷದ ನಾಯಕರಿಗೆ ತಲೆನೋವು ತಂದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಮೂರು ಕ್ಷೇತ್ರಗಳಲ್ಲಿ ಪರಿಸ್ಥಿತಿ ಕಠಿಣವಾಗುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆ ಅವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಮಸ್ಕಿ ಮತ್ತು ಬಸವಕಲ್ಯಾಣಗಳಲ್ಲಿ ಒಟ್ಟು 10 ದೊಡ್ಡ ಮತ್ತು ಸಣ್ಣ ಪ್ರಚಾರ ಸಭೆಗಳನ್ನು ನಡೆಸಿದ್ದಾರೆ. ಇದೇ ತಿಂಗಳ 5 ರಿಂದ ನಿರಂತರ ಚುನಾವಣಾ ಪ್ರಚಾರ ನಡೆಸಿದ್ದಾರೆ. ನಾಳೆ ಪ್ರಚಾರದ ಕೊನೆ ದಿನವಾಗಿದ್ದು, ನಾಳೆಯೂ ಪ್ರಚಾರ ಮಾಡಲಿದ್ದಾರೆ.

ಮಸ್ಕಿಯಲ್ಲಿ ಬಿ.ವೈ.ವಿಜಯೇಂದ್ರ ಅವರು ಚುನಾವಣಾ ಉಸ್ತುವಾರಿ ವಹಿಸಿಕೊಂಡ ಬಳಿಕ, ಪರಿಸ್ಥಿತಿ ಸುಧಾರಣೆಯಾಗಿದೆ. ಆರಂಭದಲ್ಲಿ ಕಾಂಗ್ರೆಸ್–ಬಿಜೆಪಿ ಮಧ್ಯೆ ಅಂತರ ದೊಡ್ಡದಾಗಿತ್ತು. ಈಗ ಅದು ಸಮಬಲವಾಗಿ ಮಾರ್ಪಟ್ಟಿದೆ. ಅದನ್ನು ಗೆಲುವಿನತ್ತ ಒಯ್ಯಲು ಯಡಿಯೂರಪ್ಪ ಅವರನ್ನು ನೆಚ್ಚಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿಯಲ್ಲಿ ಸತೀಶ ಜಾರಕಿಹೊಳಿ ಬಿಜೆಪಿಯ ಮಂಗಲಾ ಅಂಗಡಿ ಅವರಿಗೆ ಕಠಿಣ ಸ್ಪರ್ಧೆ ಒಡ್ಡಿರುವ ಕಾರಣ, ಅಲ್ಲಿಯೂ ಮುಖ್ಯಮಂತ್ರಿಯವರು ಹೆಚ್ಚಿನ ಚುನಾವಣಾ ಪ್ರಚಾರ ಸಭೆ ನಡೆಸಿದ್ದಾರೆ. ಎರಡು ವಿಧಾನಸಭಾ ಕ್ಷೇತ್ರಗಳಿಗೆ ಹೋಲಿಸಿದರೆ ಬೆಳಗಾವಿ ಲೋಕಸಭಾ ಕ್ಷೇತ್ರ ಕೊಂಚ ಸುಲಭದ ಕ್ಷೇತ್ರ. ಆದರೂ ನಿರ್ಲಕ್ಷಿಸುವುದು ಬೇಡ ಎಂಬ ಕಾರಣಕ್ಕೆ ಯಡಿಯೂರಪ್ಪ ಹಲವು ಬಾರಿ ಪ್ರಚಾರ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

'ಹೊಣೆಗಾರಿಕೆಯಿಂದ ಪ್ರಚಾರ'

ಬೆಳಗಾವಿ: 'ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋಲುವ ಭೀತಿ ಏನಿಲ್ಲ. ಮುಖ್ಯಮಂತ್ರಿಯಾಗಿ ನನ್ನ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಇಲ್ಲಿಗೆ ಬಂದು ಪಕ್ಷದ ಅಭ್ಯರ್ಥಿ ಪರವಾಗಿ ಮತ ಕೇಳುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಲ್ಲಿ ಬುಧವಾರ ಹೇಳಿದರು.

'ಅವರ ಪಕ್ಷದ ಅಭ್ಯರ್ಥಿ ಸೋಲುವ ಭೀತಿಯಿಂದಾಗಿ ಮುಖ್ಯಮಂತ್ರಿ ಆಗಾಗ ಪ್ರಚಾರಕ್ಕೆ ಬರುತ್ತಿದ್ದಾರೆ' ಎಂಬ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ಮಮತಾ ವಿರುದ್ಧ ಚುನಾವಣಾ ಆಯೋಗದ ಪಕ್ಷಪಾತ ಧೋರಣೆ: ಶಿವಸೇನಾ ಆರೋಪ

ಮುಂಬೈ (ಪಿಟಿಐ): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಚಾರದಲ್ಲಿ ಚುನಾವಣಾ ಆಯೋಗವು ಪಕ್ಷಪಾತ ನೀತಿ ಅನುಸರಿಸುತ್ತಿದೆ ಎಂದು ಶಿವಸೇನಾ ಬುಧವಾರ ಆರೋಪಿಸಿದೆ.

ಇತ್ತೀಚೆಗೆ ಚುನಾವಣೆ ಪ್ರಚಾರದ ವೇಳೆ ಮಮತಾ ಬ್ಯಾನರ್ಜಿ ಅವರು ಮಾಡಿದ ಕೆಲವು ಟೀಕೆಗಳಿಗಾಗಿ, ಚುನಾವಣಾ ಆಯೋಗ 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಅವರ ಮೇಲೆ ನಿರ್ಬಂಧ ಹೇರಿತ್ತು. ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳು, ರಾಜಕೀಯ ಲಾಭಕ್ಕಾಗಿ ಈ ರೀತಿ ಕೀಳಾಗಿ ವರ್ತಿಸಬಾರದು ಎಂದು ಸೇನಾ ತನ್ನ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ಹೇಳಿದೆ.

'ಆಯೋಗವು ಮಮತಾ ಬ್ಯಾನರ್ಜಿ ವಿರುದ್ಧ ಪಕ್ಷಪಾತದಿಂದ ವರ್ತಿಸುತ್ತಿದೆ. ನಾವು ಆಯೋಗದ ಎದುರು ಕೈಮುಗಿದು ಕೇಳುತ್ತೇವೆ, ಚುನಾವಣಾ ಆಯೋಗ ಕೇವಲ ಬಿಜೆಪಿಯವರ ಮಾತನ್ನಷ್ಟೇ ಕೇಳಬಾರದು, ಎಲ್ಲ ಪಕ್ಷಗಳ ಅಭಿಪ್ರಾಯವನ್ನೂ ಆಲಿಸಬೇಕು. ಯಾವುದೇ ಕಾರಣಕ್ಕೂ ಈ ವಿಷಯದಲ್ಲಿ ಪಕ್ಷಪಾತ ಮಾಡಬಾರದು' ಎಂದು ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ವೇಳೆ ಪ್ರತಿಯೊಬ್ಬರೂ ಶಿಷ್ಟಾಚಾರವನ್ನು ಮರೆತಿದ್ದಾರೆ. ಆದರೆ, ಆಯೋಗ ಬ್ಯಾನರ್ಜಿಯವರಿಗೆ ಮಾತ್ರ ಶಿಕ್ಷೆ ನೀಡಿದೆ ಎಂದರು.

'ಕಾನೂನಿನ ಮುಂದೆ ಪ್ರತಿಯೊಬ್ಬರೂ ಸಮಾನರು ಎಂಬುದು ಸುಳ್ಳು ಎಂದು ಚುನಾವಣಾ ಆಯೋಗ ಬಂಗಾಳದಲ್ಲಿ ನಿರೂಪಿಸಿದೆ. ಬಂಗಾಳದ ನೆಲ ಕ್ರಾಂತಿಕಾರಿಗಳು ಮತ್ತು ಬಂಡಾಯಗಾರರ ಭೂಮಿ ಎಂಬುದನ್ನೂ ಮರೆತಿದೆ' ಎಂದು ಸೇನಾ ಹೇಳಿದೆ.

ಐದನೇ ಹಂತ: ಪ್ರಚಾರ ಅಂತ್ಯ

ಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳ ವಿಧಾನಸಭೆಯ ಐದನೇ ಹಂತದ ಮತದಾನಕ್ಕೆ ಬುಧವಾರ ಪ್ರಚಾರ ಅಂತ್ಯಗೊಂಡಿದೆ. ಏಪ್ರಿಲ್ 17ರಂದು 45 ಕ್ಷೇತ್ರಗಳಿಗೆ ಮತದಾನ ನಿಗದಿಯಾಗಿದೆ.

ಸಂಜೆ 6.30ಕ್ಕೆ ಪ್ರಚಾರ ಕೊನೆಗೊಂಡಿತು. ನಾಲ್ಕನೇ ಹಂತದಲ್ಲಿ ಕೂಚ್ ಬಿಹಾರ್ ಹತ್ಯೆ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು 48 ರಿಂದ 72 ಗಂಟೆಗಳವರೆಗೆ 'ಮೌನ ಅವಧಿ' ಇರುತ್ತದೆ ಎಂದು ಪ್ರಕಟಿಸಿದೆ.

ಐದನೇ ಹಂತದಲ್ಲಿ 342 ಅಭ್ಯರ್ಥಿಗಳು ಕಣದಲ್ಲಿದ್ದು, 1.13 ಕೋಟಿ ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. ಸಿಲಿಗುರಿ ಮೇಯರ್ ಮತ್ತು ಎಡಪಂಥೀಯ ನಾಯಕ ಅಶೋಕ್ ಭಟ್ಟಾಚಾರ್ಯ, ರಾಜ್ಯ ಸಚಿವ ಬ್ರಾತ್ಯ ಬಸು ಮತ್ತು ಬಿಜೆಪಿಯ ಸಮಿಕ್ ಭಟ್ಟಾಚಾರ್ಯ ಕಣದಲ್ಲಿರುವ ಪ್ರಮುಖರಾಗಿದ್ದಾರೆ.

ಉತ್ತರ ಪರಗಣ ಜಿಲ್ಲೆಯ 16 ಕ್ಷೇತ್ರಗಳು, ಪೂರ್ವ ವರ್ಧಮಾನ್ ಮತ್ತು ನಾದಿಯಾ ವಲಯದ ಎಂಟು ಕ್ಷೇತ್ರ, ಜಲಪೈಗುರಿಯ ಏಳು, ಡಾರ್ಜಿಲಿಂಗ್ ಮತ್ತು ಕಾಲಿಪಾಂಗ್ ಜಿಲ್ಲೆಯ ತಲಾ ಒಂದು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಕೂಚ್‌ಬಿಹಾರ್ ಘಟನೆಯಿಂದಾಗಿ ಮತಗಟ್ಟೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕೇಂದ್ರೀಯ ಭದ್ರತಾ ಪಡೆಗಳ 853 ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಣ ಹಂಚಿಕೆ: ಬಿಜೆಪಿ ಕಾರ್ಯಕರ್ತರ ಬಂಧನ

ಪ್ರಜಾವಾಣಿ ವಾರ್ತೆ

ತುರ್ವಿಹಾಳ (ರಾಯಚೂರು ಜಿಲ್ಲೆ): ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಪರ ಹಣ ಹಂಚುತ್ತಿದ್ದ ಆರೋಪದ ಮೇರೆಗೆ ಹಾಸನ ಮೂಲದ ಬಿಜೆಪಿ ಕಾರ್ಯಕರ್ತರಾದ ನವೀನ್, ಸಚಿನ್ ಮತ್ತು ಆನಂದ ಅವರನ್ನು ಬಂಧಿಸಲಾಗಿದೆ.

ಬಂಧಿತರಿಂದ ₹ 81 ಸಾವಿರ ನಗದು (ಎಲ್ಲವೂ 500ರ ನೋಟು) ವಶಪಡಿಸಿಕೊಳ್ಳಲಾಗಿದೆ.



ಬಿಜೆಪಿ ಕಾರ್ಯಕರ್ತರು ಜನರಿಗೆ ಹಣ ಹಂಚುತ್ತಿದ್ದರು ಎಂದು ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ತಡೆದಿರುವುದು

'ಪ್ರತಾಪಗೌಡ ಪಾಟೀಲ ಅವರಿಗೆ ಮತ ಹಾಕುವಂತೆ ತುರ್ವಿಹಾಳ ಪಟ್ಟಣದ ಶ್ರೀನಿವಾಸ ಕ್ಯಾಂಪ್ ರಸ್ತೆಯ ಪಕ್ಕದಲ್ಲಿರುವ ವಾರ್ಡ್‌-1 ಮತ್ತು 3ರಲ್ಲಿ ಮನೆ-ಮನೆಗೆ ತೆರಳಿ ಮನವಿ ಮಾಡುತ್ತಾ, ಬಹಿರಂಗವಾಗಿ ಜನರಿಗೆ ಹಣ ಹಂಚುತ್ತಿದ್ದರು' ಎಂದು ಆರೋಪಿಸಿ ಇವರನ್ನು ಹಿಡಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆಗೆ ಒಪ್ಪಿಸಿದರು.

ಇದೇ ವೇಳೆ ಅಲ್ಲಿಗೆ ಬಂದ ಚುನಾವಣಾ ಜಾಗೃತ ದಳದ ಅಧಿಕಾರಿ ಎಂ.ಬೀರಪ್ಪ ಅವರ ತಂಡ ಈ ಮೂವರನ್ನು ವಿಚಾರಣೆಗೊಳಪಡಿಸಿತು.

ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‌ಐ ಎರಿಯಪ್ಪ ಅಂಗಡಿ ತಿಳಿಸಿದ್ದಾರೆ.

ಸ್ವಯಂ ಅಧ್ಯಯನ ಪುನರಾವರ್ತನೆ ಯಶಸ್ಸಿನ ಮೂಲ

ಅರುಣ ಬ. ಚೂರಿ

(ಮುಂದುವರಿದ ಭಾಗ)

ಸ್ವಯಂ ಅಧ್ಯಯನ ಮಾಡುವಾಗ ಕೇವಲ ಅಧ್ಯಯನದತ್ತ ಮಾತ್ರವಲ್ಲ, ಅಂಕ ಗಳಿಸಲು ನೆರವಾಗುವಂತಹ ಎಲ್ಲಾ ಅಂಶಗಳ ಬಗ್ಗೆ ಗಮನ ನೀಡುವುದು ಅಗತ್ಯ. ಹಾಗೆಯೇ ಪುನರಾವರ್ತನೆ ಕಡೆ ಪ್ರಾಮುಖ್ಯ ನೀಡಬೇಕು.

1. ಫಾರ್ಚೂನ್– ಫೋರ್ಸ್– ಫೋಕಸ್– (ಎಫ್‌ಎಫ್‌ಎಫ್)

- ಫಾರ್ಚೂನ್: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಾವುದೇ ಕಾರಣಕ್ಕೂ ಉತ್ತರಿಸುವ ಸಂಖ್ಯೆಗಳನ್ನು ಹೆಚ್ಚಿಸುವ ಸಲುವಾಗಿ ಅದೃಷ್ಟವನ್ನು ನಂಬಿ ಅಂದಾಜಿನ ಮೇಲೆ ಉತ್ತರಿಸದಿರಿ. ಇದರಿಂದ ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳಿರುವ ಕಾರಣ ಒಟ್ಟಾರೆ ಅಂಕಗಳು ಕಡಿಮೆಯಾಗುತ್ತವೆ.
- ಫೋರ್ಸ್: ಸ್ವಯಂ ಅಧ್ಯಯನದಲ್ಲಿ ಬಹುಮುಖ್ಯವಾಗಿ ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಡಿ. ಹಾಗೆಂದ ಮಾತ್ರಕ್ಕೆ ಅತಿಯಾದ ಆತ್ಮವಿಶ್ವಾಸ ಕೂಡ ಒಳ್ಳೆಯದಲ್ಲ. ಪರೀಕ್ಷೆಯಲ್ಲಿ ಅತಿ ಸರಳ ಪ್ರಶ್ನೆಗಳನ್ನು ಉತ್ತರಿಸಲು ಸಾಧ್ಯವಾಗದಿದ್ದಾಗ ಹಟಕ್ಕೆ ಬಿದ್ದು ಒಂದೇ ಪ್ರಶ್ನೆಗಾಗಿ ಹೆಚ್ಚು ಸಮಯವನ್ನು ವ್ಯಯಿಸದಿರಿ. ಹೆಚ್ಚೆಚ್ಚು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವುದರ ಮುಖಾಂತರ ಇಂತಹ ಜ್ಞಾನ ಪಡೆದುಕೊಳ್ಳಬಹುದು.
- ಫೋಕಸ್: ನಿಮಗೆ ಯಾವ ವಿಷಯದಲ್ಲಿ ದೌರ್ಬಲ್ಯವಿದೆ ಎಂಬುದರ ಮೇಲೆ ಗಮನ ಕ್ರೋಢೀಕರಿಸಿ. ಮಿನಿ ಕ್ವಿಜ್ ಟಾಪಿಕ್ ಟೆಸ್ಟ್ ಹಾಗೂ ಮಾಕ್ ಟೆಸ್ಟ್ ಗಳಲ್ಲಿ ನಿಮ್ಮ ದೌರ್ಬಲ್ಯ ಅಂದರೆ ಯಾವ ಟಾಪಿಕ್‌ನಲ್ಲಿ ನೀವು ಕಡಿಮೆ ಅಂಕಗಳನ್ನು ಗಳಿಸುತ್ತಿದ್ದೀರಿ ಎಂದು ಅವಲೋಕಿಸಿ ಹಾಗೂ ಆ ಟಾಪಿಕ್‌ಗಳ ಮೇಲೆ ನಿಮ್ಮ ಅಭ್ಯಾಸವನ್ನು ಹೆಚ್ಚಿಸಿಕೊಂಡು, ನೈಪುಣ್ಯವನ್ನು ಹೆಚ್ಚಿಸಿಕೊಳ್ಳಿ.



2. ಕಂಪೇರ್– ಕ್ರಿಟಿಸಿಸಮ್– ಚಾನ್ಸ್ (ಸಿಸಿಸಿ)

- ಕಂಪೇರ್: ಸ್ವಯಂ ಅಧ್ಯಯನದಲ್ಲಿ ಅತ್ಯವಶ್ಯಕವಾದದ್ದು ಆತ್ಮಬಲ. ಹಾಗಾಗಿ ಅಣಕು ಪರೀಕ್ಷೆ ಹಾಗೂ ಮಾದರಿ ಪ್ರಶ್ನೆ ಪತ್ರಿಕೆಗಳಲ್ಲಿ ಬರುವ ಅಂಕಗಳನ್ನು ಇತರ ನಿಮ್ಮ ಸ್ಪರ್ಧಿಗಳೊಂದಿಗೆ ಹೋಲಿಸಿಕೊಂಡು ನಿಮ್ಮ ಆತ್ಮವಿಶ್ವಾಸ ಕುಗ್ಗಿಸಿಕೊಳ್ಳಬೇಡಿ.
- ಕ್ರಿಟಿಸಿಸಮ್: ಪರೀಕ್ಷೆಯಲ್ಲಿ ಸಫಲರಾಗದಿದ್ದಾಗ ನಿಮ್ಮನ್ನು ನೀವೇ ಟೀಕೆಗೆ ಒಳಪಡಿಸಿಕೊಂಡು ತಕ್ಷಣ ಕಠಿಣ ಸ್ಪರ್ಧೆಯಿದೆ ಅಥವಾ ನಿರೀಕ್ಷಿತ ಮಟ್ಟದಲ್ಲಿ ತಯಾರಿ ನಡೆಸಲು ಸಾಧ್ಯವಾಗುತ್ತಿಲ್ಲ ಹಾಗೂ ಇತರೆ ಸಣ್ಣ ಪುಟ್ಟ ಕಾರಣಗಳನ್ನು ಮುಂದಿಟ್ಟುಕೊಂಡು ಸ್ಪರ್ಧೆಯಿಂದ ದೂರ ಹೋಗಬೇಡಿ. ಬದಲಾಗಿ ನಿಮ್ಮ ವೈಫಲ್ಯಕ್ಕೆ ಕಾರಣಗಳನ್ನು ತಿಳಿದುಕೊಂಡು ಮತ್ತೆ ಅವುಗಳ ಮೇಲೆ ಅಧ್ಯಯನ ಮಾಡಿ ಪರೀಕ್ಷೆಯನ್ನು ಎದುರಿಸಿ.
- ಚಾನ್ಸ್: ಮೊದಲ ಬಾರಿ ಪರೀಕ್ಷೆ ಎದುರಿಸುವ ಬಹುತೇಕ ಅಭ್ಯರ್ಥಿಗಳು ಮಾಡುವ ಬಹುದೊಡ್ಡ ತಪ್ಪು ಎಂದರೆ, ಇದು ನಮ್ಮ ಮೊದಲ ಪ್ರಯತ್ನ, ಇನ್ನು ಮುಂದೆ ಸಾಕಷ್ಟು ಆಯ್ಕೆಗಳಿವೆ ಎಂದು ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಹೀಗೆ ಒಂದೊಂದಾಗಿ ಅವಕಾಶಗಳನ್ನು ಕಳೆದುಕೊಳ್ಳುತ್ತಾ ಹೋದಂತೆ ನೋಡನೋಡುತ್ತಲೇ ನಿಮ್ಮ ಪರೀಕ್ಷೆಯ ಕೊನೆಯ ಪ್ರಯತ್ನ ಬರುವ ಸಾಧ್ಯತೆ ಇರುತ್ತದೆ. ಆಗ ಬಹಳ ಒತ್ತಡದಲ್ಲಿ ಇರುವುದರಿಂದ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಸಫಲರಾಗುವುದು ಕಷ್ಟಸಾಧ್ಯ.

3. ಸ್ಲೀಪ್– ಸ್ವಿಚ್– ಸಮರಿ (ಎಸ್‌ಎಸ್‌ಎಸ್)

- ನಿದ್ರೆ: ಏಕಾಗ್ರತೆಯಿಂದ ಪರೀಕ್ಷೆಗಾಗಿ ಸ್ವಯಂ ಅಧ್ಯಯನ ನಡೆಸಬೇಕೆಂದರೆ ಅತ್ಯವಶ್ಯಕವಾಗಿರುವುದು ಕನಿಷ್ಠ ಎಂಟು ಗಂಟೆಗಳ ಕಾಲ ರಾತ್ರಿಯ ನಿದ್ದೆ ಹೊರತು ಕೇವಲ ಪರೀಕ್ಷೆ ಹತ್ತಿರವಿದ್ದಾಗ ಮಾತ್ರ ಈ ನಿಯಮ ಅನುಸರಿಸುವುದು ಅಥವಾ ರಾತ್ರಿ ಪೂರ್ತಿ ಅಭ್ಯಾಸಿಸಿ ಹಗಲು ನಿದ್ರೆ ಮಾಡುವುದು ಇನ್ನಷ್ಟು ಒತ್ತಡಕ್ಕೆ ಅನುವು ಮಾಡಿಕೊಳ್ಳುತ್ತದೆಯೇ ಹೊರತು ನಿಮಗೆ ಯಾವುದೇ ರೀತಿಯ ಧನಾತ್ಮಕ ಫಲಿತಾಂಶ ದೊರಕಲಾರದು.
- ಸ್ವಿಚ್: ಇದು ಸ್ವಯಂ ಅಧ್ಯಯನ ನಡೆಸುತ್ತಿರುವಾಗ ಬಹುಮುಖ್ಯ ಪಾತ್ರವಹಿಸುತ್ತದೆ. ಅಂದರೆ ಅವು ಅಧ್ಯಯನ ಸಾಮಗ್ರಿಗಳು, ಅದರಲ್ಲೂ ಆನ್‌ಲೈನ್ ಅಧ್ಯಯನ ಸಾಮಗ್ರಿಗಳು ಪ್ರತಿನಿತ್ಯ ನವೀಕರಣಗೊಳ್ಳುತ್ತಿರುತ್ತವೆ. ಆದರೆ ನಾವು ಆಯ್ಕೆ ಮಾಡಿಕೊಳ್ಳುವಾಗ ಅವುಗಳನ್ನು ವಿಶ್ಲೇಷಿಸಿ ನಮ್ಮ ಪರೀಕ್ಷೆಗೆ ಸಹಾಯವಾಗುವಂತವುಗಳನ್ನು ಆಯ್ಕೆಮಾಡಿಕೊಳ್ಳಬೇಕು ಹಾಗೂ ಇವುಗಳನ್ನು ಪದೇಪದೇ ಬದಲಿಸುತ್ತಿರಬಾರದು. ಇದರಿಂದ ಏಕಾಗ್ರತೆ ಕಡಿಮೆಯಾಗುವುದಲ್ಲದೆ ಸಂಪೂರ್ಣ ಅಧ್ಯಯನ ಸಾಧ್ಯವಾಗದು.
- ಸಾರಾಂಶ: ಇದು ಕೊನೆಗೆ ಏಕಾಏಕಿ ತಯಾರಿಸುವಂತಹದಲ್ಲ. ಬದಲಾಗಿ ನಿಮ್ಮ ದಿನನಿತ್ಯದ ಅಧ್ಯಯನದ ಸಮಯದಲ್ಲಿ ಯಾವ ಅಂಶಗಳು ಬಹುಮುಖ್ಯ ಮತ್ತು ಯಾವ ಟಾಪಿಕ್‌ಗಳನ್ನು ನಿರಂತರ ಪುನರಾವರ್ತಿಸುವ ಅವಶ್ಯಕತೆಯಿದೆಯೆಂದು ದಿನನಿತ್ಯದ ಅಭ್ಯಾಸದ ಸಮಯದಲ್ಲಿ ತಯಾರಿಸಿ ಪರೀಕ್ಷೆ ಹತ್ತಿರವಿದ್ದಾಗ ಪುನರಾವರ್ತಿಸಬೇಕು.

4. ರೆಸ್ಟ್- ರಿವೈಸ್- ರೀಚ್ (ಆರ್‌ಆರ್‌ಆರ್)

- ವಿಶ್ರಾಂತಿ: ಪರೀಕ್ಷೆಗಾಗಿ ಪ್ರಾರಂಭದಿಂದಲೂ ಸೂಕ್ತ ತಯಾರಿ ನಡೆಸಿ ಪರೀಕ್ಷೆ ಹತ್ತಿರವಿದ್ದಾಗ ಆರೋಗ್ಯದ ಸಮಸ್ಯೆ ಎದುರಿಸಿದರೆ ಸಫಲತೆ ಅಸಾಧ್ಯ. ಹಾಗಾಗಿ ಪರೀಕ್ಷೆಗೆ ತಯಾರಿ ಎಷ್ಟು ಮುಖ್ಯವೋ ಆರೋಗ್ಯ ಕೂಡ ಅಷ್ಟೇ ಮುಖ್ಯ. ಪ್ರತಿನಿತ್ಯ ನಿಗದಿತ ಸಮಯ ವಿಶ್ರಾಂತಿ ತೆಗೆದುಕೊಳ್ಳಿ. ಸಾಧ್ಯವಾದರೆ ಯೋಗಾಭ್ಯಾಸ, ಧ್ಯಾನ ಮಾಡಿ. ಇದು ನಿಮ್ಮ ಪರೀಕ್ಷೆಗೆ ಧನಾತ್ಮಕ ಫಲಿತಾಂಶವನ್ನೇ ಕೊಡುತ್ತದೆ.
- ಪುನರಾವರ್ತನೆ: ಇದು ಪರೀಕ್ಷೆ ಎದುರಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಹಾಗಾಗಿ ದಿನದಿಂದ ದಿನಕ್ಕೆ ವಾರದಿಂದ ವಾರಕ್ಕೆ , ವಿಷಯ ಅಧ್ಯಯನದ ಕೊನೆಗೆ ಹಾಗೂ ನಿಮಗೆ ಕಷ್ಟ ಎನಿಸುವ ವಿಷಯಗಳನ್ನು ಒಂದೆಡೆ ನೋಟ್ ಮಾಡಿಕೊಂಡು ಪರೀಕ್ಷೆ ಹತ್ತಿರವಿದ್ದಾಗ ಪುನರಾವರ್ತನೆ ಮಾಡಿ ಮತ್ತು ನಿಮಗೆ ಸುಲಭ ಎನಿಸುವ ವಿಷಯಗಳನ್ನು ಓದದೇ ಇರಬೇಡಿ. ಕಾರಣ ಬಹಳ ದಿನಗಳ ಅಂತರವಾದರೆ ಸುಲಭದ ಪ್ರಶ್ನೆಗಳನ್ನು ಎದುರಿಸಲು ಸಹ ಗೊಂದಲ ಉಂಟಾಗಬಹುದು. ಹಾಗಾಗಿ ಇಂತಹ ವಿಷಯಗಳನ್ನು ಕೂಡ ಒಮ್ಮೆಯಾದರೂ ಪುನರಾವರ್ತಿಸಿ.
- ರೀಚ್: ಒಟ್ಟಿನಲ್ಲಿ ನಿಮ್ಮ ಗುರಿ ತಲುಪಲು ಒಂದು ತಂತ್ರವನ್ನು ತಯಾರಿಸಿ, ಅದನ್ನು ಹಂತಹಂತವಾಗಿ ವಿಂಗಡಿಸಿ, ಒಂದೊಂದಾಗಿ ಪೂರ್ಣಗೊಳಿಸುತ್ತಾ ಬನ್ನಿ. ಸಾಮಾಜಿಕ ಮಾಧ್ಯಮಗಳನ್ನು ನಿಮ್ಮ ಆನ್‌ಲೈನ್ ಅಧ್ಯಯನಕ್ಕೆ ಸೂಕ್ತವಾಗುವಂತೆ ಬಳಸಿಕೊಳ್ಳಿ. ಪರೀಕ್ಷೆ ಸಫಲತೆ ಒಂದನ್ನೇ ಗುರಿಯಾಗಿಸಿಕೊಂಡು ನಿಮ್ಮ ಪರಿಶ್ರಮದೊಂದಿಗೆ ನಿರಂತರವಾಗಿ ಪ್ರಯತ್ನ ಮುಂದುವರೆಸಿದಲ್ಲಿ ನಿಮ್ಮ ಗುರಿ ತಲುಪುವುದು ಸುಲಭ.

ಪ್ರಶ್ನೋತ್ತರಗಳು ಸಾಮಾನ್ಯ ಅಧ್ಯಯನ

ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಿರಲಿ, ಸಾಮಾನ್ಯ ಅಧ್ಯಯನ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಅತ್ಯಂತ ಮುಖ್ಯವಾದದ್ದು. ಇದಕ್ಕಾಗಿ ಸಂಬಂಧಪಟ್ಟ ಪುಸ್ತಕಗಳನ್ನು ಓದುವುದರ ಜೊತೆಗೆ ಪ್ರಶ್ನೋತ್ತರಗಳ ಕಡೆ ಗಮನ ನೀಡಬೇಕು. ಕೆಪಿಎಸ್‌ಸಿ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ನಡೆಸುವ ಪರೀಕ್ಷೆಗಳಲ್ಲಿ ನೆರವಾಗುವ ಕೆಲವು ಪ್ರಶ್ನೋತ್ತರಗಳನ್ನು ಇಲ್ಲಿ ನೀಡಲಾಗಿದೆ. ಜೊತೆಗೆ ಪುಟ್ಟ ವಿವರಣೆಯನ್ನೂ ಕೊಡಲಾಗಿದ್ದು ಸ್ಪರ್ಧಾರ್ಥಿಗಳಿಗೆ ನೆರವಾಗಲಿದೆ.

1) ಕೆಳಗಿನ ಯಾರ ಕಾಲದಲ್ಲಿ 'ತ್ರಿಪದಿ ಶೈಲಿ'ಯ ಬೆಳವಣಿಗೆಯಾಯಿತು?

ಎ) ರಾಷ್ಟ್ರಕೂಟರು ಬಿ) ಕದಂಬರು
ಸಿ) ಕಲ್ಯಾಣದ ಚಾಲುಕ್ಯರು ಡಿ) ಬಾದಾಮಿಯ ಚಾಲುಕ್ಯರು

ಉತ್ತರ: (ಡಿ)

ವಿವರಣೆ: ಈ ಕಾಲದ ಕಾವ್ಯದಲ್ಲಿ ತ್ರಿಪದಿ ಶೈಲಿಯು ಬೆಳವಣಿಗೆಯಾಯಿತು. ಕನ್ನಡದಲ್ಲಿ ಕೃತಿಗಳು ಇಲ್ಲವಾದರೂ ಅನೇಕ ಶಾಸನಗಳು ಕನ್ನಡದಲ್ಲಿ ಬರೆಯಲ್ಪಟ್ಟಿವೆ. ಬಾದಾಮಿಯ ಕಪ್ಪೆ ಆರಭಟ್ಟನ ಶಾಸನದ ಒಂದು ಪದ್ಯವು ತ್ರಿಪದಿ ಶೈಲಿಯಲ್ಲಿರುವುದು ಕಂಡು ಬರುತ್ತದೆ.

2) ಕೆಳಗಿನ ಯಾರ ಕಾಲದಲ್ಲಿ 'ಕವಿ ಪೊನ್ನನಿಗೆ' ಆಶ್ರಯ ನೀಡಲಾಗಿತ್ತು?

ಎ) 1ನೇ ಕೃಷ್ಣ ಬಿ) 3ನೇ ಕೃಷ್ಣ
ಸಿ) 3ನೇ ಗೋವಿಂದ ಡಿ) ಧ್ರುವ

ಉತ್ತರ: (ಬಿ)

ವಿವರಣೆ: 3ನೇ ಕೃಷ್ಣನ ಕಾಲದಲ್ಲಿ ರಾಷ್ಟ್ರಕೂಟರ ಸಾಮ್ರಾಜ್ಯವು ಮತ್ತೊಮ್ಮೆ ಭಾರತದ ರಾಜಕೀಯದಲ್ಲಿ ಅಗ್ರಸ್ಥಾನ ಪಡೆಯಿತು. ಕವಿ ಪೊನ್ನನು ಕೃಷ್ಣ ಆಶ್ರಯ ಪಡೆದಿದ್ದನು.

3) ಯಾವ ಕೃತಿಯನ್ನು ಸಂಸ್ಕೃತ ಭಾಷೆಯ 'ಪ್ರಥಮ ವಿಶ್ವಕೋಶ'ವೆಂದು ಪರಿಗಣಿಸಲಾಗಿದೆ?

ಎ) ಮಿತಾಕ್ಷರ ಬಿ) ಮನಸೋಲ್ಲಾಸ
ಸಿ) ಜಾತಕ ತಿಲಕ ಡಿ) ಗೋವಿದ್ಯಾ

ಉತ್ತರ: (ಬಿ)

ವಿವರಣೆ: ವಿಕ್ರಮಾದಿತ್ಯನ ನಂತರ ಅವನ ಮಗನಾದ 3ನೇ ಸೋಮೇಶ್ವರನು ಅಧಿಕಾರಕ್ಕೆ ಬಂದನು. ಸೋಮೇಶ್ವರನ ಒಲವು ಸಾಹಿತ್ಯ, ಕಲೆಗಳ ಕಡೆಗಿತ್ತು. ಅವನು 'ಮಾನಸೋಲ್ಲಾಸ' ಎಂಬ ಪ್ರಸಿದ್ಧ ಸಂಸ್ಕೃತ ವಿಶ್ವಕೋಶವನ್ನು ರಚಿಸಿದನು. ಇದರಲ್ಲಿ ಸರ್ವಶಾಸ್ತ್ರಗಳೂ ಅಡಗಿವೆ.

4) ಹೊಯ್ಸಳರ ಕಾಲದ ಶೈಕ್ಷಣಿಕ ಕಲಿಕಾ ಶಾಲೆಗಳನ್ನು ಏನೆಂದು ಕರೆಯುತ್ತಿದ್ದರು?

ಎ) ವಿಹಾರಗಳು ಬಿ) ಘಟಿಕಾಲಯಗಳು
ಸಿ) ಚೈತ್ಯಗಳು ಡಿ) ಅಗ್ರಹಾರಗಳು

ಉತ್ತರ: (ಬಿ)

ವಿವರಣೆ: ಹೊಯ್ಸಳರ ಕಾಲದಲ್ಲಿ ಜೈನ, ಬೌದ್ಧ, ಶೈವ, ವೈಷ್ಣವ, ವೀರಶೈವ, ಶ್ರೀ ವೈಷ್ಣವ ಮತಗಳು ಪ್ರಚಲಿತನಾಗಿದ್ದವು. ಅಗ್ರಹಾರಗಳು, ಮಠಗಳು, ದೇವಾಲಯಗಳು ಶಿಕ್ಷಣದ ಕೇಂದ್ರಗಳಾಗಿದ್ದವು. ಮೇಲುಕೋಟೆ, ಸಾಲಗಾಮೆ, ಅರಸೀಕೆರೆ ಮುಂತಾದವು ಗಣ್ಯ ಶಿಕ್ಷಣ ಕೇಂದ್ರಗಳಾಗಿದ್ದವು.

5) ಕೆಳದಿ ನಾಯಕರ ರಾಜ ಲಾಂಛನವು ಏನಾಗಿತ್ತು?

ಎ) ಗಂಡಭೇರುಂಡ ಬಿ) ಆನೆ
ಸಿ) ವರಾಹ ಡಿ) ಸಿಂಹ

ಉತ್ತರ: (ಎ)

ವಿವರಣೆ: ಕೆಳದಿ ಸಂಸ್ಥಾನವು ವಿಶಾಲ ಹಾಗೂ ಸಂಪದ್ಭರಿತವಾಗಿತ್ತು. ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು, ಹಾಸನ, ತುಮಕೂರು, ಚಿತ್ರದುರ್ಗ, ಧಾರವಾಡ ಮತ್ತು ಉತ್ತರಕನ್ನಡ ಜಿಲ್ಲೆಗಳ ಭಾಗಗಳನ್ನು 'ಕೆಳದಿ ರಾಜ್ಯ' ಒಳಗೊಂಡಿತ್ತು. ವೆಂಕಟಪ್ಪ ನಾಯಕನು ಕೆಳದಿ ಅರಸರಲ್ಲೇ ಅತ್ಯಂತ ಪ್ರಖ್ಯಾತನಾಗಿದ್ದನು.

6) 'ಕರ್ನಾಟಕದ ತಾಜ್‌ಮಹಲ್' ಎಂದು ಕರೆಯಿಸಿಕೊಳ್ಳುವ ಇಬ್ರಾಹಿಂ ರೋಜಾವನ್ನು ನಿರ್ಮಾಣ ಮಾಡಿದವರು ಯಾರು?

ಎ) 2ನೇ ಇಬ್ರಾಹಿಂ ಬಿ) 1ನೇ ಇಬ್ರಾಹಿಂ
ಸಿ) ಮಹಮ್ಮದ್ ಆದಿಲ್ ಶಾಹಿ ಡಿ) ಇಬ್ರಾಹಿಂ

ಉತ್ತರ: (ಎ)

ವಿವರಣೆ: ಎರಡನೇ ಇಬ್ರಾಹಿಂ. ಭವ್ಯ ಕಟ್ಟಡ ಇಬ್ರಾಹಿಂ ರೋಜಾ ಇವನ ಕಾಲದಲ್ಲಿ ರಚನೆಯಾಗಿದೆ. ಇವನು ಒಬ್ಬ ಸಂಗೀತಗಾರ ಮತ್ತು ಕವಿಯೂ ಕೂಡ ಆಗಿದ್ದನು. 'ಕಿತಾಬ್-ಇ-ನವರಾಸ್' ಎಂಬ ಪುಸ್ತಕವನ್ನು ಬರೆದಿದ್ದನು.

7) ಈ ಕೆಳಗಿನ ಯಾವ ವಿಧಿಯು ರಾಷ್ಟ್ರದ ಹಿತದೃಷ್ಟಿಯಿಂದ ರಾಜ್ಯ ಪಟ್ಟಿಯಲ್ಲಿರುವ ಯಾವುದಾದರೂ ವಿಷಯಕ್ಕೆ ಸಂಬಂಧಿಸಿದಂತೆ ಸಂಸತ್ತು ಶಾಸನ ರೂಪಿಸಬಹುದು ಎಂಬುದಾಗಿ ತಿಳಿಸುತ್ತದೆ?

ಎ) ವಿಧಿ 200 ಬಿ) ವಿಧಿ 249
ಸಿ) ವಿಧಿ 350 ಡಿ) ಮೇಲಿನ ಯಾವುದೂ ಅಲ್ಲ

ಉತ್ತರ: ಬಿ

ವಿವರಣೆ: ವಿಧಿ 249 ವಿಧಿಯನ್ವಯ ರಾಷ್ಟ್ರದ ಹಿತದೃಷ್ಟಿಯಿಂದ ರಾಜ್ಯ ಪಟ್ಟಿಯಲ್ಲಿರುವ ಯಾವುದಾದರೂ ವಿಷಯಕ್ಕೆ ಸಂಬಂಧಿಸಿದಂತೆ ಸಂಸತ್ತು ಶಾಸನ ರೂಪಿಸಬಹುದು. ರಾಜ್ಯಸಭೆಯ 2/3 ರಷ್ಟು ಸದಸ್ಯರ ಬಹುಮತದಿಂದ ಒಂದು ನಿರ್ಣಯವನ್ನು ಅಂಗೀಕರಿಸಬಹುದು. ಈ ಸಂದರ್ಭದಲ್ಲಿ ಸಂಸತ್ತು ರಾಜ್ಯ ಪಟ್ಟಿಯಲ್ಲಿರುವ ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಶಾಸನ ರೂಪಿಸಬಹುದು.

(ಪ್ರಶ್ನೋತ್ತರ ಸಂಯೋಜನೆ: ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ತರಬೇತಿ ಪರೀಕ್ಷೆ ಕೇಂದ್ರ, ವಿಜಯನಗರ, ಬೆಂಗಳೂರು)

ಪ್ರಜಾವಾಣಿ ಉದ್ಯೋಗ ವಾರ್ತೆ

ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗ

ಬ್ಯಾಂಕ್ ಆಫ್ ಬರೋಡ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

- **ಹುದ್ದೆಗಳು:** ಸೀನಿಯರ್ ರಿಲೇಷನ್‌ಶಿಪ್ ಮ್ಯಾನೇಜರ್, ಇ ರಿಲೇಷನ್‌ಶಿಪ್ ಮ್ಯಾನೇಜರ್, ಗ್ರೂಪ್ ಹೆಡ್, ಡಿಜಿಟಲ್ ಸೇಲ್ಸ್ ಮ್ಯಾನೇಜರ್ ಸೇರಿದಂತೆ ಇತರ ಹುದ್ದೆಗಳು.
- **ಹುದ್ದೆಗಳ ಸಂಖ್ಯೆ:** 511
- **ಸ್ಥಳ:** ಭಾರತದೆಲ್ಲೆಡೆ
- **ವಿದ್ಯಾರ್ಹತೆ:** ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
- **ವಯೋಮಿತಿ:** ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 45 ವರ್ಷ ಆಗಿರಬೇಕು.
- **ಅರ್ಜಿ ಶುಲ್ಕ:** ಎಸ್‌ಸಿ, ಎಸ್‌ಟಿ, ಅಂಗವಿಕಲರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ₹ 100, ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹ 600
- **ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:** ಏಪ್ರಿಲ್ 29, 2021
- **ಹೆಚ್ಚಿನ ಮಾಹಿತಿಗೆ:** https://www.bankofbaroda.in/career-detail.htm#tab-18

ಎಸ್ಸೆಸ್ಸೆಲ್ಸಿ- ಪಿಯುಸಿ ಪರೀಕ್ಷೆ ದಿಕ್ಸೂಚಿ

ತ್ರಿಕೋನ ಮಿತಿಯ ಕೆಲವು ಅನ್ವಯಗಳು

(ಮುಂದುವರಿದ ಭಾಗ)

ಗಣಿತ

ಎಸ್ಸೆಸ್ಸೆಲ್ಸಿ


ಉದಾಹರಣೆ: ವಿದ್ಯುತ್ ಶಾಸ್ತ್ರಜ್ಞರೊಬ್ಬರು 5 ಮೀ. ಎತ್ತರ ಕಂಬದ ಮೇಲೆ ವಿದ್ಯುತ್ ದೋಷವನ್ನು ದುರಸ್ತಿ ಮಾಡಬೇಕಾಗಿದೆ. ಕಂಬದ ಮೇಲ್ತುದಿಯಿಂದ 1.3 ಮೀ. ಕೆಳಗೆ ಇರುವ ಬಿಂದುವಿಗೆ ತಲುಪಿ ಅವರು ದುರಸ್ತಿ ಕಾರ್ಯ ಮಾಡಬೇಕಾದರೆ ಕ್ಷಿತಿಜ 60 ಡಿಗ್ರಿ ಕೋನ ಏರ್ಪಡುವಂತೆ ಓರೆಯಾಗಿ ಏಣಿಯನಿಟ್ಟು ಅವರು ತಲುಪಬೇಕಾದರೆ ಬಿಂದುವಿಗೆ ಸೇರಲು ಬೇಕಾದ ಏಣಿಯ ಉದ್ದವೇನು? ಹಾಗೆಯೇ ಕಂಬದ ಎಷ್ಟು ದೂರದಲ್ಲಿ ಏಣಿಯ ಪಾದವಿರಬೇಕು.

ಪರಿಹಾರ: ಚಿತ್ರದಲ್ಲಿ ಕಂಬ AD ಮೇಲಿನ ಬಿಂದು B ಗೆ ವಿದ್ಯುತ್ ಶಾಸ್ತ್ರಜ್ಞ ತಲುಪಬೇಕಿದೆ.

BD = AD- AB
= (5 - 1.3)m
= 3.7m

ಇಲ್ಲಿ BC ಏಣಿಯನ್ನು ಸೂಚಿಸುತ್ತದೆ. ನಾವು ಇದರ ಉದ್ದವನ್ನು ಕಂಡುಹಿಡಿಯಬೇಕಾದರೆ ಅಂದರೆ ಲಂಬಕೋನ ತ್ರಿಭುಜ BDCಯ ವಿಕರ್ಣ.

ಈಗ ನಾವು ಯಾವ ತ್ರಿಕೋನಮಿತಿ ಅನುಪಾತವನ್ನು ಪರಿಗಣಿಸಬಹುದು?



$$Sin60 = \frac{BD}{BC}$$

$$\frac{\sqrt{3}}{2} = \frac{3.7}{BC}$$

$$\sqrt{3}\,BC = 2 \times 3.7$$

$$BC = \frac{7.4}{\sqrt{3}} = 4.28\,m$$

ಏಣಿಯ ಉದ್ದವು 4.28m ಆಗಿರಬೇಕು ಈಗ

$$\frac{DC}{BC} = Cot\,60^o$$

$$\frac{DC}{BD} = \frac{1}{\sqrt{3}}$$


$$DC = \frac{3.7}{\sqrt{3}} = 2.14$$

ಆದ್ದರಿಂದ ಏಣಿಯ ಪಾದವು ಕಂಬದ ಪಾದದಿಂದ 2.114 M ದೂರದಲ್ಲಿರಬೇಕು.

ಉದಾಹರಣೆ: ನೆಲದ ಮೇಲಿನ ಒಂದು ಬಿಂದು P ನಿಂದ 10m ಎತ್ತರದ ಕಟ್ಟದ ಮೇಲ್ತುದಿಯ ಉನ್ನತ ಕೋನವು 30 ಡಿಗ್ರಿ ಕಟ್ಟಡದ ಮೇಲೆ ಧ್ವಜವನ್ನು ಹಾರಿಸಿದೆ ಮತ್ತು P ಬಿಂದುವಿನಿಂದ ಈ ಧ್ವಜಸ್ತಂಭದ ಮೇಲ್ತುದಿಗೆ ಉನ್ನತ ಕೋನವು 45 ಡಿಗ್ರಿ ಹಾಗಾದರೆ ಧ್ವಜಸ್ತಂಭದ ಉದ್ದ ಮತ್ತು P ಬಿಂದುವಿನಿಂದ ಕಟ್ಟಡಕ್ಕಿರುವ ದೂರವನ್ನು ಕಂಡುಹಿಡಿಯಿರಿ.

ಪರಿಹಾರ: ಚಿತ್ರದಲ್ಲಿ AB ಯು ಕಟ್ಟದ ಎತ್ತರವನ್ನು BD ಯು ಧ್ವಜಸ್ತಂಭ ಮತ್ತು P ದತ್ತ ಬಿಂದುವನ್ನು ಸೂಚಿಸುತ್ತದೆ. ಇಲ್ಲಿ ಎರಡು ತ್ರಿಭುಜಗಳಿರುವುದನ್ನು ಗಮನಿಸಿ

ΔPAB ಮತ್ತು ΔPBD ; ನಾವು ಧ್ವಜಸ್ತುಂಭದ ಉದ್ದವನ್ನು ಅಂದರೆ DB ಮತ್ತು P ಬಿಂದುವಿನಿಂದ ಕಟ್ಟಡಕ್ಕಿರುವ ದೂರ ಅಂದರೆ PA ಇವುಗಳನ್ನು ಕಂಡುಹಿಡಿಯಬೇಕಾಗಿದೆ.



ಕಟ್ಟಡದ ಎತ್ತರ AB

ΔPAB ಯಲ್ಲಿ

$$ton\,30^o = \frac{AB}{AP}$$

$$\frac{1}{\sqrt{3}} = \frac{10}{AP}$$

$$AP = 10\sqrt{3}$$

ಬಿಂದು P ಯಿಂದ ಕಟ್ಟಡಕ್ಕಿರುವ ದೂರ

$$10\sqrt{3} = 17.32$$

ನಾವು DB = X ಆಗ AD = (10 + X)m

$$\Delta PAD\ \ ton\,30^o = \frac{AD}{AP} = \frac{10+X}{10\sqrt{3}}$$

$$1 = \frac{10+}{10\sqrt{3}}$$

$$X = 10(\sqrt{3} - 1) = 7.32$$

ಆದ್ದರಿಂದ ಧ್ವಜಸ್ತಂಭದ ಉದ್ದವು 7.32 ಮೀ.

ಪ್ರಜಾವಾಣಿ ನೋಡಿಯೊ

ಹತ್ತನೇ ತರಗತಿಯ ಇಂಗ್ಲಿಷ್ ಮಾಧ್ಯಮದ ಗಣಿತಶಾಸ್ತ್ರ ವಿಭಾಗದ 'ಕೋ–ಆರ್ಡಿನೇಟ್ ಜಾಮಿತ್ರ' ಪಾಠವನ್ನು ಓದಲು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ

https://bit.ly/3scXast

ವಿವಿಧ ರೀತಿಯ ಸದಿಶಗಳು

ಗಣಿತ

ದ್ವಿತೀಯ ಪಿಯುಸಿ

ಶೂನ್ಯ ಸದಿಶ: ಒಂದು ಸದಿಶದ ಬಿಂದು ಮತ್ತು ಅಂತ್ಯ ಬಿಂದು ಒಂದೇ ಆಗಿದ್ದರೆ ಅದನ್ನು ಶೂನ್ಯ ಸದಿಶ ಎಂದು ಕರೆಯುತ್ತೇವೆ. ಇದನ್ನು $\vec{o}$ ಎಂದು ಬರೆಯುತ್ತೇವೆ.

ಏಕ ಸದಿಶ: ಸದಿಶದ ಪರಿಮಾಣ ಒಂದು ಆಗಿದ್ದರೆ ಇದನ್ನು ಏಕ ಸದಿಶ ಎಂದು ಕರೆಯುತ್ತೇವೆ. $\vec{a}$ ಒಂದು ದತ್ತ ಸದಿಶವಾದರೆ ಇದರ ದಿಕ್ಕಿನಲ್ಲಿರುವ ಏಕ ಸದಿಶವನ್ನು ಎಂದು ಸೂಚಿಸುತ್ತೇವೆ.

ಸಹ ಆರಂಭಿಕ ಸದಿಶಗಳು: ಎರಡು ಅಥವಾ ಎರಡಕ್ಕಿಂತ ಹೆಚ್ಚು ಸದಿಶಗಳು ಒಂದೇ ಆದಿ ಬಿಂದುವನ್ನು ಹೊಂದಿದ್ದರೆ ಅಂತಹ ಸದಿಶಗಳನ್ನು ಸಹ ಆರಂಭಿಕ ಸದಿಶಗಳೆಂದು ಕರೆಯುತ್ತೇವೆ.


ಏಕ ರೇಖಸ್ಥ ಸದಿಶಗಳು: ಎರಡು ಅಥವಾ ಎರಡಕ್ಕಿಂತ ಹೆಚ್ಚು ಸದಿಶಗಳು ಒಂದು ರೇಖೆಗೆ ಸಮಾನಂತರವಾಗಿದ್ದರೆ ಅವುಗಳನ್ನು ಏಕ ರೇಖಸ್ಥ ಸದಿಶಗಳೆಂದು ಕರೆಯುತ್ತೇವೆ.

ಸಮ ಸದಿಶಗಳು: ಒಂದೇ ಪರಿಮಾಣ ಮತ್ತು ದಿಕ್ಕನ್ನು ಹೊಂದಿರುವ ಸದಿಶಗಳನ್ನು ಸಮ ಸದಿಶಗಳೆಂದು ಕರೆಯುತ್ತೇವೆ. ಸದಿಶ $\vec{a}$ ಮತ್ತು $\vec{b}$ ಸಮವೆಂದು ಕರೆಯಬೇಕಾದರೆ ಅವುಗಳ ಆದಿ ಬಿಂದುವನ್ನು ಲೆಕ್ಕಿಸದೆ ಅವುಗಳನ್ನು ದಿಕ್ಕು ಮತ್ತು ಪರಿಮಾಣ ಒಂದೇ ಆಗಿರಬೇಕು ಇದನ್ನು $\vec{a} = \vec{b}$ ಎಂದು ಸೂಚಿಸಲಾಗುತ್ತದೆ.


ಋಣ ಸದಿಶ: ದತ್ತ ಸದಿಶ ಆದರೆ ಇದರಷ್ಟು ಪರಿಮಾಣ ಇರುವ ಆದರೆ $\vec{AB}$ ಇದಕ್ಕೆ ವಿರುದ್ಧ ದಿಕ್ಕಿನಲ್ಲಿರುವ ಸದಿಶವನ್ನು ಋಣ ಸದಿಶ ಎಂದು ಕರೆಯುತ್ತೇವೆ.

ಸದಿಶದ ಸಂಕಲನ: ಸದಿಶ $\vec{AB}$ ಎಂದರೆ A ಬಿಂದುವು ಸ್ಥಾನಪಲ್ಲಟ ಹೊಂದಿ B ಬಿಂದುವಿನವರೆಗೆ ಹೋಗಿದೆ ಎಂದರ್ಥ. ಈಗ A ಬಿಂದುವಿನಿಂದ ಹೊರಟು B ಬಿಂದುವಿಗೆ ಒಂದು B ಯಿಂದ C ಬಿಂದುವಿಗೆ ಚಲಿಸಿದಾಗ A ಬಿಂದುವಿನಿಂದ ಬಿಂದುವಾದಾಗ ಸಾನಪಲಟ ಸದಿಶ $\vec{AC}$ ಎಂದು ಹೇಳಬಹುದು.

$$\vec{AC} = \vec{AB} + \vec{BC}$$



ಇದನ್ನು ಸದಿಶಗಳ ಸಂಕಲನದ ತ್ರಿಕೋನ ನಿಯಮ ಎನ್ನುತ್ತೇವೆ.



ಸದಿಶ $\vec{a}$ ಮತ್ತು $\vec{b}$ ಸ್ಥಾನಾಂತರ ಚತುರ್ಭುಜದ ಅಕ್ಕಪಕ್ಕದ ಭುಜುಗಳಾಗಿದ್ದು, $\vec{a} + \vec{b}$ ಯು $\vec{a}$ ಮತ್ತು $\vec{b}$ ನ ಆದಿ ಬಿಂದುವಿನ ಮೂಲಕ ಹಾದು ಹೋಗುವ ಸಮಾಂತರ ಚತುರ್ಭುಜದ ಕರ್ಣವನ್ನು ಪ್ರತಿನಿಧಿಸುತ್ತದೆ. ಇದನ್ನು ಸದಿಶಗಳ ಸಂಕಲನದ ಸಮಾನಾಂತರ ಚತುರ್ಭುಜ ನಿಯಮ ಎಂದು ಹೇಳಬಹುದು.

ಸದಿಶ ಸಂಕಲನದ ಗುಣಗಳು

$\vec{a}$, $\vec{b}$ ಮತ್ತು $\vec{c}$ ಯಾವುದೇ ಮೂರು ಸದಿಶಗಳಾದಾಗ

ಪರಿವರ್ತನೀಯ ನಿಯಮ:

$$\vec{a} + \vec{b} = \vec{b} + \vec{a}$$

ಸಹವರ್ತನೀಯ ನಿಯಮ:

$$(\vec{a} + \vec{b}) + \vec{c} = \vec{a} + (\vec{b} + \vec{c})$$

ಅನನ್ಯತೆಯ ಸಂಕೇತ:

$\vec{a} + \vec{o} = \vec{o} + \vec{a} = \vec{a}$ ಇಲ್ಲಿ $\vec{a}$ ವನ್ನು ಸದಿಶ ಸಂಕಲನದಲ್ಲಿ ಅನನ್ಯತೆ ಎಂದು ಕರೆಯುತ್ತಾರೆ.

(ಪಾಠಗಳ ಸಂಯೋಜನೆ: ಆಕಾಶ್ ಇನ್‌ಸ್ಟಿಟ್ಯೂಟ್, ಬೆಂಗಳೂರು)

ಪ್ರಜಾವಾಣಿ ನೋಡಿಯೊ

ದ್ವಿತೀಯ ಪಿಯುಸಿ ಭೌತಶಾಸ್ತ್ರ ವಿಭಾಗದ 'ಸಿಂಪಲ್ ಮೈಕ್ರೊಸ್ಕೋಪ್' ಇಂಗ್ಲಿಷ್ ಪಾಠವನ್ನು ಓದಲು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ

https://bit.ly/2ONZfxB

ಅಭಿಮತ ಪುಟದ ವಿಳಾಸ
ಸಂಪಾದಕರು, ಅಭಿಮತ ವಿಭಾಗ, ಪ್ರಜಾವಾಣಿ, 75, ಎಂ.ಜಿ.ರಸ್ತೆ, ಬೆಂಗಳೂರು-01
ಇ-ಮೇಲ್ : editpage@prajavani.co.in

ಅಭಿಮತ



ಸುಭಾಷಿತ

ರಾಜಕೀಯ ಕ್ರಾಂತಿ ಮಾಡಲು ನೂರಾರು ಜನ ಸಿಗುತ್ತಾರೆ. ಆದರೆ, ಸಾಮಾಜಿಕ ಕ್ರಾಂತಿ ಮಾಡಲು ಒಬ್ಬರೂ ಸಿಗುವುದಿಲ್ಲ. –ಡಾ. ಬಿ.ಆರ್.ಅಂಬೇಡ್ಕರ್

ಗೌರವ ಡಾಕ್ಟರೇಟ್‌ಗೆ 'ಗೌರವ' ವಿ.ವಿ.ಗಳಿಗೆ ಬೇಕಿದೆ ಲಸಿಕೆ

ಸಕ್ಕರೆ ಕಾರ್ಖಾನೆಯ ಮಾಲೀಕರೊಬ್ಬರಿಗೆ 'ನಾಡೋಜ' ಗೌರವ ಪುರಸ್ಕಾರ ನೀಡಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ನಡೆಯು ಸಾಂಸ್ಕೃತಿಕ ವಲಯದಲ್ಲಿ ಟೀಕೆಗೊಳಗಾಗಿದೆ. ಆ ಟೀಕೆ ಟಿಪ್ಪಣಿಗಳನ್ನು ಕನ್ನಡ ವಿಶ್ವವಿದ್ಯಾಲಯಕ್ಕೆ ಸೀಮಿತವಾಗಿ ನೋಡಬೇಕಿಲ್ಲ. ಒಟ್ಟಾರೆ ಗೌರವ ಡಾಕ್ಟರೇಟ್‌ಗಳ ಆಯ್ಕೆ ಪ್ರಕ್ರಿಯೆಯಲ್ಲಿ ಎಡವಟ್ಟುಗಳಾಗುತ್ತಿರುವುದರ ಜೊತೆಗೆ, ವಿಶ್ವವಿದ್ಯಾಲಯಗಳ ಸಾಂಸ್ಥಿಕ ಚೌಕಟ್ಟು ಶಿಥಿಲವಾಗುತ್ತಿರುವುದನ್ನು ಪ್ರಸಕ್ತ ಚರ್ಚೆ ಸೂಚಿಸುವಂತಿದೆ. ಉದ್ಯಮಿಯೊಬ್ಬರಿಗೆ 'ನಾಡೋಜ' ಗೌರವ ಪುರಸ್ಕಾರವನ್ನು ನೀಡುವುದರಲ್ಲಿ ಯಾವ ತಪ್ಪೂ ಇಲ್ಲ. ನಾಡಿಗೆ ದೊಡ್ಡ ಕೊಡುಗೆ ನೀಡಿರುವ ಉದ್ಯಮಿಗಳು ಇದ್ದಾರೆ. ಅಂಥ ಉದ್ಯಮಿಗಳನ್ನು ಗುರುತಿಸಿ ಗೌರವಿಸಿದ್ದರೆ ಕನ್ನಡ ವಿಶ್ವವಿದ್ಯಾಲಯದ ತೀರ್ಮಾನ ಚರ್ಚಾಸ್ಪದವಾಗುತ್ತಿರಲಿಲ್ಲ. ಆಡಳಿತ ಪಕ್ಷದೊಂದಿಗೆ ನಂಟು ಹೊಂದಿರುವ ಉದ್ಯಮಿಗೆ 'ನಾಡೋಜ' ಗೌರವ ನೀಡಿರುವುದು ಪ್ರಸಕ್ತ ವಿವಾದಕ್ಕೆ ಕಾರಣವಾಗಿದೆ. ದಾವಣಗೆರೆ ವಿಶ್ವವಿದ್ಯಾಲಯವು ಆಡಳಿತಾರೂಢ ಪಕ್ಷಕ್ಕೆ ಸೇರಿದ ಸಂಸದರಿಗೆ ಗೌರವ ಡಾಕ್ಟರೇಟ್ ನೀಡಿರುವುದನ್ನು ಕೂಡ 'ರಾಜಕಾರಣ ಲಾಭ'ದ ಹಿನ್ನೆಲೆಯಲ್ಲಿಯೇ ನೋಡಬೇಕಾಗಿದೆ. ಆಡಳಿತ ಪಕ್ಷದ ಜೊತೆ ನಂಟು ಹೊಂದಿರುವ ಉದ್ಯಮಿ–ರಾಜಕಾರಣಿಗಳನ್ನು ಪ್ರಶಸ್ತಿ– ಪುರಸ್ಕಾರಗಳಿಗೆ ಆಯ್ಕೆ ಮಾಡುವಾಗ ಹೆಚ್ಚಿನ ವಿವೇಚನೆ ಅಗತ್ಯ. 'ಕನ್ನಡ ನಾಡು ನುಡಿಗೆ ಸಂಬಂಧಿಸಿದಂತೆ ಕೆಲಸ ಮಾಡಿದ ಯಾರಿಗೆ ಬೇಕಾದರೂ ನಾಡೋಜ ನೀಡಬಹುದು. ಈ ಹಿಂದೆಯೂ ಸಾಹಿತ್ಯ ಹೊರತುಪಡಿಸಿ ಅನ್ಯ ಕ್ಷೇತ್ರದವರಿಗೆ ನಾಡೋಜ ನೀಡಿರುವ ಉದಾಹರಣೆಗಳಿವೆ' ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಹೇಳಿದ್ದಾರೆ. ಅವರ ಮಾತು ನಿಜ. ವಿಶ್ವವಿದ್ಯಾಲಯಗಳ ಗೌರವ ಡಾಕ್ಟರೇಟ್ ಸಾಹಿತ್ಯ ಕ್ಷೇತ್ರಕ್ಕೆ ಸೀಮಿತವಾದುದಲ್ಲ. ಸಮಾಜಕ್ಕೆ ಕೊಡುಗೆ ನೀಡುವ ಎಲ್ಲ ಕ್ಷೇತ್ರಗಳ ಸಾಧಕರನ್ನೂ ವಿಶ್ವವಿದ್ಯಾಲಯಗಳು ಗುರುತಿಸಬೇಕು. ಸಾಲುಮರದ ತಿಮ್ಮಕ್ಕ, ಸುಕ್ರಿ ಬೊಮ್ಮಗೌಡ ಅಂಥವರನ್ನು ಗುರುತಿಸಿ, ಗೌರವಿಸಿದಾಗ ಯಾರೂ ಆಕ್ಷೇಪಿಸುವುದಿಲ್ಲ. ನಾಡಿನ ಯಾವುದೋ ಮೂಲೆಯಲ್ಲಿ ನಿಸ್ವಾರ್ಥದಿಂದ ದುಡಿಯುವ ವ್ಯಕ್ತಿಗಳನ್ನು ಗುರುತಿಸಿದಾಗ ವಿಶ್ವವಿದ್ಯಾಲಯಗಳ ಘನತೆಯೂ ಹೆಚ್ಚುತ್ತದೆ. ಆದರೆ, ರಾಜಕೀಯ ಹಿನ್ನೆಲೆಯ ವ್ಯಕ್ತಿಗಳನ್ನು ಗೌರವ ಡಾಕ್ಟರೇಟ್‌ಗಳಿಗೆ ಪರಿಗಣಿಸಿದಾಗ ಆಯ್ಕೆ ಪ್ರಕ್ರಿಯೆಯ ಬಗ್ಗೆಯೇ ಅನುಮಾನ ಉಂಟಾಗುತ್ತದೆ.



ಗೌರವ ಡಾಕ್ಟರೇಟ್ ಪುರಸ್ಕಾರಗಳು ಅವುಗಳನ್ನು ನೀಡುವ ವಿಶ್ವವಿದ್ಯಾಲಯಗಳ ಆರೋಗ್ಯ ಹೇಗಿದೆ ಎನ್ನುವುದರ ನಾಡಿಪರೀಕ್ಷೆಯೂ ಹೌದು

ಗೌರವ ಡಾಕ್ಟರೇಟ್ ಪುರಸ್ಕಾರಗಳು ಅವುಗಳನ್ನು ನೀಡುವ ವಿಶ್ವವಿದ್ಯಾಲಯಗಳ ಆರೋಗ್ಯ ಹೇಗಿದೆ ಎನ್ನುವುದರ ನಾಡಿಪರೀಕ್ಷೆಯೂ ಹೌದು. ಪ್ರಶಸ್ತಿ–ಪುರಸ್ಕಾರಗಳನ್ನು ನೀಡುವ ಮೂಲಕ ವ್ಯಕ್ತಿಗಳ ಸಾಧನೆಯನ್ನು ಗುರುತಿಸಲಾಗುತ್ತದೆ. ಅದೇ ರೀತಿ, ಸಾಧಕರಿಗೆ ಸಲ್ಲುವ ಮೂಲಕ ಪ್ರಶಸ್ತಿ– ಪುರಸ್ಕಾರಗಳ ಘನತೆಯೂ ಹೆಚ್ಚಾಗುವ ದಿಸೆಯಲ್ಲಿ ಆಯ್ಕೆಗಳಿರಬೇಕು. ಹೊಸದಾಗಿ ನೀಡುವ ಪ್ರಶಸ್ತಿ– ಪುರಸ್ಕಾರಗಳು ಈ ಮೊದಲು ಅವುಗಳನ್ನು ಪಡೆದವರಲ್ಲಿ ಹೆಮ್ಮೆ ಹೆಚ್ಚಿಸಬೇಕೇ ವಿನಾ ಮುಜುಗರ ಮೂಡಿಸುವಂತೆ ಆಗಬಾರದು. ಇತ್ತೀಚಿನ ವರ್ಷಗಳಲ್ಲಿ ಕನ್ನಡ ವಿಶ್ವವಿದ್ಯಾಲಯವೂ ಸೇರಿದಂತೆ ಕೆಲವು ವಿಶ್ವವಿದ್ಯಾಲಯಗಳ ಗೌರವ ಡಾಕ್ಟರೇಟ್‌ಗಳ ಆಯ್ಕೆ ಗುಣಮಟ್ಟದಿಂದ ಕೂಡಿಲ್ಲ ಎನ್ನುವ ಟೀಕೆಗಳು, ಶೈಕ್ಷಣಿಕ ಕ್ಷೇತ್ರದ ಸಾಂಸ್ಥಿಕ ಚೌಕಟ್ಟಿನ ಟೊಳ್ಳುತನವನ್ನು ಸೂಚಿಸುತ್ತಿವೆ. ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಗಳಲ್ಲಿ ಅಭ್ಯರ್ಥಿಗಳ ಶೈಕ್ಷಣಿಕ, ಆಡಳಿತಾತ್ಮಕ ಅರ್ಹತೆಗಿಂತಲೂ ಅವರು ಹೊಂದಿರುವ ರಾಜಕೀಯ ಪ್ರಭಾವ ಹಾಗೂ ಹಣಕಾಸಿನ ಶಕ್ತಿಯೇ ಹೆಚ್ಚಿನ ಮಹತ್ವ ಪಡೆಯುತ್ತಿದೆ ಎನ್ನುವ ದೂರುಗಳಿವೆ. ನಾಡೋಜ ಇಲ್ಲವೇ ಗೌರವ ಡಾಕ್ಟರೇಟ್ ಪುರಸ್ಕಾರದ ಆಯ್ಕೆ ಸಮಿತಿಯ ನೇಮಕದಲ್ಲೂ ಸಿಂಡಿಕೇಟ್ ಸದಸ್ಯರ ಆಯ್ಕೆಯಲ್ಲೂ ರಾಜಕೀಯ ಒಲವುನಿಲುವುಗಳೇ ಮುಖ್ಯವಾಗುತ್ತಿವೆ. ವಿದ್ವತ್ತಿಗೆ ಹೊರತಾದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿರದ ಸಂಗತಿಗಳೇ ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯಲ್ಲಿ ಮುನ್ನೆಲೆಗೆ ಬಂದಾಗ, ಅಂಥ ಸಮಿತಿಗಳು, ಸಿಂಡಿಕೇಟ್‌ಗಳು ಕೈಗೊಳ್ಳುವ ನಿರ್ಧಾರಗಳು ಸಮರ್ಪಕವಾಗಿರುತ್ತವೆಂದು ಹೇಗೆ ನಿರೀಕ್ಷಿಸುವುದು? ವಿಶ್ವವಿದ್ಯಾಲಯಗಳ ಅನಾರೋಗ್ಯ ಮುಂದುವರಿದಲ್ಲಿ, ಅವುಗಳು ನೀಡುವ ಗೌರವ ಡಾಕ್ಟರೇಟ್‌ಗಳು ಹಾಗೂ ಹಣ ಪಡೆದು ಪದವಿ ನೀಡುವ ನಕಲಿ ವಿಶ್ವವಿದ್ಯಾಲಯಗಳ 'ಗೌ.ಡಾ.'ಗಳ ನಡುವೆ ಹೆಚ್ಚಿನ ವ್ಯತ್ಯಾಸವೇನೂ ಉಳಿಯುವುದಿಲ್ಲ. ವಿಶ್ವವಿದ್ಯಾಲಯಗಳು ಜ್ಞಾನದ ಉತ್ಪತ್ತಿ ಮತ್ತು ಹಂಚಿಕೆಯ ತಾಣಗಳಾಗುವ ಬದಲು ಸ್ವಾರ್ಥ ರಾಜಕಾರಣದ ಗರಡಿಮನೆಗಳಾಗಿ ಬದಲಾಗುತ್ತವೆ. ಈ ಪರಿಸ್ಥಿತಿ ತಪ್ಪಿಸುವುದಕ್ಕಾಗಿ, ಅನರ್ಹರಿಗೆ ಗೌರವ ಡಾಕ್ಟರೇಟ್‌ಗಳು ಸಲ್ಲುತ್ತಿವೆ ಎನ್ನುವ ಪ್ರಸಕ್ತ ಚರ್ಚೆಯು ವಿಶ್ವವಿದ್ಯಾಲಯಗಳ ಸಾಂಸ್ಥಿಕ ಆರೋಗ್ಯದ ಸುಧಾರಣೆಯ ನಿಟ್ಟಿನಲ್ಲೂ ನಡೆಯಬೇಕಾಗಿದೆ.

ದಿನದ ಟ್ವೀಟ್

ಧೋರಣೆ ಬದಲಾಗಲಿ



ಒಬ್ಬ ಚಿಂತಕರಾಗಿ ಅಂಬೇಡ್ಕರ್ ಅವರ ಸಾಮರ್ಥ್ಯ ನಮಗೆ ಪೂರ್ಣವಾಗಿ ನಿಲುಕಿಲ್ಲ. ಮಾನವಶಾಸ್ತ್ರಜ್ಞರು ಅವರನ್ನು ಒಂದು ಸಂಕೇತವಾಗಿಯೋ ಅಥವಾ ಪ್ರತಿಮೆಯಾಗಿಯೋ ನೋಡಿರುವುದಕ್ಕಿಂತ ಭಿನ್ನವಾಗಿ ನಾವು (ಪಾಶ್ಚಿಮಾತ್ಯ ರಾಷ್ಟ್ರಗಳ ವಿದ್ವಾಂಸರು) ಅಧ್ಯಯನ ಮಾಡಬೇಕಿದೆ. ಸಾಮಾಜಿಕ, ರಾಜಕೀಯ ಸಿದ್ಧಾಂತಗಳು ಹಾಗೂ ನಿರ್ವಸಾಹತೀಕರಣಕ್ಕೆ ಸಂಬಂಧಿಸಿದ ಚರ್ಚೆಗಳ ಸಂದರ್ಭಗಳಲ್ಲಿ ಅವರ ಹೆಸರನ್ನು ಪ್ರಸ್ತಾಪಿಸುವುದೇ ಅತ್ಯಂತ ವಿರಳವಾಗಿರುವುದು ವಿಷಾದದ ಸಂಗತಿ. ಈ ಧೋರಣೆ ಬದಲಾಗಬೇಕು.

ಡ್ಯಾಗ್ ಎರಿಕ್ ಬರ್ಗ್, ನಾರ್ವೆಯ ಶಿಕ್ಷಣ ತಜ್ಞ, ಲೇಖಕ

25 ವರ್ಷಗಳ ಹಿಂದೆ

ಸೋಮವಾರ, 15-4-1996

• **ವಾಯುಪಡೆ ಹೆಲಿಕಾಪ್ಟರ್‌ನಲ್ಲಿ ನಂದ್ಯಾಲ್‌ಗೆ ಹಣ: ಆರೋಪ**

ನವದೆಹಲಿ, ಏ. 14 (ಪಿಟಿಐ)– 'ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರ ಕ್ಷೇತ್ರವಾದ ನಂದ್ಯಾಲ್‌ಗೆ ರಕ್ಷಣಾ ಇಲಾಖೆಯ ಹೆಲಿಕಾಪ್ಟರ್‌ನಲ್ಲಿ 25 ಪೆಟ್ಟಿಗೆಗಳಲ್ಲಿ ಅಪಾರ ಪ್ರಮಾಣದ ಹಣವನ್ನು ಒಯ್ಯಲಾಗಿದೆ' ಎಂಬ ಆರೋಪದ ಬಗ್ಗೆ ವರದಿ ನೀಡಲು ಚುನಾವಣಾ ಆಯೋಗವು ಇಂದು ಆಂಧ್ರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿಗೆ ಆದೇಶ ನೀಡಿದೆ.

• **ದಳಕ್ಕೆ ಅಂಬರೀಷ್; ಭವ್ಯ ಸ್ವಾಗತ**

ಬೆಂಗಳೂರು, ಏ. 14– ಸುಮಾರು ಒಂದೂವರೆ ಗಂಟೆಗಳ ಅವಧಿಯಲ್ಲಿ ಕಿವಿ ಗಡಚಿಕ್ಕುವ ಪಟಾಕಿ ಸದ್ದಿನ ಮಧ್ಯೆ ರಾಶಿ–ರಾಶಿ ಗುಲಾಬಿ ಮಾಲೆಗಳ ನಡುವೆ ಚಿತ್ರನಟ ಅಂಬರೀಷ್ ಜನತಾದಳದಲ್ಲಿ ವಿಧ್ಯುಕ್ತವಾಗಿ ಸದಸ್ಯತ್ವ ಪಡೆದು ತಮ್ಮ ಹೊಸ ರಾಜಕೀಯ ಅಧ್ಯಾಯವನ್ನು ಇಂದಿಲ್ಲಿ ಪ್ರಾರಂಭಿಸಿದರು.

ಚಿತ್ರರಂಗದವರ ಪೈಕಿ ತಮ್ಮದು ದಳದಲ್ಲಿ 'ಒಂಟಿ ದನಿ' ಅಲ್ಲ ಎನ್ನುವುದನ್ನು ತೋರುವ ಉತ್ಸಾಹದಲ್ಲಿದ್ದ ಅವರೊಂದಿಗೆ ಚಿತ್ರನಟಿ ಜಯಮಾಲ ಮತ್ತು ಟಿ.ವಿ ಧಾರಾವಾಹಿಗಳಲ್ಲಿ ಹೆಸರು ಮಾಡಿರುವ ನಟ ರವಿಕಿರಣ್ ಜತೆಗೂಡಿದ್ದರು. ಅವರೂ ಪಕ್ಷದ ಸದಸ್ಯತ್ವವನ್ನು ಪಡೆದರು.

50 ವರ್ಷಗಳ ಹಿಂದೆ

ಗುರುವಾರ, 15-4-1971

• **ರಾಜ್ಯ ವಿಧಾನಸಭೆ ವಿಸರ್ಜನೆ ಅಕ್ಟೋಬರ್‌ನಲ್ಲಿ ಚುನಾವಣೆ**

ನವದೆಹಲಿ, ಏ. 14– ರಾಷ್ಟ್ರಪತಿ ಶ್ರೀ ವಿ.ವಿ. ಗಿರಿ ಅವರು ಇಂದು ಮೈಸೂರು ವಿಧಾನ ಸಭೆಯನ್ನು ವಿಸರ್ಜಿಸಿದ್ದಾರೆ.

ರಾಜ್ಯಪಾಲ ಶ್ರೀ ಧರ್ಮವೀರ ಅವರ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ಈ ನಿರ್ಧಾರ ಕೈಗೊಂಡರು.

ಯಾವ ಪಕ್ಷವೂ ಒಂಟಿಯಾಗಿ ಅಥವಾ ಇತರ ಪಕ್ಷಗಳೊಡನೆ ಸೇರಿಕೊಂಡು ಮೈಸೂರು ರಾಜ್ಯದಲ್ಲಿ ಸುಭದ್ರ ಸರ್ಕಾರ ರಚಿಸುವ ಭರವಸೆ ನೀಡುವ ಸ್ಥಿತಿಯಲ್ಲಿ ಇಲ್ಲವೆಂದು ಶ್ರೀ ಧರ್ಮವೀರ ಅವರು ತಮ್ಮ ಇತ್ತೀಚಿನ ವರದಿಯಲ್ಲಿ ತಿಳಿಸಿದ್ದರೆಂದು ಗೊತ್ತಾಗಿದೆ.

ಕಳೆದ ತಿಂಗಳು ಮೈಸೂರು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಬಂದಾಗಿನಿಂದ ಸ್ಥಗಿತಗೊಳಿಸಲಾಗಿದ್ದ ವಿಧಾನಸಭೆಯನ್ನು ವಿಸರ್ಜಿಸುವಂತೆ ಅವರು ಸಲಹೆ ಮಾಡಿದ್ದರು.

• **ಮುಕ್ತಿ ಫೌಜ್ ಸಮರ ಸಾಮರ್ಥ್ಯದ ಬಗ್ಗೆ ಪಶ್ಚಿಮ ರಾಷ್ಟ್ರಗಳ ಮೆಚ್ಚುಗೆ**

ನ್ಯೂಯಾರ್ಕ್, ಏ. 14– ಎರಡು ವಾರಗಳಿಗೂ ಹೆಚ್ಚು ದಿನಗಳಿಂದ ಪಶ್ಚಿಮ ಪಾಕಿಸ್ತಾನದ ವ್ಯವಸ್ಥಿತ ಸೇನೆಯ ವಿರುದ್ಧ ಹೋರಾಟ ನಡೆಸಿರುವ ಬಾಂಗ್ಲಾ ದೇಶದ ಸ್ವಾತಂತ್ರ್ಯ ಹೋರಾಟಗಾರರ ಸಮರ ಸಾಮರ್ಥ್ಯವು ಪಶ್ಚಿಮ ರಾಷ್ಟ್ರಗಳ ಮೆಚ್ಚುಗೆ ಗಳಿಸಿದೆ.

ಪಶ್ಚಿಮ ಪಾಕಿಸ್ತಾನದ ವೃತ್ತಿನಿರತ ಸೈನಿಕರ ವ್ಯವಸ್ಥಿತ ದಮನ ಕಾರ್ಯಗಳ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ನಡೆಸಿರುವ ಕೆಚ್ಚೆದೆಯ ಸಮರ ತುಂಬ ಗಮನಾರ್ಹವಾದದ್ದು ಎಂದು ಪಾಶ್ಚಿಮಾತ್ಯ ರಾಷ್ಟ್ರಗಳ ಗುಪ್ತ ವರದಿಗಳು ತಿಳಿಸಿವೆ.

ದಲಿತ ಸಂಘಟನೆಗಳು ತಲೆಮಾರಿನಿಂದ ತಲೆಮಾರಿಗೆ ದಾಟಬೇಕಾದ ಸಹಜ ಪ್ರಕ್ರಿಯೆ ಕುರಿತು...

ದಲಿತ ಚಳವಳಿಯ ಏಕತೆಯ ಧ್ಯಾನ



ವಿಶ್ಲೇಷಣೆ

ನಟರಾಜ್ ಹುಳಿಯಾರ್

ಈ ಸಲದ ಅಂಬೇಡ್ಕರ್ ಜಯಂತಿಯ ದಿನ ಬೆಂಗಳೂರಿನಲ್ಲಿ ಆರು ದಲಿತ ಸಂಘಟನೆಗಳು ಒಟ್ಟಾಗಿ, ಕೇಂದ್ರ ಸರ್ಕಾರದ 'ಸಂವಿಧಾನ ವಿರೋಧಿ ನೀತಿ' ಕುರಿತು ವಿಚಾರ ಸಂಕಿರಣ ನಡೆಸಿದವು. ಈ ಸಂಕಿರಣ ಈಚೆಗೆ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಶುರುವಾಗಿರುವ ದಲಿತ ಚಳವಳಿಯ ಏಕತೆಯ ಪ್ರಯತ್ನದ ಭಾಗ ಕೂಡ.

ಈ ಮಹತ್ವದ ಹೆಜ್ಜೆಯನ್ನು ಸ್ವಾಗತಿಸುತ್ತಲೇ ದಲಿತ ಚಳವಳಿಯ ಭವಿಷ್ಯ ಕುರಿತಂತೆ ಅಂಬೇಡ್ಕರ್ ಆಲೋಚನೆಗಳನ್ನು ನೋಡೋಣ: 1942ರ ಜೂನ್ 18. ಅದೇ ಆಗ ಅಂಬೇಡ್ಕರ್ ಅವರನ್ನು ವೈಸ್‌ರಾಯ್ ತಮ್ಮ ಆಡಳಿತ ಮಂಡಳಿಗೆ ಲೇಬರ್ ಸದಸ್ಯರನ್ನಾಗಿ ಆಹ್ವಾನಿಸಿದ್ದರು. ಅಂದು ಡಿಪ್ರೆಸ್ಡ್ ಕ್ಲಾಸಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅಂಬೇಡ್ಕರ್, ಚಳವಳಿಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಮಾತಾಡಿದ್ದರು: 'ನಾನೀಗ ಭಾರತ ಸರ್ಕಾರದ ಸದಸ್ಯನಾಗಿರುವುದರಿಂದ ಇನ್ನು ನೀವೆಲ್ಲ ಚಳವಳಿಯನ್ನು ಮುನ್ನಡೆಸುವ, ಚಳವಳಿಯ ಗುರಿ ತಲುಪುವ ಕೆಲಸವನ್ನು ಕೈಗೆತ್ತಿಕೊಳ್ಳಬೇಕು. ನಾನು ನಿಮ್ಮ ಸಲಹೆಗಾರನಾಗಿರುತ್ತೇನೆ; ಚಳವಳಿಯಲ್ಲಿ ನೇರವಾಗಿ ಭಾಗಿಯಾಗುವುದಿಲ್ಲ. ಇಪ್ಪತ್ತು ವರ್ಷಗಳಿಂದ ಬೆಳೆಸಿದ ಚಳವಳಿಯನ್ನು ನಿಮಗೆ ವಹಿಸುವ ಕಾಲ ಬಂದಿದೆ'.

ಆದರೆ, ಅಂಬೇಡ್ಕರ್ ಅವರು ದಲಿತ ಚಳವಳಿಯನ್ನು ಬಿಡುವುದಾಗಲೀ ಚಳವಳಿ ಅವರನ್ನು ಬಿಡುವುದಾಗಲೀ ಸಾಧ್ಯವಿರಲಿಲ್ಲ! ಸಂವಿಧಾನದ ಕರಡನ್ನು ಸಿದ್ಧಪಡಿಸುವಾಗಲೂ ಸಚಿವರಾದಾಗಲೂ ಸಚಿವ ಪದವಿ ಬಿಟ್ಟ ಮೇಲೂ ಚಳವಳಿಗೆ ಅಂಬೇಡ್ಕರ್ ಹೊಸ ಆಯಾಮ ಕೊಡುತ್ತಾ ಮುನ್ನಡೆಸುತ್ತಿದ್ದರು. ಚಳವಳಿಗೆ ಪೂರಕವಾದ ರಾಜಕೀಯ ಪಕ್ಷವನ್ನೂ ಕಟ್ಟಲೆತ್ನಿಸಿದರು. ಬೌದ್ಧಧರ್ಮ ಸ್ವೀಕಾರವು ಅಂಬೇಡ್ಕರ್ ಮುನ್ನಡೆಸಿದ ಸಮಾನತಾ ಚಳವಳಿಯ ಬಹುಮುಖ್ಯ ಘಟ್ಟವಾಗಿತ್ತು. ಚಳವಳಿಯ ಫಲಾನುಭವಿಗಳಾದ ವಿದ್ಯಾವಂತ ದಲಿತರು ತಾನು ಈವರೆಗೆ ಮುನ್ನಡೆಸಿದ ಚಳವಳಿಯನ್ನು ಮುನ್ನಡೆಸುವರೋ ಇಲ್ಲವೋ ಎಂಬ ಆತಂಕ ಅಂಬೇಡ್ಕರ್ ಜೀವಿತದ ಕೊನೆಯಲ್ಲಿ ಮುತ್ತಿತ್ತು.

ಅಂಬೇಡ್ಕರ್ ಆತಂಕ ಹಾಗೂ ಅಂಬೇಡ್ಕರ್ ನಿರೀಕ್ಷೆಗಳ ಸಾಕಾರ ಎರಡನ್ನೂ ಆನಂತರದ ಕಾಲ ಕಂಡಿದೆ. ಬಾಬಾ ಸಾಹೇಬರ ತಾತ್ವಿಕ ಅನುಯಾಯಿಗಳು ಮುನ್ನಡೆಸಿದ ದಲಿತ ಚಳವಳಿಯು ಶಿಕ್ಷಣ, ಸಂಘಟನೆ, ಹೋರಾಟಗಳ ದಿಕ್ಕಿನಲ್ಲಿ ಮಹತ್ವದ ಗುರಿಗಳನ್ನು ಸಾಧಿಸಿದೆ. ಸಂವಿಧಾನ ಕೊಟ್ಟ ದಲಿತರ ಹಕ್ಕುಗಳನ್ನು ರಕ್ಷಿಸುವ ಕರ್ತವ್ಯವನ್ನು ದಲಿತ ರಾಜಕಾರಣಿಗಳು, ದಲಿತ ಚಳವಳಿಗಾರರು, ದಲಿತ ವಿದ್ಯಾವಂತರ ಜೊತೆಗೆ ಸಮಾನತೆಯಲ್ಲಿ ನಂಬಿಕೆಯಿಟ್ಟ ದಲಿತೇತರ ವರ್ಗವೂ ಮಾಡಿದೆ. ಇವರೆಲ್ಲರೂ ಅಂಬೇಡ್ಕರ್ ತೋರಿದ ಗುರಿಯತ್ತ ದೇಶವನ್ನು ನಡೆಸಲೆತ್ನಿಸಿದ್ದಾರೆ. ಹಾಗೆಯೇ ಗುರಿಯನ್ನು ತಪ್ಪಿಸಿದ ಖಳರೂ ಇದ್ದಾರೆ. ಕಳೆದ ದಶಕಗಳಲ್ಲಂತೂ ಅಂಬೇಡ್ಕರ್ ಹೋರಾಟದ ಫಲಗಳನ್ನು ಕಾರ್ಪೊರೇಟ್ ವಲಯ ಹಾಗೂ ಕೋಮುಶಕ್ತಿಗಳು ನಾಶ ಮಾಡಲೆತ್ನಿಸುತ್ತಾ, ದಲಿತ ಸಮುದಾಯವನ್ನೂ ಬಡವರ ಭಾರತವನ್ನೂ ಹಿನ್ನಡೆಯತ್ತ ದೂಡುತ್ತಿವೆ.

ಅಂಬೇಡ್ಕರ್ ಮಾರ್ಗದ ದಲಿತ ಚಳವಳಿಯ ಉದ್ದೇಶವನ್ನೇ ಅರಿಯದೆ, ಚಳವಳಿಯನ್ನು ಜಾತಿ, ಉಪಜಾತಿಗಳ ಸೀಮಿತ ವೇದಿಕೆಗಳನ್ನಾಗಿಸಿದವರೂ ಈ ಹಿನ್ನಡೆಗೆ ಕಾರಣರಾಗಿದ್ದಾರೆ. ಅಸ್ಪೃಶ್ಯರಿಗೆ ಸಿಗತೊಡಗಿದ್ದ ಅಷ್ಟಿಷ್ಟು ರಾಜಕೀಯ ಅಧಿಕಾರವೂ ಅಸ್ಪೃಶ್ಯತೆಯ ಕಷ್ಟ ಅನುಭವಿಸದ ಜಾತಿಗಳ ಪಾಲಾಗಿದೆ. ಅಂಬೇಡ್ಕರ್ ಚಿಂತನೆಯ ಫಲವಾಗಿಯೇ ಶಿಕ್ಷಣ, ಉದ್ಯೋಗ, ಅಧಿಕಾರಗಳನ್ನು ಪಡೆದ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು; ರಾಜಕೀಯ ಮೀಸಲಾತಿಯಿಂದಾಗಿ ಅಧಿಕಾರ ಪಡೆದ ಮಹಿಳೆಯರು ಅಂಬೇಡ್ಕರ್ ಮಾರ್ಗದ ಮಹತ್ವವನ್ನೇ ಅರಿತಿಲ್ಲ; ದೇಶದ ಶೇಕಡ ಎಂಬತ್ತು ಭಾಗ ಜನರಿಗೆ ವಿಮೋಚನೆಯ ಬಾಗಿಲು ತೆರೆದ ಅಂಬೇಡ್ಕರ್ ಮಾರ್ಗ ಇನ್ನಷ್ಟು ಬೆಳೆಯದಿರಲು ಇವೆಲ್ಲವೂ ಕಾರಣಗಳಾಗಿವೆ. ಹಾಗೆಯೇ ಅಂಬೇಡ್ಕರ್ ಹಾದಿಯಿಂದ ದೂರವಾದ ದಲಿತ ಚಳವಳಿ ಒಡೆಯಲು ವ್ಯಕ್ತಿಗತ ಕಾರಣಗಳೂ ಕಾಲದ ಕಾರಣಗಳೂ ಇವೆ. ಕೂಡು ಕುಟುಂಬಗಳು ಒಡೆದು ಸಣ್ಣ ಕುಟುಂಬಗಳಾಗುತ್ತವೆ; ದೊಡ್ಡ ರಾಜಕೀಯ ಪಕ್ಷಗಳು ಒಡೆದು ಹತ್ತಾರು ಪಕ್ಷಗಳಾಗುತ್ತವೆ. ಸಾಮಾಜಿಕ ಚಳವಳಿಗಳು ಕೂಡ ಒಡೆದು ಹತ್ತಾಗುತ್ತವೆ.

ಇಂಥ ಕಾಲಘಟ್ಟದಲ್ಲಿ ದಲಿತ ಸಂಘಟನೆಗಳು ಒಗ್ಗೂಡಿ ಚಳವಳಿಯನ್ನು ಬೆಳೆಸಬೇಕೆಂಬ ಚರ್ಚೆಗಳು ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಶುರುವಾಗಿವೆ. ಹಿಂದೆ ಹೀಗೆ ಒಗ್ಗೂಡುವ ಚರ್ಚೆಗಳು ಶುರುವಾಗಿದ್ದರೂ ಅವು ಸ್ಥಗಿತಗೊಳ್ಳಲು ಕಾರಣಗಳು ಹಲವು: ರಾಜಕೀಯ ಪಕ್ಷಗಳ ಕತ್ತರಿಯಾಟಗಳು, ದಲಿತ ಚಳವಳಿ ನಡೆದುಬಂದ ಹಾದಿಯ 'ಪೋಸ್ಟ್ ಮಾರ್ಟಂ' ಸಭೆಗಳಲ್ಲಿ ಒಡಕಿನ ಮೂಲಗಳನ್ನು ತಂತಮ್ಮ ಮೂಗಿನ ನೇರಕ್ಕೆ ಚರ್ಚಿಸುವ ಹಟ, ತಾತ್ವಿಕ ಭಿನ್ನಮತ, ಕೆಸರೆರಚಾಟ, ಚಾರಿತ್ರ್ಯವಧೆ, ಅಹಂಕಾರ, ಸ್ವಾರ್ಥ ಇತ್ಯಾದಿ...


ಇಂಥ ಅನುಭವಗಳ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳು ಮತ್ತೆ ಒಗ್ಗೂಡಿ ನಡೆಯಬೇಕಾದರೆ ಅವು ವಿಭಿನ್ನ ಹಾದಿಯನ್ನೇ ಹುಡುಕಬೇಕಾಗಬಹುದು:

1. ಮೊದಲಿಗೆ, ಅಂಬೇಡ್ಕರ್ ಉದ್ಘಾಟಿಸಿದ ಸಾಮಾಜಿಕ ನ್ಯಾಯದ ಯುಗದ ಫಲ ಪಡೆದ ಎಲ್ಲ ಜಾತಿ, ವರ್ಗಗಳ ಜನರು ಅಂಬೇಡ್ಕರ್ ಕಾರಣದಿಂದಾಗಿಯೇ ತಮಗೆ ದಕ್ಕಿರುವ ಸವಲತ್ತುಗಳನ್ನು ಅರಿತು ಆತ್ಮಪರೀಕ್ಷೆ ಮಾಡಿಕೊಳ್ಳಬೇಕು. ಬೌದ್ಧಮಾರ್ಗವನ್ನು ಬಲ್ಲವರಂತೂ ಈ ಆತ್ಮಪರೀಕ್ಷೆಯನ್ನು ಆಳವಾಗಿ ಮಾಡಿಕೊಳ್ಳಬೇಕು.
2. ಭಾರತವನ್ನು ನಿತ್ಯ ದಾರಿ ತಪ್ಪಿಸುತ್ತಿರುವವರು ಎರಚುವ ಹುಸಿ ಸಾಂಸ್ಕೃತಿಕ ಪ್ರಶ್ನೆಗಳನ್ನು ತಿರಸ್ಕರಿಸಿ, ದಲಿತರ, ಎಲ್ಲ ಜಾತಿಗಳ ಬಡವರ ಆರ್ಥಿಕ ಪ್ರಶ್ನೆಗಳನ್ನು ದಲಿತ ಚಳವಳಿ ಕೈಗೆತ್ತಿಕೊಳ್ಳಬೇಕು.
3. ಸನಾತನಿಗಳಂತೆ ಸದಾ ಹಿಂದಕ್ಕೇ ನೋಡುತ್ತಾ ದಲಿತ ಚಳವಳಿಯ ಪತನದ ಬಗೆಗೆ ಗೊಣಗುವುದನ್ನು ಹಿರಿಯರು ನಿಲ್ಲಿಸಬೇಕು. ಚಳವಳಿಯನ್ನು 'ಕಟ್ಟಿದವರು' 'ಒಡೆದವರು' ಎಂಬ ವ್ಯರ್ಥ ಚರ್ಚೆಯನ್ನು ಕೈಬಿಡಬೇಕು. ನಿಜಕ್ಕೂ ಬಗೆಹರಿಸಿಕೊಳ್ಳಲಾಗದ ಕಹಿಗಳು, ಅಸಮಾಧಾನಗಳಿದ್ದವರು ಏಕತೆಯ ಪ್ರಯತ್ನಗಳಲ್ಲಿ ಭಾಗಿಯಾಗಲೇಬಾರದು. ಏಕತೆಯ ಚರ್ಚೆ 'ಒಂದು ಹೆಜ್ಜೆ ಮುಂದೆ, ಎರಡು ಹೆಜ್ಜೆ ಹಿಂದೆ' ಸಾಗದೆ, ಭವಿಷ್ಯಮುಖಿ ಆಗಬೇಕು.
4. ಕರ್ನಾಟಕದಲ್ಲಿ ದಲಿತ ಸಾಹಿತ್ಯದಿಂದಾಗಿ ಎಲ್ಲ ಜಾತಿ, ವರ್ಗಗಳ ಲೇಖಕ, ಲೇಖಕಿಯರೂ ದಲಿತ ಚಿಂತನೆಯನ್ನು ಗ್ರಹಿಸಿದರು; ದಲಿತಪರ ಚಿಂತನೆ, ಜಾತ್ಯತೀತ ನಿಲುವುಗಳು ಸಾಹಿತ್ಯ, ಪತ್ರಿಕೋದ್ಯಮ, ರಂಗಭೂಮಿ, ರಾಜಕಾರಣ, ಸಿನಿಮಾ... ಎಲ್ಲೆಡೆ ಹಬ್ಬಿದವು. ಆ ವಾತಾವರಣ ಮತ್ತೆ ಸೃಷ್ಟಿಯಾದರೆ ಅಂಬೇಡ್ಕರ್ ಮಾರ್ಗವನ್ನು ಈ ಕಾಲದಲ್ಲಿ ಬೆಳೆಸಲು ಎಲ್ಲ ಜಾತಿ, ವರ್ಗಗಳ ಕ್ರಿಯಾಶೀಲರೂ ಭಾಗಿಯಾಗಬಲ್ಲರು. ಈ ಶತಮಾನದ ಹೊಸ ತಲೆಮಾರು ಈ ಕೆಲಸವನ್ನು ಕೈಗೆತ್ತಿಕೊಳ್ಳಬೇಕು.
5. ವಿವಿಧ ದಲಿತ ಸಂಘರ್ಷ ಸಮಿತಿಗಳು, ದಲಿತ ಸಂಘಟನೆಗಳು ಒಗ್ಗೂಡಿ 'ಮಹಾ ದಲಿತ ಸಂಘರ್ಷ ಸಮಿತಿ'ಯಂಥ ವಿಶಾಲ ಸಂಘಟನೆಯೊಂದನ್ನು ರೂಪಿಸಿಕೊಳ್ಳಬೇಕು. ತಂತಮ್ಮ ಮೂಲ ಸಂಘಟನೆಗಳನ್ನು ಉಳಿಸಿಕೊಂಡು ಕೂಡ ಗಟ್ಟಿ ತಾತ್ವಿಕ ಪ್ರಣಾಳಿಕೆಯೊಂದರ ಮೂಲಕ ವಿಶಾಲ ಸಂಘಟನೆಯನ್ನು ಕಟ್ಟಬಹುದು.
6. 'ಸಂಘಟನೆಗಳು ನಾಯಕರ ಮಟ್ಟದಲ್ಲಿ ಬೆರೆಯುವುದು ಸುಲಭ; ವಿವಿಧ ಜಿಲ್ಲೆಗಳ ಕಾರ್ಯಕರ್ತರು ತಕ್ಷಣ ಬೆರೆಯುವುದು ಕಷ್ಟ' ಎಂಬ ಸಮಸ್ಯೆಯನ್ನು ನಾಯಕರೊಬ್ಬರು ಮುಂದಿಟ್ಟರು. ಸಂಘಟಿತ ಹೋರಾಟದಿಂದ ಚಳವಳಿಗೆ ಬರುವ ಶಕ್ತಿ ಹಾಗೂ ದಲಿತ ಸಮುದಾಯಕ್ಕೆ ಸಿಕ್ಕುವ ಆರ್ಥಿಕ, ರಾಜಕೀಯ ಬಲ ಕಾರ್ಯಕರ್ತರಿಗೆ ಮೊದಲು ಮನವರಿಕೆಯಾಗಬೇಕು.
7. ಚಳವಳಿಗಳನ್ನು ಕಟ್ಟಿದ ಹಿರಿಯರ ಸಲಹೆಗಳನ್ನು ಒಗ್ಗೂಡಿಸಿ ತಾತ್ವಿಕ ಮಟ್ಟದಲ್ಲಾದರೂ ಒಕ್ಕೂಟವೊಂದನ್ನು ಕಟ್ಟಲು ಹೊಸ ತಲೆಮಾರಿಗೆ ಸಾಧ್ಯವೇ? ಹಳೆಯ ಹೊರೆಯಿಲ್ಲದ, ಅಂಬೇಡ್ಕರ್ ಚಿಂತನೆಗಳನ್ನು ಓದುತ್ತಿರುವ ಹೊಸ ತಲೆಮಾರನ್ನು ಒಂದೆಡೆ ತರಲು ಹಿರಿಯ ಚಳವಳಿಗಾರರು ಯೋಚಿಸಬೇಕು. ವಿದ್ಯಾರ್ಥಿ ಸಂಘಟನೆ ಹಾಗೂ ಮಹಿಳಾ ಸಂಘಟನೆಗಳಿಗೆ ಅಂಬೇಡ್ಕರ್ ಚಿಂತನೆಯನ್ನು ಹಬ್ಬಿಸುವ ಕೆಲಸ ಹೊಸ ತಲೆಮಾರಿನಿಂದಲೇ ಶುರುವಾಗಬೇಕು.
8. ದೊಡ್ಡ ಶತ್ರುವಿನ ವಿರುದ್ಧ ಒಟ್ಟಾಗದಿದ್ದರೆ ನಿರ್ದಯ ಸರ್ಕಾರಗಳ ಕುಟಿಲೋಪಾಯಗಳನ್ನು ಎದುರಿಸುವುದು ಕಷ್ಟವೆಂಬುದು ರೈತ ನಾಯಕರಿಗೆ ಅರಿವಾಗಿದೆ; ಕೆಲವು ತಿಂಗಳುಗಳಿಂದ ನಡೆಯುತ್ತಿರುವ ರೈತ ಚಳವಳಿಯಲ್ಲಿ ಹಲವು ರೈತ ಸಂಘಟನೆಗಳ ಜೊತೆಗೆ ನಾಲ್ಕು ತಲೆಮಾರಿನ ರೈತರು, ರೈತ ಬೆಂಬಲಿಗರು ಒಗ್ಗೂಡಿ, ದಲಿತ ಚಳವಳಿಯ ಬೆಂಬಲದತ್ತಲೂ ಕೈಚಾಚಿದ್ದಾರೆ. ಈ ಬೆಳವಣಿಗೆಗಳನ್ನು ದಲಿತ ಚಳವಳಿಯ ಹೊಸ ತಲೆಮಾರು ಅರಿತರೆ ಹೊಸ ಒಕ್ಕೂಟವೊಂದು ಮೂಡಬಲ್ಲದು.



ಅಂಬೇಡ್ಕರ್ ಜಯಂತಿಯ ನೆಪದಲ್ಲಿ ಈ ಏಕತೆಯ ಧ್ಯಾನ ಎಲ್ಲರನ್ನೂ ಈ ಗುರಿಯೆಡೆಗೆ ಒಯ್ಯಲಿ!

ಚುರುಮುರಿ



ಇಂದಿರಾ ನಗರದ ಗೂಂಡ

• ಮಣ್ಣೆ ರಾಜು

ಶಂಕ್ರಿ ಟಿ.ವಿಯಲ್ಲಿ ಐಪಿಎಲ್ ಕ್ರಿಕೆಟ್ ನೋಡುತ್ತಿದ್ದ. ಹೊರಗೆ 'ಫಳಾರ್...' ಎಂಬ ಶಬ್ದ ಕೇಳಿಸಿತು.

'ರೀ, ಬಾಲ್ ಕಿಟಕಿ ಗಾಜು ಒಡೆಯಿತು' ಎಂದು ಸುಮಿ ಗಾಬರಿಯಾದಳು.

'ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ಬಾರಿಸಿದ ಸಿಕ್ಸರ್ ನಮ್ಮ ಮನೆ ಕಿಟಕಿ ಗಾಜು ಒಡೆಯಿತೆಂದರೆ ಅದು ಗ್ರೇಟ್ ಸಿಕ್ಸ್!' ಶಂಕ್ರಿ ಚಪ್ಪಾಳೆ ತಟ್ಟಿದ.

'ಅದು ರೋಹಿತ್ ಶರ್ಮಾನ ಹೊಡೆತ ಅಲ್ಲ...' ಎಂದು ಆಚೆ ಹೋಗಿ ಬಾಲ್ ತಂದಳು.

'ಆಂಟಿ ಬಾಲ್ ಕೊಡಿ ಪ್ಲೀಸ್...' ಅಂತ ಹುಡುಗರು ಬಂದು ಗೋಗರೆದರು.

'ಕಿಟಕಿ ರಿಪೇರಿ ಮಾಡಿಸೋವರೆಗೂ ಬಾಲ್ ಕೊಡಲ್ಲ' ಅಂದಳು.

'ಇದುವರೆಗೂ ಇವನು ಎಷ್ಟು ಕಿಟಕಿ ಗಾಜು ಒಡೆದಿದ್ದಾನೆ?' ಶಂಕ್ರಿ ಕೇಳಿದ.

'ಹನ್ನೊಂದು ಹೊಡೆದಿದ್ದಾನೆ, ಇನ್ನೊಂದು ಹೊಡೆದರೆ ಡಜನ್ ಆಗುತ್ತೆ ಅಂಕಲ್. ಜೊತೆಗೆ, ಹದಿನಾರು ಕಾರುಗಳ ಗಾಜು ಒಡೆದಿದ್ದಾನೆ. ಕೊರೊನಾ ರಜೆ ಕಂಟಿನ್ಯೂ ಆದರೆ ಗ್ಲಾಸ್ ಒಡೆತದಲ್ಲಿ ಸೆಂಚುರಿ ಬಾರಿಸಿಬಿಡ್ತಾನೆ...'

'ಹೌದೇ? ವೆರಿಗುಡ್! ಇಷ್ಟೊಂದು ಗಾಜು ಒಡೆದ ದಾಖಲೆಯನ್ನು ಕ್ರಿಸ್ ಗೇಲೂ ಮುರಿಯಲಾಗಿಲ್ಲ... ಎದುರು ಮನೆಯವನ ಸೊಂಟ ಮುರಿದಿದ್ದು ನೀನೇ ಅಲ್ವಾ?' ಶಂಕ್ರಿ ಕೇಳಿದ.

'ಹೌದು ಅಂಕಲ್, ಸಾರಿ...' ಅಂದ.

'ಭಾಳಾ ಮೆರೆಯುತ್ತಿದ್ದ, ನನಗಂತೂ ಮುರಿಯಲು ಆಗಲಿಲ್ಲ, ನೀನಾದ್ರೂ ಮುರಿದೆಯಲ್ಲ'.

'ಮೊನ್ನೆ ಇವನು ರಂಗಜ್ಜಿಯ ಹಲ್ಲು ಮುರಿದ ಅಂಕಲ್...'

'ಅಜ್ಜಿ ಮನೆಯವರು ಬಂದು ಇವನ ಕಾಲು ಮುರಿಯಬೇಕಾಗಿತ್ತು' ಸುಮಿಗೆ ಸಿಟ್ಟು.

'ಇಲ್ಲಾ ಆಂಟಿ, ಹಲ್ಲು ಮುರಿದಿದ್ದಕ್ಕೆ ಥ್ಯಾಂಕ್ಸ್ ಹೇಳಿದ್ರು. ಅಜ್ಜಿಗೆ ಹಲ್ಲು ಬಾಧೆಯಾಗುತ್ತಿತ್ತಂತೆ, ಈಗ ನೋವು ನಿವಾರಣೆ ಆಗಿದೆಯಂತೆ'.

'ಓಹೋ!...ಇಷ್ಟೆಲ್ಲಾ ಮುರಿದಿರುವ ನೀನು ಈ ಇಂದಿರಾ ನಗರದ ಗೂಂಡ...' ಎಂದು ಸುಮಿ ಕೊಂಡಾಡಿ, ಹುಡುಗರಿಗೆ ಬಾಲೂ ಕೊಟ್ಟು, ತಿಂಡಿಯನ್ನೂ ಕೊಟ್ಟು ಕಳಿಸಿದಳು.

ಸಂಗತ

ಸಿನಿಮಾ ಎಂಬ ಪರ್ಯಾಯ ವಾಸ್ತವ

ಸಿನಿಮಾವೇ ಬೇರೆ, ನೈಜ ಜಗತ್ತೇ ಬೇರೆ ಎನ್ನುವ ಜಾಗೃತಿ ಸರ್ವದಾ ನೋಡುವವರಲ್ಲಿ ಇರಬೇಕು

• ಯೋಗಾನಂದ

ಮೃತಪಟ್ಟ ತಮ್ಮ ಪುತ್ರನ ಕಟೌಟ್‌ನೊಂದಿಗೆ ಮೈಸೂರಿನ ಕುಟುಂಬವೊಂದು ಸಿನಿಮಾ ವೀಕ್ಷಿಸಿದ ವರದಿ (ಪ್ರ.ವಾ., ಏ. 6) ಒಮ್ಮೆಗೇ ಅಚ್ಚರಿ ಮತ್ತು ವ್ಯಾಕುಲ ಮೂಡಿಸಿತು. ಆರೂವರೆ ದಶಕಗಳ ಹಿಂದಿನ ಮಾತು. 'ಮಾಯಾ ಬಜಾರ್' ಚಿತ್ರ ನೋಡುವಾಗ ಅದೆಷ್ಟೋ ಮಕ್ಕಳು 'ವಿವಾಹ ಭೋಜನವಿದು...' ಹಾಡಿನ ದೃಶ್ಯ ಬಂದಾಗ, ತಮ್ಮನ್ನು ಕರೆತಂದಿದ್ದ ಪೋಷಕರನ್ನು ಜಿಲೇಬಿ, ಪಾಯಸಕ್ಕಾಗಿ ಪೀಡಿಸುತ್ತಿದ್ದರು. ಕಂದ, ಇದು ಸಿನಿಮಾ, ಬರೀ ನೆರಳು, ನಿಜವಲ್ಲ ಅಂತ ಸಮಾಧಾನಿಸಲು ಅಪ್ಪ, ಅಮ್ಮ ಹರಸಾಹಸ ಪಡುತ್ತಿದ್ದರು.

ಐನ್‌ಸ್ಟೀನರ ಸಾಪೇಕ್ಷತಾ ಸಿದ್ಧಾಂತದ ಜೊತೆಗೇ ಹುಟ್ಟಿಕೊಂಡ 'ಅವಳಿ ವಿರೋಧಾಭಾಸ' (Twin paradox) ಇಲ್ಲಿ ಉದಾಹರಣೀಯ. ಬೆಳಕಿನ ವೇಗಕ್ಕೆ ಹತ್ತಿರದ ವೇಗದಲ್ಲಿ ಅವಳಿ ಸಹೋದರರಲ್ಲಿ ಒಬ್ಬ ರಾಕೆಟ್ಟಿನಲ್ಲಿ ಹೊರಟು ಕೆಲವು ನಕ್ಷತ್ರಗಳಿಗೆ ಭೇಟಿಯಿತ್ತು ಭೂಮಿಗೆ ವಾಪಸಾಗುತ್ತಾನೆ. ಅರೆ! ವಿಚಿತ್ರ. ತನಗೆ ಆಯಸ್ಸು ಕುಂದಿರುವುದು ಹತ್ತೇ ವರ್ಷ. ತನ್ನ ಸಹೋದರನೋ ಹಣ್ಣು ಮುದುಕ. ವೇಗವಾಗಿ ಸಾಗಿದಷ್ಟೂ ಅವರವರ ಗಡಿಯಾರಗಳು ಮಂದಗತಿಯಲ್ಲಿರುವುದೇ ಈ ವಿರೋಧಾಭಾಸಕ್ಕೆ ಕಾರಣ. ತೆರೆಯ ಮೇಲಿನ ಕಥೆ, ಸಾಹಸ, ಪಡಿಪಾಟಲು, ಪ್ರಸಂಗಗಳನ್ನು ವಾಸ್ತವವೆಂದುಕೊಂಡರೆ, ಒದಗುವುದೂ ಅದೇ ನಗೆಪಾಡು-ಪ್ರತಿಪಾದಿಸಲೂ ಆಗದ, ನಿರಾಕರಿಸಲೂ ಆಗದ ಸ್ಥಿತಿ!

ಸಿನಿಮಾವೇ ಬೇರೆ, ನೈಜ ಜಗತ್ತೇ ಬೇರೆ ಎನ್ನುವ ಜಾಗೃತಿ ಸರ್ವದಾ ನೋಡುವವರಲ್ಲಿ ಇರಬೇಕು. ತಪ್ಪಿದರೆ ಭ್ರಮೆ ಮೇಲುಗೈಯಾಗಿ ಅನಿರೀಕ್ಷಿತ ಪ್ರಮಾದಕ್ಕೆ ಹಾದಿಯಾಗುತ್ತದೆ. ಮನರಂಜನಾ ಉದ್ಯಮವೇನೋ ಅತಿ ಸೌಮ್ಯ ಸ್ವಭಾವದ ಇಲ್ಲವೇ ಅತಿ ಆಕ್ರಮಣಶೀಲತೆಯ ಚಿತ್ರಣಗಳಿಂದ ಗ್ರಾಹಕರನ್ನು ಸೆಳೆಯಲು ಹಪಹಪಿಸುವುದು ಸಹಜ. ಎಷ್ಟಾದರೂ ಅದೊಂದು ಕೈಗಾರಿಕೆ. ಆದರೆ ಪೋಷಕರು ತಮ್ಮ ಮಕ್ಕಳಿಗೆ ಎಂತಹ ಸಿನಿಮಾಗಳು ನೋಡಲು ಯೋಗ್ಯ ಎನ್ನುವುದನ್ನು ವಿವೇಚನೆಯಿಂದ ನಿರ್ಣಯಿಸಬೇಕು. ಚಿತ್ರಗಳ ಸಾರ, ಸಂದೇಶಗಳನ್ನು ಅರಿಯುವಂತೆ ಮಕ್ಕಳನ್ನು ಪ್ರಬುದ್ಧಗೊಳಿಸಬೇಕು.

ಸಿನಿಮಾವು ವೀಕ್ಷಕರನ್ನು ರಂಜಿಸುವ ಸೃಜನಶೀಲತೆ. ಸಿನಿಮಾ ತಯಾರಿಕೆ, ನಿರ್ದೇಶನ, ನಟನೆ, ಸಾಹಸ... ಮೂಲತಃ ಎಲ್ಲವೂ ಜಾದು, ಕಣ್ಕಟ್ಟೇ. ತೆರೆ ಮೇಲೆ ಹಾಡುವವರ ಧ್ವನಿಯಿರಲಿ, ಕೆಲವೊಮ್ಮೆ ಸಂಭಾಷಿಸುವವರ ಧ್ವನಿಯೂ ಅವರದಲ್ಲದೆ ಬೇರೆಯವರದು.

ಇಸವಿ 1883. ಜಗತ್ತಿನೆಲ್ಲೆಡೆ ಬಗೆ ಬಗೆ ಆವಿಷ್ಕಾರಗಳ ಮಹಾಪೂರ. ಸಿನಿಮಾ ಜನಕ ಎಡಿಸನ್‌ನಲ್ಲಿ ವಿಜ್ಞಾನಿ, ಸಂಶೋಧಕನಿಗಿಂತಲೂ ಅಂದಿನ ಜನಮಾನಸ ಕಂಡಿದ್ದು ಒಬ್ಬ ಮಾಂತ್ರಿಕನನ್ನೇ. ನಾವಿಲ್ಲಿ ವೀಕ್ಷಣೆ, ಪ್ರೇಕ್ಷಣೆ ನಡುವಿನ ಭೇದವನ್ನು ಗ್ರಹಿಸಬೇಕಿದೆ. ತೆರೆಯ ಮೇಲೆ ನಡೆಯುತ್ತಿರುವುದು ಸತ್ಯವೆಂದುಕೊಳ್ಳುವುದು ಕೇವಲ ವೀಕ್ಷಣೆಯಾಗುತ್ತದೆ. ತೆರೆಯಲ್ಲಿ ಸಾಗುವುದು ನಿಜವಲ್ಲ, ಆದರೆ ತನಗೆ ಇಷ್ಟವಾಗುವ ಯುಕ್ತಿಯೆನ್ನಿಸುವುದು ಅದಕ್ಕೂ ಪ್ರಬುದ್ಧವಾಗಿ ಪ್ರೇಕ್ಷಣೆಯಾಗುವುದು. ಹಾಗಾಗಿ ವೀಕ್ಷಕರಾಗದೆ ಪ್ರೇಕ್ಷಕರಾದಾಗ ಮಾತ್ರ ನಾವು ಉದ್ವೇಗ, ಅತಿಶಯೋಕ್ತಿಯಿಂದ ಪಾರಾದೇವು.

ನಟ ನಟಿಯರ ಉಡುಗೆ ತೊಡುಗೆ, ಕೇಶವಿನ್ಯಾಸ, ಮುಖಚಹರೆ, ಕ್ಯಾಮೆರಾ ಕೋನಗಳು... ಎಲ್ಲವೂ ಕಥೆಯ ಭಾಗಗಳಾಗಿರುತ್ತವೆ. ಸೂಕ್ಷ್ಮವೆಂದರೆ, ನೈಜತೆಗೆ ಹತ್ತಿರವಾದಂತೆ ಪ್ರೇಕ್ಷಕರು ದೂರವಾಗುತ್ತಾರೆ. ಏಕೆಂದರೆ ಅವರು ಅಸಮಂಜಸತೆ, ಧಾರಾಳ ಪುಳಕ, ಭಾವಪರತೆಯನ್ನೇ ಬಯಸುತ್ತಾರೆ.

ರೋಚಕತೆಗಾಗಿ ಸಿನಿಮಾಗಳು ವೈಜ್ಞಾನಿಕ ನಿಯಮಗಳನ್ನೂ ಮೂಲೆಗುಂಪಾಗಿಸುತ್ತವೆ. ಶೂನ್ಯದಿಂದ ಪದಾರ್ಥ ಸೃಷ್ಟಿಸುತ್ತವೆ, ಅತಿವೇಗದ ಹಾರಾಡುವ ಕಾರುಗಳೂ ದಿಢೀರನೆ ಭೂಸ್ಪರ್ಶ ಮಾಡುತ್ತವೆ, ತನ್ನ ನಾಲ್ಕು ಪಟ್ಟು ತೂಕದ ತಿನಿಸುಗಳನ್ನು ಒಬ್ಬ ನಿಮಿಷದಲ್ಲಿ ಸೇವಿಸುತ್ತಾನೆ... ಒಂದೇ ಎರಡೇ? ಸಿನಿಮಾಗಳು ನಿಸ್ಸಂಶಯವಾಗಿ ಇತಿಹಾಸದಾದ್ಯಂತ ಸಮಾಜಕ್ಕೆ ಸನ್ಮಾರ್ಗದರ್ಶನ ನೀಡುತ್ತಾ ಬಂದಿವೆ. ಪ್ರೇಕ್ಷಕರ ಸದಭಿರುಚಿ ಬೆಳೆದಂತೆ ಅವೂ ಪ್ರಖರಗೊಳ್ಳುತ್ತವೆ.



ಸಿನಿಮಾ, ನಮ್ಮ ಇತಿಮಿತಿಯನ್ನು ನಾವು ಮೀರಬಲ್ಲೆವೆಂದು ನಮ್ಮನ್ನು ನಂಬಿಸುವ ಒಂದು ಪರ್ಯಾಯ ವಾಸ್ತವ. ಈಜುಕೊಳವನ್ನೇ ನೋಡದವನು ತೆರೆಯ ಮೇಲೆ ಹೆಸರುವಾಸಿ ಈಜುಪಟು ಆಗಬಲ್ಲ. ಕರಡಿ ಕಂಡರೆ ಫರ್ಲಾಂಗು ದೂರವಿರುವಾತ ಕರಡಿಯನ್ನು ಅಟ್ಟಾಡಿಸುತ್ತಾನೆ. ಅಗ್ನಿಪರ್ವತ ತಿಳಿಯದವನ ಬೆನ್ನಿಗೆ ಬೆಂಕಿ ಕಾರುವ ಬೆಟ್ಟಗುಡ್ಡಗಳು! ಕ್ಯಾಮೆರಾ ತಂತ್ರಗಳಿಗೆ ಎಣೆಯೆಲ್ಲಿದೆ?

ಆಟೋಟಗಳಿರಲಿ ಅಥವಾ ಕ್ರೀಡಾ ಪಂದ್ಯಾವಳಿ, ಮನರಂಜನೆ, ಸ್ಪರ್ಧೆಗಳಿರಲಿ ಯಾವುದಕ್ಕೆ ಯಾವ ಆದ್ಯತೆ, ಎಷ್ಟು ಪ್ರಾಮುಖ್ಯ, ಅವುಗಳ ಔಚಿತ್ಯವೇನು ಎಂಬ ಕುರಿತು ಕಿಂಚಿತ್ತಾದರೂ ನಮ್ಮ ಶಿಕ್ಷಣಕ್ರಮ ಆಸ್ಥೆ ವಹಿಸಿದರೆ ಭವಿತವ್ಯದ ಪ್ರಜೆಗಳನ್ನು ಒಂದರ್ಥದಲ್ಲಿ ಮಾಯಾವಾದದಿಂದ ವಿಚಾರವಾದದೆಡೆಗೆ ಕರೆತರಬಹುದು.

ನಟ, ನಟಿಯರು ತಾವು ಗಳಿಸಿದ ಖ್ಯಾತಿಯನ್ನು ಮತ ಗಳಿಕೆಗೆ ಬಳಸಿಕೊಳ್ಳುವುದಿದೆ. ರಾಜಕಾರಣಿಗಳಾಗಿ ಯಶಸ್ವಿಯಾದವರಿದ್ದಾರೆ, ವಿಫಲರಾದವರೂ ಉಂಟೆನ್ನಿ. ಇದು ಹೇಗೂ ಇರಲಿ. ಆದರೆ ಮತದಾರರು ತಪ್ಪದೆ ಒಂದು ಅಂಶವನ್ನು ಸ್ಪಷ್ಟಪಡಿಸಿಕೊಳ್ಳಬೇಕು. ಮೆಚ್ಚಿನ ನಟರು, ನಟಿಯರು ಆಳಬೇಕೋ ಅಥವಾ ಆಳಿದಂತೆ ನಟಿಸಿದರಾಯಿತೋ?

ವಾಚಕರ ವಾಣಿ

ತ್ವರಿತ ಮುನ್ನೆಚ್ಚರಿಕೆ ಅಗತ್ಯ

ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ 30ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳ ಸಲುವಾಗಿ ಸರ್ಕಾರದ ವತಿಯಿಂದ ಮೀಸಲಿಡಲಾಗಿತ್ತು. ಈಗ ಕೋವಿಡ್ ಎರಡನೇ ಅಲೆ ಅತಿ ವೇಗವಾಗಿ ಹರಡುತ್ತಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಈಗ ಕನಿಷ್ಠ ಪಕ್ಷ ಶೇ 50ರಿಂದ 60ರಷ್ಟು ಹಾಸಿಗೆಗಳು ಬೇಕಾಗಬಹುದು. ಹಾಸಿಗೆಗಳನ್ನು ಬೆಂಗಳೂರಿನಲ್ಲಿ ಮಾತ್ರವಲ್ಲದೆ ರಾಜ್ಯದ ಎಲ್ಲೆಡೆ ಮೀಸಲಿಡುವಂತೆ ನೋಡಿಕೊಳ್ಳಬೇಕು.

ಕೋವಿಡ್ ರೋಗಿಗಳಿಗೆ ಅಗತ್ಯವಾದ ರೆಮ್‌ಡೆಸಿವಿಯರ್ ಔಷಧಿ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗುತ್ತಿಲ್ಲ. ಚಿಕಿತ್ಸೆಯಲ್ಲಿ ಆಮ್ಲಜನಕವು ಪ್ರಮುಖ ಪಾತ್ರ ವಹಿಸುವುದರಿಂದ ಆಕ್ಸಿಜನ್, ಆಕ್ಸಿಜನ್ ಜನರೇಟರ್ ಕೊರತೆಯಾಗುವ ಸಾಧ್ಯತೆ ಇರುತ್ತದೆ. ಬೇರೆ ರಾಜ್ಯಗಳಲ್ಲಿ ಹೆಚ್ಚಿನ ಆಸ್ಪತ್ರೆಗಳು ಆಮ್ಲಜನಕದ ಸಿಲಿಂಡರ್‌ಗಳ ತೀವ್ರ ಕೊರತೆಯನ್ನು ಎದುರಿಸುತ್ತಿವೆ. ಇದನ್ನೆಲ್ಲ ಪರಿಶೀಲಿಸಿ ನಮ್ಮ ಸರ್ಕಾರ ತ್ವರಿತವಾಗಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ವಿಜಯಕುಮಾರ್ ಎಚ್.ಕೆ., ರಾಯಚೂರು

ನಿಷ್ಕ್ರಿಯ ಘಟಕಗಳು ಪುನಶ್ಚೇತನಗೊಳ್ಳಲಿ

ಹಸಿ ಕಸದಿಂದ ಸಾಂದ್ರೀಕೃತ ಜೈವಿಕ ಅನಿಲ ಉತ್ಪಾದಿಸುವ ಸ್ಥಾವರ ಸ್ಥಾಪಿಸಲು ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯು (ಗೇಲ್) ಬಿಬಿಎಂಪಿ ಜೊತೆ ಕೈಜೋಡಿಸಲಿದೆ ಎಂದು ವರದಿಯಾಗಿದೆ (ಪ್ರ.ವಾ., ಏ. 13). ಬಿಬಿಎಂಪಿ ಈಗಾಗಲೇ ಸ್ಥಾಪಿಸಿರುವ ಜೈವಿಕ ಅನಿಲ ಉತ್ಪಾದನಾ ಘಟಕಗಳು ಕೆಲಸ ನಿರ್ವಹಿಸದೇ ತುಕ್ಕು ಹಿಡಿಯುತ್ತಿವೆ. ಈ ಬಗ್ಗೆ ತನಿಖೆ, ಅಧ್ಯಯನ ನಡೆಸಿ ಸರಿಯಾದ ಮಾರ್ಗ ರೂಪಿಸಿ, ಅವು ಕೆಲಸ ನಿರ್ವಹಿಸುವಂತೆ ಮಾಡಬೇಕಾಗಿದೆ.

ಹೊಸ ಘಟಕ ಸ್ಥಾಪಿಸುವ ಬದಲು ಹಾಲಿ ನಿಷ್ಕ್ರಿಯವಾಗಿರುವ ಘಟಕಗಳನ್ನು ಗೇಲ್‌ಗೆ ನೀಡಿ ಅನಿಲ ಉತ್ಪಾದನೆ ಆಗುವಂತೆ ನೋಡಿಕೊಳ್ಳುವುದು ಒಳ್ಳೆಯದು.

ಡಾ. ಎಚ್.ಆರ್.ಪ್ರಕಾಶ್, ಮಂಡ್ಯ

ಕವಿಗಳಿಗೆ ಸಂದಿಗ್ಧ ಸ್ಥಿತಿ

ರಘುನಾಥ ಚ.ಹ. ಅವರ 'ಕಾವ್ಯ-ಕಲೆ: ಇದು ಪರ್ಯಾಯ ಪರ್ವ' ಲೇಖನವು ಇಂದಿನ ಕವಿಗಳಿಗೆ ಭಯ ಹುಟ್ಟಿಸುವಂತಿದೆ. ಪಂಪ, ಕುಮಾರವ್ಯಾಸರಂತೆ ಒಂದೆರಡು ಮಹಾಕಾವ್ಯಗಳನ್ನು ರಚಿಸಿ ಸಾರ್ವಕಾಲಿಕ ಶ್ರೇಷ್ಠ ಕವಿಗಳೆಂದು ಹೆಸರು ಮಾಡಿದ ಕಾಲವಿತ್ತು. ಕುವೆಂಪು, ಕೆಎಸ್‌ನ ಅವರಂತೆ ಜೀವನವಿಡೀ ಕಾವ್ಯವನ್ನೇ ಉಸಿರಾಗಿಸಿಕೊಂಡು ಮಹಾಕವಿಗಳಂತೆ ಜೀವಿಸಿದ ಉದಾಹರಣೆಗಳಿವೆ. ಕವಿಯೆಂದು ಹೇಳಿಕೊಳ್ಳಲು, ಕರೆಸಿಕೊಳ್ಳಲು ಹೆಮ್ಮೆಪಡುತ್ತಿದ್ದ ಕಾಲವದು. ಮುಂದೆ ಕಾಲ ಸರಿದಂತೆ ಕವಿಗಳು ಸಂಕೋಚಪಡುವ ಸ್ಥಿತಿ ಎದುರಾಯಿತು. ಕವಿಯೆಂದು ಹೇಳಿಕೊಂಡರೆ ಇವನು ಅರೆಹೊಟ್ಟೆಯ ಗಿರಾಕಿ ಎಂದು ಇತರರು, ಅದರಲ್ಲೂ ಕನ್ಯಾಪಿತೃಗಳು ಭಾವಿಸುತ್ತಾರೆ ಎಂಬ ಸಂಕೋಚದ ಸ್ಥಿತಿ! ಆದರೆ ಈಗಿನ ಸ್ಥಿತಿಯಲ್ಲಿ ಕವಿ ಎನಿಸಿಕೊಳ್ಳಲು ಭಯಭೀತರಾಗುವ ಪರಿಸ್ಥಿತಿ ಉಂಟಾಗಿ ಸಂದಿಗ್ಧ ಎದುರಾಗಿದೆ.

ಕವನದ ಯಾವುದೋ ಸಾಲನ್ನು ಅಥವಾ ಪದಪುಂಜವನ್ನು ಹೆಕ್ಕಿ ತೆಗೆದು ಪ್ರತ್ಯೇಕಿಸಿ, ಅದಕ್ಕೆ ಇಲ್ಲದ ಗೂಢಾರ್ಥವನ್ನು ಆರೋಪಿಸಿ ಕಲಹಗಳಲ್ಲಿ ಪರ್ಯವಸಾನವಾಗುವ ಅನೇಕ ಸಂದರ್ಭಗಳು ನಮ್ಮ ಕಣ್ಣ ಮುಂದೆ ಇವೆ. ಪ್ರಶಸ್ತಿ ಪುರಸ್ಕಾರಗಳು ಬರದಿದ್ದರೂ ಸರಿ ವಿವಾದಗಳು ಉಂಟಾಗದಿದ್ದರೆ ಸಾಕು ಎನ್ನುವ ಭಾವ ಮನೆ ಮಾಡಿದೆ. ಏನಿದ್ದರೂ ಪುರಸ್ಕಾರಗಳನ್ನು ಹೊಡೆದುಕೊಂಡು ಗೆಲುವಿನ ಬೀಗಿನಲ್ಲಿ ಎರಡು ಬೆರಳುಗಳನ್ನು ಎತ್ತಿ ತೋರಿಸುವ ಓಜರಿಗಷ್ಟೆ ಇದು ಸಕಾಲ.

ಡಾ. ಕೆ.ಎಸ್.ಗಂಗಾಧರ, ಶಿವಮೊಗ್ಗ

ಹೇಳದೇ ಉಳಿದ ಭವಿಷ್ಯ!

'ಚುರುಮುರಿ' ಅಂಕಣದಲ್ಲಿ ಲಿಂಗರಾಜು ಡಿ.ಎಸ್. ಅವರು ಬರೆದಿರುವ ಯುಗಾದಿ ಭವಿಷ್ಯ (ಪ್ರ.ವಾ., ಏ. 13) ಅದ್ಭುತವಾಗಿದೆ. ಇಡೀ ವರ್ಷವನ್ನು ಯಾವ ಅನುಮಾನವೂ ಇಲ್ಲದಂತೆ ಕನ್ನಡಿಗ ಕಣ್ಣಮುಂದೆ ಕಟ್ಟಿಕೊಳ್ಳಲು ಮತ್ತು ನಿಟ್ಟುಸಿರು ಬಿಡದಂತೆ ತೆಪ್ಪಗಿರಲು ಅನುಕೂಲಕರವಾಗಿದೆ. ಇದರಲ್ಲಿ ಇನ್ನೊಂದೆರಡು ಕ್ಷೇತ್ರಗಳ ಭವಿಷ್ಯ ಬಿಟ್ಟುಹೋಗಿದೆ. ಅವನ್ನು ಹೀಗೆ ಪಟ್ಟಿ ಮಾಡಬಹುದು. 1. ಅತೃಪ್ತ ಮತ ಮಾನ್ಯಗಳಿಗೆ ಗುಪ್ತನಿಧಿ ಭಾಗ್ಯ. 2. ಸಿ.ಡಿ ಕೇಸುಗಳು ಸಾಕ್ಷ್ಯದ ಕೊರತೆಯಿಂದಾಗಿ ಮಂಗಮಾಯ. 3. ರೈತರು, ಅಂಗನವಾಡಿ ಮಹಿಳೆಯರು, ಸಾರಿಗೆ ನೌಕರರು ಕೂಗುವ ತಾರಕ ಸ್ವರಗಳು ಕೇಳಿಸದಂತೆ ಸರ್ಕಾರಕ್ಕೆ ದನಗಿವುಡು ಭಾಗ್ಯ. ಇಷ್ಟು ಸಾಕು ಬಿಡಿ. ಮೊದಲೇ ಖಜಾನೆ ಖಾಲಿ!

ಡಾ. ಶಾಂತಾ ನಾಗರಾಜ್, ಬೆಂಗಳೂರು

ಕಸಾಪ ಸದಸ್ಯರ ಸಂಖ್ಯೆ ಹೆಚ್ಚಲಿ

ಕನ್ನಡ ನಾಡಿನ ಆರು ಕೋಟಿ ಜನರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಸದಸ್ಯತ್ವ ಹೊಂದಿರುವವರ ಸಂಖ್ಯೆ ಕೇವಲ ಮೂರು ಲಕ್ಷದ ಹತ್ತು ಸಾವಿರದ ಮುನ್ನೂರಿಪ್ಪತ್ತು ಎಂದು ಪರಿಷತ್ ಇತ್ತೀಚೆಗೆ ತಿಳಿಸಿದೆ. ಕರ್ನಾಟಕದ ಒಟ್ಟು ಜನಸಂಖ್ಯೆಗೆ ಹೋಲಿಸಿದರೆ ಸದಸ್ಯತ್ವ ಪಡೆದವರ ಸಂಖ್ಯೆ ಅತ್ಯಲ್ಪ. ಇದು ಮಾತೃಭಾಷೆಯ ಬಗೆಗೆ ನಮಗಿರುವ ಕಾಳಜಿಯನ್ನು ತೋರಿಸುತ್ತದೆ. ಶತಮಾನ ದಾಟಿದ, ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಪರಿಷತ್, ಆರ್ಥಿಕವಾಗಿ ಇನ್ನೂ ಸದೃಢವಾಗದೇ ಇರಲು ಇರುವ ಪ್ರಮುಖ ಕಾರಣಗಳಲ್ಲಿ ಇದೂ ಒಂದಾಗಿದೆ. ಇದರಿಂದ, ಪರಿಷತ್ ನಡೆಸುವ ಯಾವುದೇ ಕಾರ್ಯಚಟುವಟಿಕೆ ಅಥವಾ ಸಮ್ಮೇಳನಗಳ ಖರ್ಚು-ವೆಚ್ಚಕ್ಕೆ ಸರ್ಕಾರದ ಮುಂದೆ ಸದಾ ಕೈಯೊಡ್ಡುವ ಪರಿಸ್ಥಿತಿ ಇದೆ.

ಯಾವುದೇ ಸರ್ಕಾರ ಇರಲಿ ಅದು ತನ್ನ ಮೂಗಿನ ನೇರಕ್ಕೆ ಕಾರ್ಯಕ್ರಮ ಪಟ್ಟಿ ತೋರಿಸಿದರೆ ಮಾತ್ರ ಹಣ ಬಿಡುಗಡೆ ಮಾಡುತ್ತದೆ. ಸ್ವಲ್ಪ ವ್ಯತ್ಯಾಸವಾದರೂ ಅನುದಾನ ತಡೆಹಿಡಿಯುತ್ತದೆ. ಆಗ ದಾನಿಗಳ ನೆರವಿಗೆ ಅತ್ತಿತ್ತ ನೋಡಬೇಕಾಗುತ್ತದೆ. ಯಾವುದೇ ಸಂಘಟನೆಯ ಧ್ಯೇಯೋದ್ದೇಶಗಳನ್ನು ಅನುಷ್ಠಾನಗೊಳಿಸುವ ವೇಗ ಆ ಸಂಸ್ಥೆಯ ಆರ್ಥಿಕ ಸ್ವಾವಲಂಬನೆಯನ್ನು ಅವಲಂಬಿಸಿರುತ್ತದೆ. ನಾಡು, ನುಡಿ, ಜಲದ ವಿಷಯದಲ್ಲಿ ಸದಾ ಒಗ್ಗಟ್ಟಾಗಿ ಭಾಷಾಭಿಮಾನ ಎತ್ತಿ ತೋರಿಸುವ ಹಲವಾರು ಕನ್ನಡಪರ ಸಂಘಟನೆಗಳು ನಮ್ಮಲ್ಲಿವೆ. ಹೀಗೆಯೇ ಸಾಹಿತ್ಯಾಸಕ್ತರು, ಪುಸ್ತಕ ಪ್ರೇಮಿಗಳು ಮತ್ತು ಇವರುಗಳನ್ನು ಒಳಗೊಂಡ ಎಲ್ಲಾ ಸಂಘಟನೆಗಳ ತಾಯಿಬೇರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಇರಬೇಕು ಮತ್ತು ಅವರೆಲ್ಲರೂ ಸಾಹಿತ್ಯ ಪರಿಷತ್ತಿನಲ್ಲಿ ಸದಸ್ಯತ್ವ ಹೊಂದಿದ್ದರೆ ಪರಿಷತ್‌ನ ಗಾಂಭೀರ್ಯ ಹೆಚ್ಚುತ್ತದೆ. ಕೇವಲ ಚುನಾವಣಾ ದೃಷ್ಟಿಕೋನದಿಂದ ಸದಸ್ಯತ್ವ ಸಂಖ್ಯೆಯನ್ನು ನೋಡದೇ ಪರಿಷತ್ ಅನ್ನು ಬಲಪಡಿಸುವ ದಿಸೆಯಲ್ಲಿ ಸದಸ್ಯತ್ವವನ್ನು ಹೆಚ್ಚಿಸಬೇಕಾದ ಜವಾಬ್ದಾರಿ ಕನ್ನಡಿಗರಾದ ನಮ್ಮೆಲ್ಲರ ಮೇಲಿದೆ.

ಗಣಪತಿ ನಾಯ್ಕ್, ಕಾನಗೋಡ

Printed and published by B A Ravi on behalf of The Printers (Mysore) Private Ltd., at The Printers (Mysore) Private Ltd, Plot Nos. 7-12, Kumbalgodu Industrial Area, Bengaluru-560 074. News Editor: Sudesha Doddapalya (Responsible for selection of news under the PRB Act). Editorial Office: 75, Mahatma Gandhi Road, Bengaluru- 560 001. E-mail: editorpv@prajavani.co.in. Phone: 080 - 45557333, Editorial: 080 - 45557251, Circ: 1800-425-8009, Advt: 1800-425-8008. Also printed at Hubballi-Dharwad, Mangaluru, Kalaburagi, Davanagere, Mysuru and Hosapete. To know more about The Printers (Mysore) Private Ltd, visit www.printersmysore.com.

ವಿವಾದ ಇದೇ ಮೊದಲಲ್ಲ

ರಫೇಲ್ ಖರೀದಿ ವಿಚಾರದ ವಿವಾದ ಆರಂಭವಾದದ್ದು 2018ರಲ್ಲಿ. ಫ್ರಾನ್ಸ್‌ನ ಮಾಜಿ ಅಧ್ಯಕ್ಷರು, 'ರಿಲಯನ್ಸ್ ಸಂಸ್ಥೆಯನ್ನೇ ವಿದೇಶಿ ಪಾಲುದಾರ ಸಂಸ್ಥೆಯಾಗಿ ಆಯ್ಕೆ ಮಾಡಲು ಭಾರತ ಸರ್ಕಾರ ಒತ್ತಡ ಹೇರಿತ್ತು. ಫ್ರಾನ್ಸ್ ಸರ್ಕಾರದ ಮುಂದೆ ಬೇರೆ ಆಯ್ಕೆಯೇ ಇರಲಿಲ್ಲ' ಎಂದು ಹೇಳಿರುವುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದವು. ಈ ಕ್ಷೇತ್ರದಲ್ಲಿ ಯಾವುದೇ ಅನುಭವ ಇಲ್ಲದ ಸಂಸ್ಥೆಯೊಂದನ್ನು ಹೇಗೆ ವಿದೇಶಿ ಪಾಲುದಾರ ಸಂಸ್ಥೆಯನ್ನಾಗಿ ಆಯ್ಕೆ ಮಾಡಲಾಯಿತು ಎಂಬ ಪ್ರಶ್ನೆಗಳೆದ್ದವು.

ಮೂಲ ಒಪ್ಪಂದಕ್ಕೆ ಹೋಲಿಸಿದರೆ, ಹೊಸ ಒಪ್ಪಂದದಲ್ಲಿ ವಿಮಾನದ ದರದಲ್ಲಿ ಮೂರು ಪಟ್ಟು ಹೆಚ್ಚಳವಾಗಿರುವುದರ ಬಗ್ಗೆ ಕಾಂಗ್ರೆಸ್ ಆಕ್ಷೇಪ ಎತ್ತಿತು. 'ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ' ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೇರಿ ಹಲವರು ಆರೋಪಿಸಿದ್ದರು.

ರಫೇಲ್ ಖರೀದಿ ಪ್ರಕ್ರಿಯೆಯನ್ನು ತಡೆಯುವಂತೆ ಕೋರಿ ಮನೋಹರಲಾಲ್ ಶರ್ಮಾ ಎಂಬುವರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಇದಾದ ನಂತರ ಇನ್ನೂ ಎರಡು ಅರ್ಜಿಗಳು ಸಲ್ಲಿಕೆಯಾದವು. ಇವುಗಳಲ್ಲದೆ, ಬಿಜೆಪಿಯ ಮಾಜಿ ಮುಖಂಡರಾದ ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ಹೋರಾಟಗಾರ ಪ್ರಶಾಂತ್ ಭೂಷಣ್ ಸೇರಿ ಇನ್ನೊಂದು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯವು, 'ವಿದೇಶಿ ಪಾಲುದಾರ ಸಂಸ್ಥೆಯನ್ನು ಆಯ್ಕೆ ಮಾಡುವಲ್ಲಿ ಸರ್ಕಾರದ ಯಾವುದೇ ಜವಾಬ್ದಾರಿ ಇಲ್ಲ. ಆದ್ದರಿಂದ ಇಲ್ಲಿ ಪಕ್ಷಪಾತ ನಡೆದಿದೆ ಎನ್ನಲು ಸಾಕ್ಷ್ಯಗಳಿಲ್ಲ. ಯುದ್ಧ ಸಾಮಗ್ರಿ ಖರೀದಿ ವಿಚಾರವು ಅತ್ಯಂತ ಸೂಕ್ಷ್ಮವಾದುದು. ಕೆಲವು ವಿಚಾರಗಳಲ್ಲಿ ಗೌಪ್ಯತೆ ಕಾಯ್ದುಕೊಳ್ಳುವುದು ಅಗತ್ಯ. ಸರಿಯಾದ ಸಾಕ್ಷ್ಯಾಧಾರಗಳಿಲ್ಲದೆ, ಕೆಲವು ವ್ಯಕ್ತಿಗಳ ಗ್ರಹಿಕೆಯ ಆಧಾರದಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗದು' ಎಂದು ಎಲ್ಲಾ ಅರ್ಜಿಗಳನ್ನು ವಜಾ ಮಾಡಿತ್ತು.

ಆದರೆ, ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ಪ್ರಶಾಂತ್ ಭೂಷಣ್ ಅವರು ಈ ಆದೇಶದ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಸಿದರು. 'ಈ ವಿಚಾರದಲ್ಲಿ ಸರ್ಕಾರ ಕೆಲವು ಅಂಶಗಳನ್ನು ಮುಚ್ಚಿಟ್ಟಿದೆ. ಆದ್ದರಿಂದ ಎಫ್‌ಐಆರ್ ದಾಖಲಿಸಿ ಸಿಬಿಐ ವಿಚಾರಣೆಗೆ ಆದೇಶ ನೀಡಬೇಕು' ಎಂದು ಅವರು ಮನವಿ ಮಾಡಿದ್ದರು.

ಈ ಅರ್ಜಿಯನ್ನು ಸ್ವೀಕರಿಸಿದ ಕೋರ್ಟ್, 'ಮಾಜಿ ಸಚಿವರು ಮಾಡಿದ್ದ ಆರೋಪಗಳಲ್ಲಿ ಹುರುಳಿರುವುದು ನಿಜವಾದರೆ, ಪೂರ್ವಾನುಮತಿ ಪಡೆದು ಸಿಬಿಐ ದೂರು ದಾಖಲಿಸಬಹುದು' ಎಂದಿತು. ಕೋರ್ಟ್‌ನ ಈ ಸೂಚನೆಯನ್ನು ಸರ್ಕಾರದ ವಿರುದ್ಧದ ಆರೋಪಕ್ಕೆ ಬಳಸಿಕೊಂಡ ಕಾಂಗ್ರೆಸ್, 'ಖರೀದಿಯಲ್ಲಿ ಅವ್ಯವಹಾರ ನಡೆದಿರುವುದನ್ನು ಕೋರ್ಟ್ ಒಪ್ಪಿದೆ' ಎಂದು ಹೇಳಿತು. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ 'ಚೌಕಿದಾರ್ ಚೋರ್ ಹೈ' (ಕಾವಲುಗಾರ ಕಳ್ಳ) ಎಂದು ಘೋಷಣೆ ಕೂಗಿದ್ದು, ವಿವಾದಕ್ಕೂ ಕಾರಣವಾಯಿತು. ಈ ವಿಚಾರದಲ್ಲಿ ರಾಹುಲ್ ಗಾಂಧಿ ಅವರು ಕ್ಷಮೆ ಯಾಚಿಸಬೇಕಾಗಿಯೂ ಬಂದಿತ್ತು.

ಫ್ರಾನ್ಸ್‌ನಿಂದ ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಮತ್ತೆ ಕೇಳಿಬಂದಿದೆ. ಫ್ರಾನ್ಸ್‌ನ ಭ್ರಷ್ಟಾಚಾರ ನಿಗ್ರಹ ಸಂಸ್ಥೆಯು ಈ ಅಕ್ರಮದ ಬಗ್ಗೆ ವರದಿ ಸಿದ್ಧಪಡಿಸಿದೆ. ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಈಗ ಒಂದು ಅರ್ಜಿಯನ್ನೂ ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ಕೈಗೆತ್ತಿಕೊಳ್ಳಲಿದೆ



ಮುಗಿಯದ ರಫೇಲ್ ರಗಳೆ



'ಮಧ್ಯವರ್ತಿಗೆ ಲಂಚ'

'ಫ್ರಾನ್ಸ್ ಮತ್ತು ಭಾರತದ ನಡುವಣ ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದದಲ್ಲಿ ಮಧ್ಯವರ್ತಿಗೆ 11 ಲಕ್ಷ ಯೂರೊ (ಅಂದಾಜು ₹ 10 ಕೋಟಿ) ಸಂದಾಯವಾಗಿದೆ ಎಂದು ಫ್ರಾನ್ಸ್‌ನ ಭ್ರಷ್ಟಾಚಾರ ನಿಗ್ರಹ ಸಂಸ್ಥೆಯು (ಎಎಫ್‌ಎ) ತನ್ನ ಲೆಕ್ಕಪರಿಶೋಧನಾ ವರದಿಯಲ್ಲಿ ಹೇಳಿದೆ' ಎಂದು ಫ್ರಾನ್ಸ್‌ನ ಮೀಡಿಯಾಪಾರ್ಟ್ ಎಂಬ ಆನ್‌ಲೈನ್ ಪೋರ್ಟಲ್ ಏಪ್ರಿಲ್ 6ರಂದು ವರದಿ ಪ್ರಕಟಿಸಿತ್ತು. ಈ ಒಪ್ಪಂದದಲ್ಲಿ ಮಧ್ಯವರ್ತಿಗೆ ಲಂಚ ನೀಡಲಾಗಿದೆ ಎಂದು ಮೀಡಿಯಾಪಾರ್ಟ್ ನೇರವಾಗಿ ಆರೋಪಿಸಿತ್ತು.

ರಫೇಲ್ ಯುದ್ಧ ವಿಮಾನ ತಯಾರಿಕಾ ಕಂಪನಿ ಡಾಸೊ ಏವಿಯೇಷನ್‌ನ 2017ನೇ ಸಾಲಿನ ಲೆಕ್ಕಪರಿಶೋಧನೆಯ ವರದಿಯಲ್ಲಿನ ಉಲ್ಲೇಖಗಳ ಆಧಾರದಲ್ಲಿ ಎಎಫ್‌ಎ ತನಿಖೆ ನಡೆಸಿದೆ. ಈ ತನಿಖೆಯಲ್ಲಿ ಮಧ್ಯವರ್ತಿಗೆ ಲಂಚ ನೀಡಿರುವುದು ಪತ್ತೆಯಾಗಿದೆ. ಈ ಬಗ್ಗೆ ಡಾಸೊ ಏವಿಯೇಷನ್ ಅನ್ನು ಎಎಫ್‌ಎ ಪ್ರಶ್ನಿಸಿದೆ ಕೂಡ. ಇದಕ್ಕೆ ಡಾಸೊ ಉತ್ತರವನ್ನೂ ನೀಡಿದೆ ಎಂದು ಮೀಡಿಯಾಪಾರ್ಟ್ ತನ್ನ ವರದಿಯಲ್ಲಿ ವಿವರಿಸಿತ್ತು.

ಮಧ್ಯವರ್ತಿಗೆ ನೀಡಲಾಗಿರುವ ಲಂಚವನ್ನು 'ಗಿಫ್ಟ್ ಟು ಕ್ಲೈಂಟ್' (ಗ್ರಾಹಕರಿಗೆ ಉಡುಗೊರೆ) ಎಂದು ಲೆಕ್ಕಪತ್ರದಲ್ಲಿ ಉಲ್ಲೇಖಿಸಲಾಗಿದೆ. 11 ಲಕ್ಷ ಯೂರೊವನ್ನು ಉಡುಗೊರೆ ರೂಪದಲ್ಲಿ ನೀಡಲಾಗಿದೆ ಎಂಬುದೇ ಅಕ್ಷೇಪಾರ್ಹ ಎಂದು ಎಎಫ್‌ಎ ಹೇಳಿದೆ. ಆದರೆ ಉಡುಗೊರೆ ನೀಡಲು ಫ್ರಾನ್ಸ್‌ನ ಕಾನೂನಿನಲ್ಲಿ ಅವಕಾಶವಿದೆ. ಹೀಗಾಗಿ ಕಂಪನಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಎಎಫ್‌ಎ ತನ್ನ ವರದಿಯಲ್ಲಿ ಹೇಳಿದೆ ಎಂದು ಮೀಡಿಯಾಪಾರ್ಟ್ ವಿವರಿಸಿದೆ.

'ಅಗಸ್ತಾವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಸಿಲುಕಿಕೊಂಡಿರುವ ಭಾರತದ ಸುಶೇನ್ ಗುಪ್ತಾ ಒಡೆತನದ 'ಡಿಫೆಸಿಸ್ ಸೊಲ್ಯೂಷನ್ಸ್' ಕಂಪನಿಗೆ ಈ ಉಡುಗೊರೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಭಾರತದಲ್ಲಿ ಈ ಕಂಪನಿ ವಿರುದ್ಧ ತನಿಖೆ ಪ್ರಗತಿಯಲ್ಲಿದೆ. ಅಂತಹ ಕಂಪನಿಗೇ ಉಡುಗೊರೆಯ ಹಣ ವರ್ಗಾವಣೆ ಮಾಡಲಾಗಿದೆ' ಎಂದು ಮೀಡಿಯಾಪಾರ್ಟ್ ವಿವರಿಸಿದೆ.

ಆದರೆ, ಸರ್ಕಾರಗಳ ನಡುವಣ ಈ ಒಪ್ಪಂದದಲ್ಲಿ ಮಧ್ಯವರ್ತಿ ಸಂಸ್ಥೆ ಎಲ್ಲಿಂದ ಬಂತು ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ. 'ಭಾರತ ಸರ್ಕಾರವು ಹಲವು ಹಂತದ ಪರೀಕ್ಷೆಗಳು, ಪ್ರಾತ್ಯಕ್ಷಿಕೆ ಮತ್ತು ಮುಚ್ಚಿದ ಲಕೋಟೆಯ ಟೆಂಡರ್‌ನ ನಂತರ ರಫೇಲ್ ಯುದ್ಧವಿಮಾನ ಖರೀದಿಗೆ ಸಮ್ಮತಿ ಸೂಚಿಸಿತ್ತು. ಈ ಎಲ್ಲಾ ಪ್ರಕ್ರಿಯೆಗಳು ಭಾರತದ ರಕ್ಷಣಾ ಸಚಿವಾಲಯದ ಮಟ್ಟದಲ್ಲಿಯೇ ನಡೆದಿತ್ತು. ಬೇರೆ ಯಾವುದೇ ಖಾಸಗಿ ಸಂಸ್ಥೆ ಇದರಲ್ಲಿ ಭಾಗಿಯಾಗಿಯೇ ಇರಲಿಲ್ಲ. ಯಾವ ಮಧ್ಯವರ್ತಿಯೂ ಇರಲಿಲ್ಲ. ಹೀಗಿದ್ದೂ ಮಧ್ಯವರ್ತಿಗೆ ಲಂಚ ನೀಡಿದ್ದು ಏಕೆ' ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.



ಸುಶೇನ್ ಗುಪ್ತಾ

ಹೊಸದಾಗಿ ವಿಚಾರಣೆ

ರಫೇಲ್ ಯುದ್ಧವಿಮಾನ ಖರೀದಿಯಲ್ಲಿ ಮಧ್ಯವರ್ತಿ ಪ್ರಕರಣದ ಕುರಿತು ಹೊಸದಾಗಿ ವಿಚಾರಣೆ ಆರಂಭಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯನ್ನು ಪುರಸ್ಕರಿಸಿರುವ ಕೋರ್ಟ್, ಎರಡು ವಾರಗಳಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ತನಿಖೆಗೆ ಆದೇಶಿಸುವಂತೆ ಕೋರಿ ಮನೋಹರಲಾಲ್ ಶರ್ಮಾ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಸುಶೇನ್ ಗುಪ್ತಾ, ಡಾಸೊ ರಿಲಯನ್ಸ್ ಏರೋಸ್ಪೇಸ್ ಲಿ. (ಡಿಆರ್‌ಎಎಲ್) ಅನ್ನು ಅವರು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.

ರಫೇಲ್ ಯುದ್ಧವಿಮಾನಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ತನಿಖೆಗೆ ಆದೇಶಿಸುವಂತೆ ಕೋರಿ ಈ ಹಿಂದೆ ವಕೀಲ ಶರ್ಮಾ ಸೇರಿದಂತೆ ಹಲವರು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳನ್ನು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್, 2018ರ ಡಿಸೆಂಬರ್ 14ರಂದು ತೀರ್ಪು ನೀಡಿತ್ತು.

ಈ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕೆಲವರು ಪುನಃ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನೂ ತಿರಸ್ಕರಿಸಿದ್ದ ಸುಪ್ರೀಂ ಕೋರ್ಟ್, 2019ರ ನವೆಂಬರ್ 14ರಂದು ತೀರ್ಪು ನೀಡಿತ್ತು.

'ಒಪ್ಪಂದದಲ್ಲಿ ಇಲ್ಲದ ಕಂಪನಿಗೆ ಹಣ'

'ಭಾರತದ ಡಿಫೆಸಿಸ್ ಸೊಲ್ಯೂಷನ್ಸ್ ಎಂಬ ಕಂಪನಿಗೆ, ರಫೇಲ್ ಒಪ್ಪಂದದಲ್ಲಿ ಡಾಸೊ ಕಂಪನಿಯು 11 ಲಕ್ಷ ಯೂರೊ ಪಾವತಿ ಮಾಡಿದೆ. 2017ರಲ್ಲಿ ಎರಡು ಕಂತುಗಳಲ್ಲಿ ಈ ಹಣವನ್ನು ಪಾವತಿ ಮಾಡಲಾಗಿದೆ. ಒಪ್ಪಂದದಲ್ಲಿ ಎಲ್ಲಿಯೂ ಈ ಕಂಪನಿಯ ಉಲ್ಲೇಖವಿಲ್ಲ. ಒಪ್ಪಂದದ ಸಾಗರೋತ್ತರ ಹೂಡಿಕೆಯಲ್ಲಿಯೂ ಈ ಕಂಪನಿಯ ಉಲ್ಲೇಖ ಇಲ್ಲ. ಹೀಗಿದ್ದೂ ಈ ಕಂಪನಿಗೆ ಭಾರಿ ಪ್ರಮಾಣದ ಹಣವನ್ನು ಪಾವತಿ ಮಾಡಲಾಗಿದೆ' ಎಂದು ಎಎಫ್‌ಎ ತನ್ನ ವರದಿಯಲ್ಲಿ ವಿವರಿಸಿದೆ.

'100 ಯೂರೊ ಮೊತ್ತದ ಒಂದು ಔತಣವನ್ನು ಕೊಡಿಸುವುದರಲ್ಲೇ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತದೆ. ಹೀಗಿದ್ದಾಗ 11 ಲಕ್ಷ ಯೂರೊ ಮೊತ್ತದ ಉಡುಗೊರೆ ನೀಡಲಾಗಿದೆ. ಇದು ಒಂದು ಉಡುಗೊರೆಗಿಂತಲೂ ಅತ್ಯಂತ ದೊಡ್ಡ ಮೊತ್ತ' ಎಂದು ಎಎಫ್‌ಎ ವಿಶ್ಲೇಷಿಸಿದೆ.

'ಈ ಬಗ್ಗೆ ಡಾಸೊ ಏವಿಯೇಷನ್ ಅನ್ನು ಪ್ರಶ್ನಿಸಲಾಯಿತು. ಇದು ವಿಮಾನ ಖರೀದಿದಾರರಿಗೆ ನೀಡಿದ ಉಡುಗೊರೆ (ಗಿಫ್ಟ್ ಟು ಕ್ಲೈಂಟ್) ಎಂದು ಕಂಪನಿ ಹೇಳಿದೆ. ರಫೇಲ್ ಯುದ್ಧವಿಮಾನದ, ನೈಜ ಗಾತ್ರದ 50 ಪ್ರತಿಕೃತಿಗಳನ್ನು ತಯಾರಿಸುವ ಉದ್ದೇಶದಿಂದ ಈ ಹಣ ಪಾವತಿ ಮಾಡಲಾಗಿದೆ ಎಂದು ಕಂಪನಿ ತನ್ನ ಉತ್ತರದಲ್ಲಿ ಉಲ್ಲೇಖಿಸಿದೆ. ಪ್ರತಿ ಪ್ರತಿಕೃತಿಯನ್ನು 20,357 ಯೂರೊ (ಅಂದಾಜು ₹ 18.2 ಲಕ್ಷ) ದರದಲ್ಲಿ ತಯಾರಿಸಲು 2017ರ ಮಾರ್ಚ್ 30ರಂದು ಶೇ 50ರಷ್ಟು ಹಣವನ್ನು ಪಾವತಿ ಮಾಡಲಾಗಿದೆ. ನಂತರದ ದಿನಗಳಲ್ಲಿ ಉಳಿದ ಶೇ 50ರಷ್ಟು ಮೊತ್ತವನ್ನು ಪಾವತಿ ಮಾಡಲಾಗಿದೆ' ಎಂದು ಎಎಫ್‌ಎ ಹೇಳಿದೆ.

'ಡಾಸೊ ಏವಿಯೇಷನ್ ಕಂಪನಿಯು ಸ್ವತಃ ರಫೇಲ್ ಯುದ್ಧ ವಿಮಾನಗಳನ್ನು ತಯಾರು ಮಾಡುತ್ತದೆ. ಹೀಗಿದ್ದೂ, ರಫೇಲ್ ಯುದ್ಧವಿಮಾನಗಳ ಪ್ರತಿಕೃತಿಗಳನ್ನು ತಯಾರಿಸಲು ಭಾರತದ ಕಂಪನಿಯನ್ನು ಆಯ್ಕೆ ಮಾಡಿಕೊಂಡಿದ್ದು ಏಕೆ? ತನ್ನದೇ ವಿಮಾನದ ಪ್ರತಿಕೃತಿಯನ್ನು ತಲಾ 20,357 ಯೂರೊ ದರದಲ್ಲಿ ತಯಾರಿಸಲು ಒಪ್ಪಿಗೆ ನೀಡಿದ್ದು ಏಕೆ? ಸಣ್ಣ ಕಾರಿನ ಗಾತ್ರದಲ್ಲಿರಬಹುದಾದ ಈ ಪ್ರತಿಕೃತಿಗಳ ತಯಾರಿಕೆಗೆ ಇಷ್ಟು ದೊಡ್ಡ ಮೊತ್ತ ನೀಡಿದ್ದು ಏಕೆ? ಈ ವೆಚ್ಚವನ್ನು, 'ಗಿಫ್ಟ್ ಟು ಕ್ಲೈಂಟ್' ಎಂದು ಲೆಕ್ಕಪತ್ರದಲ್ಲಿ ಉಲ್ಲೇಖಿಸಿದ್ದು ಏಕೆ' ಎಂದು ಎಎಫ್‌ಎ, ಡಾಸೊ ಏವಿಯೇಷನ್ ಅನ್ನು ಪ್ರಶ್ನಿಸಿದೆ.

'ಈ ಪ್ರತಿಕೃತಿಗಳನ್ನು ನಿಜಕ್ಕೂ ತಯಾರಿಸಲಾಗಿದೆಯೇ? ತಯಾರಿಸಲಾಗಿದ್ದರೆ ಅವು ಎಲ್ಲಿವೆ ಎಂದು ಡಾಸೊ ಏವಿಯೇಷನ್ ಅನ್ನು ಪ್ರಶ್ನಿಸಲಾಗಿತ್ತು. ಆದರೆ, ಈ ಪ್ರತಿಕೃತಿಗಳು ಎಲ್ಲಿವೆ? ಅವುಗಳನ್ನು ಯಾವಾಗ ಹಸ್ತಾಂತರ ಮಾಡಲಾಯಿತು ಎಂಬುದರ ವಿವರವನ್ನು ಕಂಪನಿ ನೀಡಿಲ್ಲ. ಈ ಪ್ರತಿಕೃತಿಗಳ ಒಂದು ಚಿತ್ರವೂ ಡಾಸೊ ಬಳಿ ಇಲ್ಲ. ಹೀಗಾಗಿ ಇಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇದೆ. ವಿಮಾನದ ಪ್ರತಿಕೃತಿ ಮತ್ತು ಉಡುಗೊರೆ ಹೆಸರಿನಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಸಾಧ್ಯತೆ ಇದೆ' ಎಂದು ಎಎಫ್‌ಎ ತನ್ನ ವರದಿಯಲ್ಲಿ ಹೇಳಿದೆ.

ಆಧಾರ: ಪಿಟಿಐ, ರಾಯಿಟರ್ಸ್, ಮೀಡಿಯಾಪಾರ್ಟ್

ಮಧ್ಯವರ್ತಿಯ ವೃತ್ತಾಂತ

'ಮೀಡಿಯಾಪಾರ್ಟ್'ನ ಮೂರನೇ ಹಾಗೂ ಕೊನೆಯ ತನಿಖಾ ವರದಿಯಲ್ಲಿ 36 ರಫೇಲ್ ಯುದ್ಧವಿಮಾನ ಖರೀದಿಯ ಮಧ್ಯವರ್ತಿಯ ಪ್ರಸ್ತಾಪ ಮಾಡಲಾಗಿದೆ. ರಕ್ಷಣಾ ಉದ್ಯಮಿ

ಡಾಸೊ ಕಂಪನಿಯ 'ಪಿರ್ರೆ' ಎಂಬ ವ್ಯಕ್ತಿಯು ಮಾರಿಷಸ್‌ನಲ್ಲಿ ನೋಂದಣಿಯಾಗಿರುವ ಕಂಪನಿಗಳಿಗೆ ಕಮಿಷನ್ ಹಣವನ್ನು ಪಾವತಿ ಮಾಡಿದ್ದ ಎಂದು ವರದಿ ಹೇಳಿದೆ.

ವಿವಿಐಪಿ ಅಗಸ್ತಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಒಪ್ಪಂದದ ಸಮಯದಲ್ಲಿಯೂ ಇದೇ ರೀತಿಯ ಕಂಪನಿಗಳ ಜಾಲವನ್ನು ಬಳಸಲಾಗಿತ್ತು. ಈ ಪ್ರಕರಣದಲ್ಲಿ ಸುಶೇನ್ ಗುಪ್ತಾ ಅವರನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಮೀಡಿಯಾಪಾರ್ಟ್ ದಾಖಲೆಗಳ ಪ್ರಕಾರ, ಸುಶೇನ್ ಗುಪ್ತಾ ಅವರು 2000ರ ದಶಕದ ಆರಂಭದಿಂದಲೂ ಡಾಸೊ ಏವಿಯೇಷನ್ ಮತ್ತು ಅದರ ಕೈಗಾರಿಕಾ ಪಾಲುದಾರ 'ಥೇಲ್ಸ್'ಗೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಥೇಲ್ಸ್ ಎಂಬುದು ಪ್ಯಾರಿಸ್ ಮೂಲದ ಡಿಫೆನ್ಸ್-ಎಲೆಕ್ಟ್ರಾನಿಕ್ಸ್ ಕಂಪನಿಯಾಗಿದೆ.

ವರದಿ ಪ್ರಕಾರ, ಥೇಲ್ಸ್ ಕಂಪನಿಯು ಮಧ್ಯವರ್ತಿ ಸುಶೇನ್ ಗುಪ್ತಾ ಅವರ ವಿದೇಶಿ ಬ್ಯಾಂಕ್ ಖಾತೆಗಳಿಗೆ ಮತ್ತು ನಕಲಿ ಕಂಪನಿಗಳಿಗೆ ಲಕ್ಷಗಟ್ಟಲೆ ಹಣವನ್ನು ಪಾವತಿಸಿದೆ. 'ಸಾಫ್ಟ್‌ವೇರ್ ಕನ್ಸಲ್ಟಿಂಗ್'ಗೆ ಪ್ರತಿಯಾಗಿ ಹಣ ಪಾವತಿ ಮಾಡಲಾಗಿದೆ ಎಂದು ಇನ್‌ವಾಯ್ಸ್‌ಗಳನ್ನು ಸೃಷ್ಟಿಸಲಾಗಿದೆ.

ರಕ್ಷಣಾ ಗುತ್ತಿಗೆದಾರರ ಕುಟುಂಬಕ್ಕೆ ಸೇರಿರುವ ಸುಶೇನ್ ಗುಪ್ತಾ ಅವರು 2000ನೇ ಇಸ್ವಿಯಿಂದಲೇ ಫ್ರಾನ್ಸ್ ಜೊತೆ ಒಡನಾಟದಲ್ಲಿದ್ದಾರೆ. ಅವರು ಭಾರತದಲ್ಲಿ ಐಡಿಎಸ್, ಮಾರಿಷಸ್‌ನಲ್ಲಿ ಇಂಟರ್‌ಸ್ಟೆಲ್ಲಾರ್ ಎಂಬ ಕಂಪನಿಗಳನ್ನು ಹೊಂದಿದ್ದಾರೆ. ಸಿಂಗಪುರ, ಯುನೈಟೆಡ್ ಅರಬ್ ಎಮಿರೇಟ್ಸ್, ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಹಲವಾರು ಖಾತೆಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಗುಪ್ತಾ ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಇದ್ದಾರೆ.

ಡಾಸೊ ಕಂಪನಿಯನ್ನು 'ಡಿ' ಎಂಬ ಗುಪ್ತನಾಮದಲ್ಲಿ ಉಲ್ಲೇಖಿಸಲಾಗಿದೆ. 2004ರಿಂದ 2013ರ ಅವಧಿಯಲ್ಲಿ ಸಿಂಗಾಪುರದ ಇಂಟರ್‌ಡೆವ್ ಕಂಪನಿಗೆ 'ಡಿ' ಕಂಪನಿಯು 1.46 ಕೋಟಿ ಯೂರೊ (₹131 ಕೋಟಿ) ಪಾವತಿಸಿದೆ. ಈ ಪೈಕಿ 26 ಲಕ್ಷ ಯುರೊವನ್ನು (₹23 ಕೋಟಿ) ಇಂಟರ್‌ಡೆವ್ ಕಂಪನಿಯು ಐಡಿಎಸ್‌ಗೆ ವರ್ಗಾಯಿಸಿದೆ.

ಡಾಸೊ ಕಂಪನಿಯಿಂದ ಗುಪ್ತಾ ಅವರ ನಕಲಿ ಕಂಪನಿ ಇಂಟರ್‌ಡೆವ್ 40 ಲಕ್ಷ ಯೂರೊ (₹36 ಕೋಟಿ) ಮೊತ್ತದ ಮೂರು ಗುತ್ತಿಗೆ ಪಡೆದಿತ್ತು. ಭಾರತದ ರಕ್ಷಣಾ ಮಾರುಕಟ್ಟೆ ಕುರಿತ ಸಂಶೋಧನಾ ವರದಿ ಒದಗಿಸುವುದು ಮತ್ತು ಸಂಭಾವ್ಯ ಕೈಗಾರಿಕಾ ಪಾಲುದಾರರನ್ನು ಗುರುತಿಸುವುದು ಇದರಲ್ಲಿ ಸೇರಿದ್ದವು. ಭಾರತದಲ್ಲಿ ರಕ್ಷಣಾ ಪಾಲುದಾರರನ್ನು ಆಯ್ಕೆ ಮಾಡಿಕೊಡುವ ಕೆಲಸವನ್ನೂ ಗುಪ್ತಾ ನಿರ್ವಹಿಸುತ್ತಿದ್ದರು ಎಂದು ಮೀಡಿಯಾಪಾರ್ಟ್‌ನ ಫಿಲಿಪ್ಪಿಯನ್ ಹೇಳಿದ್ದಾರೆ.



'ರಸಗೊಬ್ಬರ ಕೊರತೆ ಇಲ್ಲ'

ಪ್ರಜಾವಾಣಿ ವಾರ್ತೆ



ಸದಾನಂದ ಗೌಡ

ನವದೆಹಲಿ: ದೇಶದಲ್ಲಿ ಮುಂಗಾರು ಬೇಸಾಯಕ್ಕೆ ಅಗತ್ಯವಿರುವಷ್ಟು ರಸಗೊಬ್ಬರ ಲಭ್ಯವಿದ್ದು, ಯಾವುದೇ ಕೊರತೆ ಇಲ್ಲ. ಪೂರೈಕೆಯಲ್ಲಿ ವ್ಯತ್ಯಯವಾಗುವುದಿಲ್ಲ ಎಂದು ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಜೂನ್ ತಿಂಗಳಿನಿಂದ ದೇಶದಲ್ಲಿ ಮುಂಗಾರು ಬೇಸಾಯ ಆರಂಭವಾಗುತ್ತದೆ. ಜೂನ್‌ನಿಂದ ನವೆಂಬರ್‌ವರೆಗೂ ಬೇಸಾಯದ ವಿವಿಧ ಹಂತಗಳಲ್ಲಿ ರಸಗೊಬ್ಬರದ ಅವಶ್ಯಕತೆ ಇರುತ್ತದೆ. ಆ ಅವಧಿಯಲ್ಲಿ ದೇಶದಾದ್ಯಂತ ಅಗತ್ಯವಿರುವಷ್ಟು ರಸಗೊಬ್ಬರ ಲಭ್ಯವಿರುವಂತೆ ನೋಡಿಕೊಳ್ಳಲು ಸರ್ಕಾರವು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ರಸಗೊಬ್ಬರದ ಲಭ್ಯತೆಯಲ್ಲಿ ಯಾವುದೇ ಕೊರತೆ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.

'ರಸಗೊಬ್ಬರದ ಕೊರತೆಗೆ ಕಾರಣರಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ರಸಗೊಬ್ಬರದ ಅಕ್ರಮ ಸಂಗ್ರಹ, ಕೃತಕ ಕೊರತೆ ಸೃಷ್ಟಿ ಮತ್ತು ಕಾಳಸಂತೆಯಲ್ಲಿ ಮಾರಾಟ ಮಾಡುವುದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ದೇಶದಲ್ಲಿ ಕೋವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಕಾರಣದಿಂದ ಹಲವು ರಾಜ್ಯಗಳಲ್ಲಿ ಅರೆಲಾಕ್‌ಡೌನ್ ಜಾರಿಯಲ್ಲಿದೆ. ಆದರೆ ಈ ಯಾವ ನಿರ್ಬಂಧಗಳಿಂದಲೂ ರಸಗೊಬ್ಬರ ಸಾಗಣೆಗೆ ತೊಡಕಾಗದು. ರಸಗೊಬ್ಬರ ಸಾಗಣೆಗೆ ತೊಡಕಾಗದಂತೆ ನೋಡಿಕೊಳ್ಳುವ ವ್ಯವಸ್ಥೆ ಇದೆ' ಎಂದು ಅವರು ವಿವರಿಸಿದ್ದಾರೆ.

'ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ಈ ಋತುವಿನ ಬೇಸಾಯ ಅಂತ್ಯವಾಗಿದೆ. ರಸಗೊಬ್ಬರದ ಬಳಕೆ ಇಲ್ಲವಾಗಿದೆ. ಯೂರೋಪ್‌ನಲ್ಲಿಯೂ ಈ ತಿಂಗಳ ಅಂತ್ಯಕ್ಕೆ ಬೇಸಾಯದ ಋತು ಮುಗಿಯಲಿದೆ. ಹೀಗಾಗಿ ಮುಂದಿನ ತಿಂಗಳಿನಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರವು ಭಾರಿ ಪ್ರಮಾಣದಲ್ಲಿ ಲಭ್ಯವಾಗಲಿದೆ. ಜೂನ್‌ನಿಂದ ಚೀನಾ ಮತ್ತು ಭಾರತಕ್ಕೆ ಮಾತ್ರ ರಸಗೊಬ್ಬರ ಮಾರಾಟ ಮಾಡಬೇಕಾಗುತ್ತದೆ. ಹೀಗಾಗಿ ರಸಗೊಬ್ಬರ ಕೊರತೆ ಉಂಟಾಗುವುದಿಲ್ಲ' ಎಂದು ಅವರು ವಿವರಿಸಿದ್ದಾರೆ.

'ಬೆಲೆ ಇಳಿಯಬಹುದು'

'ರಸಗೊಬ್ಬರ ತಯಾರಿಕಾ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿದೆ. ಯೂರಿಯಾಯೇತರ ಗೊಬ್ಬರಗಳನ್ನು ಹಳೆಯ ದರದಲ್ಲೇ ಮಾರಾಟ ಮಾಡಲು ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ. ಹೀಗಾಗಿ ರಸಗೊಬ್ಬರದ ಬೆಲೆಯಲ್ಲಿ ಯಾವುದೇ ಏರಿಕೆ ಆಗುವುದಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ತೀವ್ರವಾಗಿದ್ದ ಕಾರಣ, ಬೆಲೆಯಲ್ಲಿ ಏರಿಕೆಯಾಗಿತ್ತು. ಈಗ ಅಮೆರಿಕ, ಬ್ರೆಜಿಲ್ ಮತ್ತು ಯೂರೋಪ್‌ನಲ್ಲಿ ಬೇಡಿಕೆ ಕಡಿಮೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ಮತ್ತು ಯೂರಿಯಾ ಬೆಲೆ ಇಳಿಕೆಯಾಗುತ್ತಿದೆ. ಹೀಗಾಗಿ ದೇಶದಲ್ಲೂ ರಸಗೊಬ್ಬರದ ಬೆಲೆ ಇಳಿಕೆಯಾಗಬಹುದು' ಎಂದು ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ರಸಗೊಬ್ಬರ ತಯಾರಿಕಾ ಖಾಸಗಿ ಕಂಪನಿಗಳು ಮಾರ್ಚ್ ಎರಡನೇ ವಾರದಿಂದಲೇ ರಸಗೊಬ್ಬರಗಳ ಬೆಲೆಯಲ್ಲಿ ಏರಿಕೆ ಮಾಡಿವೆ. ಭಾರತದ ಅತ್ಯಂತ ದೊಡ್ಡ ರಸಗೊಬ್ಬರ ತಯಾರಿಕಾ ಕಂಪನಿ ಇಫ್ಕೊ ಸಹ ಏಪ್ರಿಲ್ 1ರಿಂದ ಅನ್ವಯವಾಗುವಂತೆ ರಸಗೊಬ್ಬರಗಳ ಬೆಲೆಯಲ್ಲಿ ಭಾರಿ ಏರಿಕೆ ಮಾಡಿತ್ತು. ಬೆಲೆ ಏರಿಕೆಗೆ ಭಾರಿ ಆಕ್ಷೇಪ ವ್ಯಕ್ತವಾಗಿತ್ತು.


ಮಧ್ಯಪ್ರವೇಶಕ್ಕೆ ಮನವಿ: ಈಗ ದೇಶದಲ್ಲಿ ಗೊಬ್ಬರ ಮಾರಾಟ ಕೇಂದ್ರಗಳಲ್ಲಿ, ಗೋದಾಮುಗಳಲ್ಲಿ ಇರುವ ರಸಗೊಬ್ಬರಕ್ಕೆ ಮಾತ್ರ ಹಳೆಯ ದರ ಅನ್ವಯವಾಗುತ್ತದೆ. 'ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ಮತ್ತು ಕಚ್ಚಾವಸ್ತುಗಳ ಬೆಲೆ ಏರಿಕೆಯಾಗಿದೆ. ಹೊಸದಾಗಿ ತಯಾರಿಸುವ ಗೊಬ್ಬರವನ್ನು ಹಳೆಯ ದರದಲ್ಲಿ ಮಾರಾಟ ಮಾಡಿದರೆ, ಕಂಪನಿಗಳಿಗೆ ನಷ್ಟವಾಗುತ್ತದೆ. ಹೀಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಗೊಬ್ಬರ ಲಭ್ಯವಾಗುವಂತೆ ರಾಜತಾಂತ್ರಿಕ ಮಾರ್ಗ ಮೂಲಕ ಯತ್ನಿಸಬೇಕು' ಎಂದು ಕಂಪನಿಗಳು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.

'ರಾಜತಾಂತ್ರಿಕ ಮಾರ್ಗದಲ್ಲಿ, ಕಡಿಮೆ ಬೆಲೆಗೆ ಕಚ್ಚಾವಸ್ತು ಮತ್ತು ರಸಗೊಬ್ಬರ ಲಭ್ಯವಾಗುವಂತೆ ನೋಡಿಕೊಳ್ಳುತ್ತೇವೆ' ಎಂದು ಸರ್ಕಾರವು ಭರವಸೆ ನೀಡಿದೆ.

ಪಿವಿ ಫ್ಯಾಕ್ಟ್ ಚೆಕ್

ಮಾಹಿತಿ/ವಿಡಿಯೊ ಕಳುಹಿಸಬೇಕಾದ ಸಂಖ್ಯೆ 9606038256

ದೇಶದೆಲ್ಲೆಡೆ ಕೋವಿಡ್ ಭಾರಿ ಸ್ವರೂಪದಲ್ಲಿ ದಾಳಿ ಮಾಡುತ್ತಿದ್ದರೆ, ಉತ್ತರ ಪ್ರದೇಶ ಮಾತ್ರ ಈ ಕಠಿಣ ಪರಿಸ್ಥಿತಿಯನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ಶ್ಲಾಘಿಸಿದೆ. ಇದನ್ನು ಉಲ್ಲೇಖಿಸಿ ಕೆಲವು ಸುದ್ದಿಸಂಸ್ಥೆಗಳು, ವೆಬ್‌ಸೈಟ್‌ಗಳು ಸಹ ಯೋಗಿ ಆದಿತ್ಯನಾಥ ಸರ್ಕಾರವನ್ನು ಮೆಚ್ಚಿ ವರದಿ ಪ್ರಕಟಿಸಿವೆ.



'UP among toppers in Covid management'


LUCKNOW: A case study by Johns Hopkins University states that Uttar Pradesh is among the toppers in managing coronavirus pandemic across the globe, said a statement of the state government.

A case study, combining qualitative and quantitative data, stated, "Despite these challenges, Uttar Pradesh responded promptly with limited resources to address the Covid-19 pandemic."The Yogi government was only because of the strict implementation of lockdown measures and buying the critical time to establish clinical and public health functions that successfully helped in reducing the transmission of the virus, said the statement while talking about UP's Covid management.

In the past, UP's fight against the pandemic has not only been lauded by the Centre but also by the World Health Organisation (WHO). The global health body

ಹಾಪ್ಕಿನ್ಸ್ ವಿಶ್ವವಿದ್ಯಾಲಯವು ನಡೆಸಿದ ಅಧ್ಯಯನವು ಇತರ ರಾಜ್ಯಗಳು ಹಾಗೂ ದೇಶಗಳ ಜತೆ ಉತ್ತರ ಪ್ರದೇಶವನ್ನು ಹೋಲಿಸಿ ಮಾಡಿದ ಅಧ್ಯಯನ ವರದಿ ಅಲ್ಲ ಎಂದು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡೇವಿಡ್ ಪೀಟರ್ ಸ್ಪಷ್ಟಪಡಿಸಿದ್ದಾರೆ. ಉತ್ತರ ಪ್ರದೇಶವು ಕೋವಿಡ್ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತಿದೆ ಎಂಬುದರ ಮೇಲಷ್ಟೇ ವರದಿ ಕೇಂದ್ರೀಕೃತವಾಗಿದೆ ಎಂದಿದ್ದಾರೆ. ಸರ್ಕಾರವನ್ನು ಶ್ಲಾಘಿಸಿದ ಭಾರತೀಯ ಮಾಧ್ಯಮಗಳ ವರದಿಗಳನ್ನು ಅವರು ಪ್ರಶ್ನಿಸಿದ್ದಾರೆ.

ಗುಂಡಣ್ಣ



ಬೆರಗಿನ ಬೆಳಕು

ಗುರುರಾಜ ಕರಜಗಿ



ರಹಸ್ಯಗಳ ಬಯಲು

ರಾಜ ವಿದೇಹ ಮಹೋಷಧಕುಮಾರನನ್ನು ಕೊಲ್ಲಲು ಅಪ್ಪಣೆ ಮಾಡಿದ್ದನ್ನು ಕೇಳಿದ ರಾಣಿ, ರಾಜ ಮಲಗುವವರೆಗೂ ಸುಮ್ಮನಿದ್ದು, ಅವನು ಮಲಗಿದ ತಕ್ಷಣ ಪಕ್ಕದ ಕೊಠಡಿಗೆ ಹೋಗಿ ಮಹೋಷಧನಿಗೆ ಒಂದು ಪತ್ರ ಬರೆದಳು. 'ತಮ್ಮಾ, ನಾಲ್ವರು ಪಂಡಿತರು ರಾಜನ ಮನಸ್ಸನ್ನು ಒಡೆದಿದ್ದಾರೆ. ನಾಳೆ ಬೆಳಿಗ್ಗೆ ಅರಮನೆಗೆ ಬರಬೇಡ. ಬಂದರೆ ಅವರು ಕೊಲ್ಲುತ್ತಾರೆ. ಬರುವುದೇ ಆದರೆ, ನಗರವನ್ನು ಕೈವಶ ಮಾಡಿಕೊಂಡು ಬಾ'. ಪತ್ರವನ್ನು ಒಂದು ಲಾಡುವಿನಲ್ಲಿ ಇಟ್ಟು, ಅದನ್ನು ಈಗಲೇ ಮಹೋಷಧಕುಮಾರನಿಗೆ ಕೊಟ್ಟು ಬಾ ಎಂದು ನಂಬಿಗೆಯ ದಾಸಿಯನ್ನು ಕಳುಹಿಸಿದಳು.

ಅದನ್ನು ಓದಿಕೊಂಡು ಮಹೋಷಧಕುಮಾರ ರಾತ್ರಿಯೇ ಮನೆಯನ್ನು ಬಿಟ್ಟು ಹೊರಟ. ಸೂರ್ಯೋದಯಕ್ಕಿಂತ ಮೊದಲೇ ತನಗೆ ಆಪ್ತರಾದವರನ್ನು ಕರೆದು, ತನ್ನ ನಂಬಿಕಸ್ತ ಸೈನಿಕರಿಗೆ ಆಯಕಟ್ಟಿನ ಸ್ಥಳಗಳಲ್ಲಿರುವಂತೆ ವ್ಯವಸ್ಥೆ ಮಾಡಿ, ಇಡೀ ನಗರವನ್ನು ತನ್ನ ಕೈವಶ ಮಾಡಿಕೊಂಡು ಅರಮನೆಗೆ ಬಂದ. ರಾಜನ ಕಾಲಿಗೆ ನಮಸ್ಕಾರ ಮಾಡಿದ. ರಾಜ, 'ಬೆಳಿಗ್ಗೆ ಅರಮನೆಗೆ ಯಾಕೆ ಬರಲಿಲ್ಲ?' ಎಂದು ಕೇಳಿದ. ಮಹೋಷಧಕುಮಾರ ನಕ್ಕ. 'ಬಂದಿದ್ದರೆ ನಿಮ್ಮ ಅಮಾತ್ಯ ಸೇನಕ ನನ್ನ ತಲೆ ಕತ್ತರಿಸುತ್ತಿದ್ದನಲ್ಲ' ಎಂದ. 'ಇದನ್ನು ನಿನಗೆ ಯಾರು ಹೇಳಿದರು?' ಆಶ್ಚರ್ಯದಿಂದ ರಾಜ ಕೇಳಿದ. 'ನನಗೆ ಎಲ್ಲರ ರಹಸ್ಯಗಳೂ ತಿಳಿದಿವೆ. ನಿನ್ನೆ ರಾತ್ರಿ ನೀನು ರಾಣಿಗೆ ಈ ವಿಷಯವನ್ನು ಹೇಳಿದ್ದು ನನಗೆ ಗೊತ್ತಿದೆ' ಎಂದ ಕುಮಾರ. ರಾಜ ದುರುಗುಟ್ಟಿಕೊಂಡು ರಾಣಿಯನ್ನು ನೋಡಿದ, ಅವಳೇ ರಹಸ್ಯವನ್ನು ಬಯಲು ಮಾಡಿರಬೇಕೆಂದು. ಕುಮಾರ ಹೇಳಿದ, 'ಪ್ರಭೂ, ಅಕ್ಕ ನನಗೆ ಏನನ್ನೂ ಹೇಳಲಿಲ್ಲ, ನನಗೆ ಎಲ್ಲ ತಿಳಿದು ಹೋಗುತ್ತದೆ. ಉದಾಹರಣೆಗೆ ಅಮಾತ್ಯ ಸೇನಕ ಕಾಲವನದಲ್ಲಿ ವೇಶ್ಯೆಯೊಂದಿಗೆ ಅಸಭ್ಯ ಪಾಪಕರ್ಮವನ್ನು ಮಾಡಿ, ಸ್ನೇಹಿತನೊಂದಿಗೆ ಸೇರಿ ಅವಳನ್ನು ಕೊಂದು, ಅವಳ ಆಭರಣಗಳನ್ನು ಸ್ನೇಹಿತನ ಮನೆಯಲ್ಲಿ ಇಟ್ಟದ್ದು ತಿಳಿದಿದೆ'. ರಾಜ, ಸೇನಕನನ್ನು, 'ಹೌದೇ?' ಎಂದು ಕೇಳಿದ. ಅವನು ಹೌದೆಂದು ಗೋಣು ಹಾಕಿದೊಡನೆ ಅವನನ್ನು ಜೈಲಿಗೆ ಹಾಕಿಸಿದ.

'ಮಹಾರಾಜ, ಅದಷ್ಟೇ ಅಲ್ಲ, ಅಮಾತ್ಯನ ಪುಕ್ಕಸನ ತೊಡೆಯಲ್ಲಿ ಕುಷ್ಠರೋಗವಿದೆ. ಅವನ ತಮ್ಮ ನಿತ್ಯ ಔಷಧಿ ಮಾಡುತ್ತಾನೆ. ಅದೂ ನನಗೆ ತಿಳಿದಿದೆ' ಎಂದ ಕುಮಾರ. ಹೌದೇ ಎಂಬಂತೆ ಪುಕ್ಕಸನನ್ನು ನೋಡಿದಾಗ ಆತ ತಲೆ ತಗ್ಗಿಸಿದ್ದನ್ನು ಕಂಡು, ಅವನನ್ನೂ ಕಾರಾಗೃಹಕ್ಕೆ ತಳ್ಳಿಸಿದ. ಅಂತೆಯೇ ಕಾವಿಂದನ ರಹಸ್ಯವನ್ನು ತಿಳಿಸಿದ. 'ಪ್ರಭೂ, ಈ ಕಾವಿಂದ ನರದೇವ ಎಂಬ ಯಕ್ಷನ ಕಾಯಿಲೆಯಿಂದ ನರಳುತ್ತಿದ್ದಾನೆ. ಅದನ್ನು ಏಕಾಂತದಲ್ಲಿ ಮಗನಿಗೆ ಹೇಳಿದ್ದು ನನಗೆ ತಿಳಿದಿದೆ'. ಗಾಬರಿಯಿಂದ ಮುಖ ತಗ್ಗಿಸಿದ ಕಾವಿಂದನನ್ನು ಜೈಲಿಗೆ ಹಾಕಿಸಿದ ರಾಜ. ಇನ್ನು ಉಳಿದವನು ಅಮಾತ್ಯ ದೇವಿಂದ. 'ಇವನದೇನಾದರೂ ರಹಸ್ಯವಿದೆಯೇ?' ಎಂದ ರಾಜ ಕೇಳಿದ. 'ಹೌದು, ಮಹಾಪ್ರಭು. ಇಂದ್ರ ನಿಮ್ಮ ಮುತ್ತಜ್ಜನಿಗೆ ಕೊಟ್ಟ ಮಣಿರತ್ನವನ್ನು ಈತ ಕದ್ದು, ತನ್ನ ತಾಯಿಗೆ ಕೊಟ್ಟಿದ್ದಾನೆ. ಆ ರಹಸ್ಯ ನನಗೆ ಗೊತ್ತು' ಎಂದ ಮಹೋಷಧಕುಮಾರ. ದೇವಿಂದನೂ ಜೈಲು ಸೇರಿದ. ಆಗ ಮಹೋಷಧಕುಮಾರ ಬೋಧೆ ಮಾಡಿದ. 'ಮಹಾರಾಜ, ರಹಸ್ಯ, ರಹಸ್ಯವಾಗಿಯೇ ಇರಬೇಕು. ಕೆಲವು ರಹಸ್ಯಗಳು ಮಹತ್ವದ್ದಾಗಿರುವುದಿಲ್ಲ. ಅವುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಬಹುದು. ಆದರೆ ಕೆಲವು ಮುಖ್ಯವಾದ ರಹಸ್ಯಗಳನ್ನು ಪ್ರಕಟ ಮಾಡಬಾರದು. ತಾವು ಹೆಂಡತಿಗೆ ಹೇಳಿದ ರಹಸ್ಯ, ಸೇನಕ ಮಿತ್ರನಿಗೆ ಹೇಳಿದ್ದು, ಪುಕ್ಕಸ ತಮ್ಮನಿಗೆ ತಿಳಿಸಿದ್ದು, ಕಾವಿಂದ ಮಗನ ಮುಂದೆ ಬಾಯಿಬಿಟ್ಟದ್ದು, ದೇವಿಂದ ತಾಯಿಗೆ ಹೇಳಿದ ರಹಸ್ಯಗಳೆಲ್ಲ ಬಯಲಾದವು. ಅದ್ದರಿಂದ ಕೆಲಸ ಮುಗಿಯುವವರೆಗೆ ರಹಸ್ಯವನ್ನು ಜ್ಞಾನಿಗಳು, ದಕ್ಷ ಆಡಳಿತಗಾರರು ಬಿಟ್ಟುಕೊಡುವುದಿಲ್ಲ'.

ರಾಜ ಕುಮಾರನಿಗೆ ಅಪಾರವಾದ ಹಣವನ್ನು ಕೊಟ್ಟು ಮುಖ್ಯ ಅಮಾತ್ಯನನ್ನಾಗಿ ಮಾಡಿ ಮರ್ಯಾದೆ ಮಾಡಿದ.

ದಿನ ಭವಿಷ್ಯ

ಗುರುವಾರ 15 ಏಪ್ರಿಲ್ 2021

ಶ್ರೀ ಪ್ಲವ ನಾಮ ಸಂವತ್ಸರ ಉತ್ತರಾಯಣ ವಸಂತ ಋತು ಚೈತ್ರ ಮಾಸ ಶುಕ್ಲ ಪಕ್ಷ ಮಳೆ ನಕ್ಷತ್ರ ಅಶ್ವಿನಿ ತೃತೀಯ ಗಂ. 15-43 (ಹ. 12-32) ಗುರುವಾರ ನಿತ್ಯ ನಕ್ಷತ್ರ ಕೃತ್ತಿಕಾ ಗಂ. 29-8 (ಸಾ. 5-54) ಆಯುಃ ನಾಮ ಯೋಗ ಗಂ 22-6 ಗರಜ ಕರಣ ಗಂ. 15-43 ವಿಷಾಭಾವಃ ಅಮೃತ ಗಂ. 22-20 : ರಾಹುಕಾಲ ಮ ಗಂ. 1-30 ರಿಂದ 3-00 ಗುಳಿಕ ಕಾಲ ಬೆ ಗಂ 9-00 ರಿಂದ 10-30 ಯಮಗಂಡ ಕಾಲ ಬೆ ಗಂ 6-00 ರಿಂದ 7-30 ಸೂರ್ಯೋದಯ: 6-11 ಸೂರ್ಯಾಸ್ತ: 6-29 ಅದೃಷ್ಟ ಸಂಖ್ಯೆ 2, 7

ಮೇಷ: ಸಾಮಾಜಿಕ ಕಾರ್ಯಕರ್ತರಿಗೆ ಸಂತಸ ತರುವ ದಿನ. ವಸ್ತ್ರಾಭರಣ ಖರೀದಿ ಸಾಧ್ಯತೆ. ಶತ್ರುಬಾಧೆ ಉಲ್ಬಣಗೊಳ್ಳುವ ಸಾಧ್ಯತೆ. ಅನಿರೀಕ್ಷಿತ ಕಾರ್ಯನಿಮಿತ್ತ ದೂರಪ್ರಯಾಣ ಸಾಧ್ಯತೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ.

ವೃಷಭ: ಆರ್ಥಿಕ ತೊಂದರೆಯಿಂದ ಮುಕ್ತರಾಗುವಿರಿ. ಕೋರ್ಟ್ ಕಚೇರಿಗಳಲ್ಲಿನ ವ್ಯಾಜ್ಯಗಳು ಪರಿಹಾರವಾಗಿ ನೆಮ್ಮದಿ. ಉದ್ಯೋಗದಲ್ಲಿ ಪ್ರಗತಿಯನ್ನು ಕಾಣುವಿರಿ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.

ಮಿಥುನ: ಆರ್ಥಿಕ ಅಭಿವೃದ್ಧಿ. ವ್ಯವಹಾರದಲ್ಲಿ ಲಾಭ. ಸಾಮಾಜಿಕ ಚಿಂತನೆಗಳಿಂದ ಗೌರವಾದರಗಳನ್ನು ಹೊಂದುವಿರಿ. ಕೃಷಿ ಕ್ಷೇತ್ರದಲ್ಲಿ ಲಾಭ. ವೃತ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ. ಸಂಗಾತಿಯಿಂದ ಸಂತಸದ ಸುದ್ದಿ.

ಕರ್ಕಾಟಕ: ಹೊಸ ಸಂಬಂಧಿಗಳಿಂದ ಹೊಸ ಯೋಜನೆಗಳಿಗೆ ಉತ್ಸಾಹ ಮೂಡುವುದು. ಶುಭಕಾರ್ಯಗಳ ಸಂಕಲ್ಪ ಈಡೇರಿ ಸಂತಸ. ತೃಪ್ತಿದಾಯಕ ಕೌಟುಂಬಿಕ ಜೀವನ. ಅವಸರದ ನಿರ್ಧಾರಗಳು ಸೂಕ್ತವಲ್ಲ.

ಸಿಂಹ: ಅನಾವಶ್ಯಕ ವ್ಯವಹಾರಗಳಲ್ಲಿ ಭಾಗಿಯಾಗುವುದರಿಂದ ಆರೋಪಗಳನ್ನು ಎದುರಿಸಬೇಕಾದೀತು. ಹೊಸ ಯೋಜನೆಯಲ್ಲಿ ಯಶಸ್ಸು. ಮಾತೃವರ್ಗದವರಿಂದ ಸಹಕಾರ. ದೂರದ ಪ್ರಯಾಣದದಲ್ಲಿ ಎಚ್ಚರಿಕೆ ಅಗತ್ಯ.

ಕನ್ಯಾ: ಹಣಕಾಸಿನ ವಿಷಯಗಳಲ್ಲಿ ಎಚ್ಚರಿಕೆ. ಸರ್ಕಾರಿ ನೌಕರರಿಗೆ ಅಕಾಲಿಕ ತಪಾಸಣೆಯಿಂದ ಕಿರಿಕಿರಿ. ದಾಂಪತ್ಯದಲ್ಲಿ ಸೌಹಾರ್ದತೆ ಮೂಡುವುದು. ಸೋದರರಿಂದ ಸಹಕಾರ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ತುಲಾ: ಸಂಪನ್ಮೂಲಗಳ ಅಭಿವೃದ್ಧಿಯಿಂದಾಗಿ ಚಿಂತೆಗಳು ದೂರವಾಗಿ ನೆಮ್ಮದಿ. ಮಹಿಳೆಯರ ಮನೋಭಿಲಾಷೆಗಳು ಈಡೇರುವವು. ಪ್ರಾಪ್ತವಯಸ್ಕರಿಗೆ ಸೂಕ್ತ ಸಂಬಂಧ ದೊರೆತು ವಿವಾಹ ನಿಶ್ಚಯ ಸಾಧ್ಯತೆ

ವೃಶ್ಚಿಕ: ದೂರದ ಪ್ರಯಾಣಗಳನ್ನು ಮಾಡದಿರುವುದು ಉಚಿತ. ಸಂಗಾತಿಯ ಸಹಕಾರದಿಂದಾಗಿ ಸಾಂಸಾರಿಕ ನೆಮ್ಮದಿ. ವಿವಾಹಾಕಾಂಕ್ಷಿಗಳಿಗೆ ವಿವಾಹ ಸಂಬಂಧಗಳು ಕೂಡಿಬರಲಿವೆ. ದೇವತಾದರ್ಶನದಿಂದಾಗಿ ನೆಮ್ಮದಿ.

ಧನು: ವಿಶೇಷ ವ್ಯಕ್ತಿಯೊಬ್ಬರನ್ನು ಭೇಟಿಯಾಗಲಿದ್ದೀರಿ. ಮನರಂಜನಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ. ಮಕ್ಕಳ ಶ್ರೇಯೋಭಿವೃದ್ಧಿಯಿಂದಾಗಿ ಮಾನಸಿಕ ತೃಪ್ತಿ ಹೊಂದುವಿರಿ. ಮನೆಯಲ್ಲಿ ಸಂತಸ.

ಮಕರ: ಧಾವಂತದ ಕೆಲಸಗಳು ಎದುರಾಗುವ ಸಾಧ್ಯತೆ. ಶುಭ ಸಮಾರಂಭಗಳಲ್ಲಿ ಭಾಗಿಯಾಗುವ ಸಲುವಾಗಿ ದೂರ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಆತುರತೆ ಬೇಡ. ವ್ಯವಹಾರದಲ್ಲಿ ಆರ್ಥಿಕ ನಷ್ಟ ಸಾಧ್ಯತೆ.

ಕುಂಭ: ವಿದ್ಯಾರ್ಥಿಗಳಿಗೆ ಓದಿನಲ್ಲಿ ವಿಶೇಷ ಪ್ರಗತಿ. ಸಾಮಾಜಿಕ ಕಾರ್ಯಗಳಿಂದ ಗೌರವ. ಸರ್ಕಾರದಿಂದಾಗುವ ಕೆಲಸಕಾರ್ಯಗಳು ಸುಗಮವಾಗುವವು. ಉದ್ಯೋಗ ನಿಮಿತ್ತ ದೂರ ಪ್ರಯಾಣ ಯೋಗ. ಆರೋಗ್ಯ ಲಾಭ.

ಮೀನ: ನೆರೆಹೊರೆಯವರೊಂದಿಗೆ ವಿನಾಕಾರಣ ನಿಷ್ಠೂರಕ್ಕೊಳಗಾಗುವ ಸಾಧ್ಯತೆ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿದೆ. ಇಷ್ಟದೇವತಾ ದರ್ಶನದಿಂದ ನೆಮ್ಮದಿ. ಮನೆಯಲ್ಲಿ ಸಂತಸ.

ನಿಮ್ಮ ಜನ್ಮದಿನ 15-ಏಪ್ರಿಲ್: ಈ ದಿನ ಅತ್ಯಂತ ಶುಭಕರ. ವ್ಯವಹಾರದಲ್ಲಿ ಹೊಸದೊಂದು ಆದಾಯ ಮೂಲವನ್ನು ಕಂಡುಕೊಳ್ಳುವಿರಿ. ನೌಕರಿಯಲ್ಲಿರುವವರಿಗೆ ದಕ್ಷತೆಯ ಪ್ರತೀಕವಾಗಿ ಬಡ್ತಿ ದೊರಕುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿರುವುದು. ಹಣಕಾಸಿನ ವಿಷಯದಲ್ಲಿ ವಿಶೇಷ ಕಾಳಜಿ ವಹಿಸಬೇಕಾದೀತು.

ಪದಬಂಧ 4567


– ವಿದ್ಯಾ ವಿನಯ್

ಎಡದಿಂದ ಬಲಕ್ಕೆ

3.ಒಡಹುಟ್ಟಿದವರಲ್ಲಿ ಹಿರಿಯ (2)
4.ಇದೊಂದು ಬಗೆಯ ಜಲಚರ (2)
6.ಬೆಲೆಯುಳ್ಳ ಮಣಿಗಳನ್ನೊಳಗೊಂಡಿರುವ ಸಮುದ್ರ (4)
7.ಯುಗದಲ್ಲಿ ಒಂದಾದ ಜೋಡಿ! (3)
9.ಒಳ್ಳೆಯ ಅವಕಾಶವಿದು (3)
10.ಅಸಲಿಯಲ್ಲ ಇದು ಕೃತಕ! (3)
12.ಪರಿವರ್ತನೆಯ ಕಾಲ (4)
13.ಜಳಕ ಅಥವಾ ಮೀಹ (2)
14.ಸೇರಿನ ನಾಲ್ಕನೆಯ ಒಂದು ಭಾಗ (2)

ಮೇಲಿಂದ ಕೆಳಕ್ಕೆ

1.ಬಣ್ಣನೆಯಲ್ಲಿರುವ ವರ್ಣ (2)
2.ಕಳ್ಳತನ ಮಾಡುವವಳು (2)
3.ಕಡಿಮೆ ಆಯುಸ್ಸುಳ್ಳವನು (3)
4.ಮನುಷ್ಯರನ್ನು ತಿನ್ನುವ ಪ್ರಾಣಿ (5)
5.ನಾರಿಕೇಳದ ಬಳಿಯಿರುವ ಕೊಳವೆ (2)
6.ನೆತ್ತರು ಪ್ರವಹಿಸುವಿಕೆ (5)
8.ಆನೆಯ ನಡಿಗೆ (5)
10.ಭೂಪಟ ಇಲ್ಲಿದೆ (2)
11.ಲೀಲಾಜಾಲವಾಗಿ ನಡೆದ ಏಲಂ! (3)
13.ಮಾಂಸಖಂಡ ಇಲ್ಲಿದೆ (2)
14.ಮಗ್ಗುಲು ಅಥವಾ ಪಕ್ಕ (2)



4566ನೇ ಪದಬಂಧದ ಉತ್ತರ

ಎಡದಿಂದ ಬಲಕ್ಕೆ:
1.ಸಮಂಜಸ3.ಮಜಕೂರು
5.ರದನ6.ವ್ಯವಹಾರ7.ಪಶ್ಚಾತ್ತಾಪ
9.ನಪುಂಸಕ11.ತರಬೇತಿ
13.ನಾಪಿತ15.ಸುಡುಗಾಡು

ಮೇಲಿಂದ ಕೆಳಕ್ಕೆ:
1.ಸಗ2.ಸರದಾರ3.ಮನಸ್ತಾಪ
4.ರುಜು6.ವ್ಯಸನ8.ಪದಾತಿ
10.ಕರುನಾಡು11.ತರತಮ
12.ಮಾಸು14.ದೇಹ

ಸುಡೊಕು 4953

		1		8	3		7	5
			2		7		1	
7		3		9		8		2
	5				1			
6		7		5		2		8
	3		9					1
	2				8			
				3				
1		8	5					4

ಆಡುವುದು ಹೇಗೆ?

ಮನೆಗಳನ್ನು 1ರಿಂದ 9ರವರೆಗಿನ ಅಂಕಿಗಳಿಂದ ತುಂಬಿ. ಮೇಲಿನಿಂದ ಕೆಳಕ್ಕೆ, ಎಡದಿಂದ ಬಲಕ್ಕೆ ಪ್ರತಿ ಸಾಲಿಗೂ ಇದೇ ನಿಯಮ. ದೊಡ್ಡ ಚೌಕದ ಒಳಗಿನ ಮಧ್ಯಮ ಚೌಕದ ಮನೆಗಳನ್ನೂ ತುಂಬಬೇಕು. ಯಾವ ಅಂಕಿಯೂ ಯಾವುದೇ ಸಾಲು, ಮಧ್ಯಮ ಚೌಕದಲ್ಲಿ ಪುನರಾವರ್ತನೆ ಆಗಬಾರದು.

4952 ಸುಡೊಕು

9	4	3	8	5	1	7	2	6
8	1	7	6	3	2	4	5	9
6	2	5	4	7	9	1	8	3
1	6	2	9	4	5	3	7	8
5	7	4	1	8	3	9	6	2
3	9	8	2	6	7	5	4	1
7	8	9	3	2	4	6	1	5
2	5	1	7	9	6	8	3	4
4	3	6	5	1	8	2	9	7

ಕೋವಿಡ್: 11,265 ಮಂದಿಗೆ ಸೋಂಕು

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 24 ಗಂಟೆಗಳ ಅವಧಿಯಲ್ಲಿ 11,265 ಮಂದಿ ಸೋಂಕಿತರಾಗಿದ್ದಾರೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 85,480ಕ್ಕೆ ಏರಿಕೆಯಾಗಿದೆ.

ಕಳೆದ ತಿಂಗಳು ಈ ವೇಳೆ ಕೇವಲ 8,364 ಸಕ್ರಿಯ ಪ್ರಕರಣಗಳಿದ್ದವು. ತಿಂಗಳಿನಿಂದ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಏರಿಕೆಯಾಗಿದೆ. ಇದರಿಂದಾಗಿ ಸೋಂಕು ದೃಢ ಪ್ರಮಾಣ ಶೇ 9.94ಕ್ಕೆ ತಲುಪಿದೆ.

ಈ ತಿಂಗಳು 14 ದಿನಗಳಲ್ಲಿಯೇ 97,908 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 11 ಲಕ್ಷ (10.94 ಲಕ್ಷ) ಸಮೀಪಿಸಿದೆ.

ಒಂದು ದಿನದ ಅವಧಿಯಲ್ಲಿ 1.13 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಹೊಸದಾಗಿ ವರದಿಯಾದ ಕೋವಿಡ್ ಪ್ರಕರಣಗಳಲ್ಲಿ 12 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಮೂರಂಕಿ ತಲುಪಿದೆ.

ಬೆಂಗಳೂರಿನಲ್ಲಿ 8,155 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈವರೆಗೆ ಸೋಂಕಿತರಾದವರ ಸಂಖ್ಯೆ 5 ಲಕ್ಷ ದಾಟಿದೆ. ಅದೇ ರೀತಿ, ಕಲಬುರ್ಗಿ (376), ಮೈಸೂರು (356), ಬೀದರ್ (290), ತುಮಕೂರು (245), ಬಳ್ಳಾರಿ (159), ದಕ್ಷಿಣ ಕನ್ನಡ (140), ಹಾಸನ (132), ಧಾರವಾಡ (127), ವಿಜಯಪುರ (122), ಕೋಲಾರ (116), ಉಡುಪಿ (110), ಬೆಳಗಾವಿ (107) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 27 ಮಂದಿ ಸೇರಿದಂತೆ ರಾಜ್ಯದಲ್ಲಿ 38 ಮಂದಿ ಸಾವಿಗೀಡಾಗಿದ್ದಾರೆ. ಮೈಸೂರಿನಲ್ಲಿ ಐವರು, ಕಲಬುರ್ಗಿ ಹಾಗೂ ಧಾರವಾಡದಲ್ಲಿ ತಲಾ ಮೂರು ಮಂದಿ, ಬೀದರ್‌ನಲ್ಲಿ ಇಬ್ಬರು, ಬಳ್ಳಾರಿ ಹಾಗೂ ತುಮಕೂರಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಬಹುತೇಕ ಪ್ರಕರಣಗಳಲ್ಲಿ ಕೋವಿಡ್‌ನಿಂದ ಮೃತಪಟ್ಟಿರುವುದು ತಡವಾಗಿ ದೃಢಪಟ್ಟಿದೆ. ಮೂವರನ್ನು ಹೊರತುಪಡಿಸಿದರೆ ಉಳಿದವರು 50 ವರ್ಷ ಮೇಲ್ಪಟ್ಟವರಾಗಿದ್ದಾರೆ. ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 13,046ಕ್ಕೆ ಏರಿಕೆಯಾಗಿದೆ.

ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವವರ ಸಂಖ್ಯೆ ಕೂಡ ಏರಿಕೆ ಕಂಡಿದೆ. ಸದ್ಯ 506 ಮಂದಿ ಐಸಿಯುನಲ್ಲಿ ಇದ್ದಾರೆ.

ರಾಜ್ಯದಲ್ಲಿ ಬುಧವಾರ 2,899 ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ. ಈವರೆಗೆ 61.26 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ.



ರಾಜ್ಯದಲ್ಲಿ ಕೋವಿಡ್ ಲಸಿಕೆಗಳ ಕೊರತೆಯೂ ಇಲ್ಲ, ಲಾಕ್‌ಡೌನ್ ಮಾಡುವ ಅಗತ್ಯವೂ ಇಲ್ಲ. ಆಧಾರರಹಿತ ಆರೋಪ ಸರಿಯಲ್ಲ
ಡಾ.ಸಿ.ಎನ್.ಅಶ್ವತ್ಥನಾರಾಯಣ, ಉಪಮುಖ್ಯಮಂತ್ರಿ



ಸರ್ಕಾರದ ವೈಫಲ್ಯದಿಂದಾಗಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿಲ್ಲ. ರಾಜ್ಯದಲ್ಲಿ ತಕ್ಷಣವೇ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸಬೇಕು
ಎಚ್.ಕೆ.ಪಾಟೀಲ, ಕಾಂಗ್ರೆಸ್ ಶಾಸಕ

ಲಾಕ್‌ಡೌನ್ ಬೇಡ: ಡಿಕೆಶಿ



ಡಿ.ಕೆ. ಶಿವಕುಮಾರ್

ಬೆಂಗಳೂರು: 'ಲಾಕ್‌ಡೌನ್‌ಗಿಂತ ಜನರ ಜೀವ ಹಾಗೂ ಜೀವನ ಮುಖ್ಯ. ಜನರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ಲಾಕ್‌ಡೌನ್ ಬೇಡ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, 'ಮುಂಜಾಗ್ರತೆ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರಕ್ಕೆ ಈ ಪರಿಸ್ಥಿತಿ ನಿಭಾಯಿಸಲು ಆಗುತ್ತಿಲ್ಲ ಹೀಗಾಗಿ ನೆಪ ಹುಡುಕುತ್ತಿದ್ದಾರೆ. ಸರ್ಕಾರ ಅವರದೇನೋ ಮುಚ್ಚಿಕೊಳ್ಳಲು ಲಾಕ್ ಡೌನ್, ಮತ್ತೊಂದು ಎನ್ನುತ್ತಿದ್ದಾರೆ' ಎಂದೂ ಟೀಕಿಸಿದರು.

'ಕೊರೊನಾ ವಿಚಾರವಾಗಿ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಪಕ್ಷದ ನಾಯಕರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ' ಎಂದರು.

'ಸರ್ಕಾರ ನಡೆಸುವರು ಈವರೆಗೂ ನಮ್ಮ ಸಲಹೆ ಕೇಳಿಲ್ಲ. ಅವರ ಇಚ್ಛೆಯಂತೆ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಈಗ ಪರಿಸ್ಥಿತಿ ಕೈಮೀರಿದೆ. ಹೀಗಾಗಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯ ಬಗ್ಗೆ ಅಧಿಕೃತವಾಗಿ ಇನ್ನೂ ನಮಗೆ ಮಾಹಿತಿ ಬಂದಿಲ್ಲ' ಎಂದರು.

'ಕೊರೊನಾ ಹೆಸರಿನಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಅದನ್ನು ಪ್ರಶ್ನಿಸಿದರೂ ಲೆಕ್ಕಿಸದೆ, ಎಷ್ಟಾದರೂ ಅರಚಿಕೊಳ್ಳಿ ನಾವು ಮಾಡಿದ್ದೆ ಸರಿ ಎಂಬ ಧೋರಣೆಯನ್ನು ಸರ್ಕಾರ ಅನುಸರಿಸಿದೆ. ವಿರೋಧ ಪಕ್ಷಗಳ ಮಾತುಗಳನ್ನು ಸರ್ಕಾರ ಕೇಳುವುದಿಲ್ಲ. ನಮ್ಮ ಮಾತುಗಳನ್ನು ಕೇಳದಿದ್ದ ಮೇಲೆ ಸಭೆಯಲ್ಲಿ ಭಾಗವಹಿಸಿ ಪ್ರಯೋಜನವೇನು ಎಂಬುದು ನನ್ನ ಅಭಿಪ್ರಾಯ' ಎಂದರು.

ಕೊರೊನಾ ಸಾಂತ್ವನ

ಕೊರೊನಾ ಭಯ ಬಿಡಿ: ರೋಗನಿರೋಧಕ ಶಕ್ತಿ ವೃದ್ಧಿಸಿಕೊಳ್ಳಿ



ಕೊರೊನಾ ಸೋಂಕು 400 ವರ್ಷ ಮೊದಲಿನಿಂದಲೂ ಇತ್ತು. 'ಖಂಡಗುತ್ತಿಗೆ ಜ್ವರ' ಎಂಬ ಹೆಸರಿನ ಕಾಯಿಲೆಯಾಗಿ ಇದನ್ನು ಗುರುತಿಸುತ್ತಿದ್ದರು ಎಂಬುದು ಪಾರಂಪರಿಕ ವೈದ್ಯ ಪದ್ಧತಿಯಲ್ಲಿ ದಾಖಲಾಗಿದೆ.

ಜ್ವರ, ನೆಗಡಿ, ಕೆಮ್ಮು ಲಕ್ಷಣಗಳನ್ನೊಳಗೊಂಡಿರುವ ಈ ಕಾಯಿಲೆಗೆ ನಮ್ಮ ಸುತ್ತಮುತ್ತಲು ಸಿಗುವ ಔಷಧೀಯ ಸಸ್ಯಗಳನ್ನು ಬಳಸಿ ಔಷಧ ಸಿದ್ಧಪಡಿಸಿಕೊಳ್ಳಬಹುದಾಗಿದೆ. ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಇವು ಅತ್ಯಂತ ಸಹಕಾರಿ ಮತ್ತು ಅಷ್ಟೇ ಪರಿಣಾಮಕಾರಿ ಎಂಬುದು ಅನೇಕರ ಅನುಭವದಿಂದ ದೃಢಪಟ್ಟಿದೆ.

ಪಾರಿಜಾತ ಸಸ್ಯದ ಎಲೆ, ಅಮೃತ ಬಳ್ಳಿ, ಕಟುಕಿ ಇವುಗಳನ್ನು ಬಳಸಿ ಸಿದ್ಧಪಡಿಸಿಕೊಳ್ಳುವ ಔಷಧ ಆರೋಗ್ಯ ರಕ್ಷಣೆಗೆ ಸಹಕಾರಿ. ಈ ಔಷಧಗಳ ತಯಾರಿಕೆ, ಬಳಕೆ ಕುರಿತು ಪಾರಂಪರಿಕ ವೈದ್ಯ ಪದ್ಧತಿಯಲ್ಲಿ ವಿಸ್ತಾರ ಮಾಹಿತಿ ಇದೆ.

ಈ ಹಿಂದೆ ಡೆಂಗಿ ಜ್ವರ ಬಂದಾಗ ಔಷಧ ಇಲ್ಲದೇ ಪರದಾಡುವ ಸಂದರ್ಭದಲ್ಲಿ ಪಾರಂಪರಿಕ ವೈದ್ಯರ ಕೊಡುಗೆಯಾದ ಪಪ್ಪಾಯ ಎಲೆಯ ರಸದಿಂದ ಡೆಂಗಿ ಗುಣಮುಖಪಡಿಸಲು ಸಾಧ್ಯವಾದ ಉದಾಹರಣೆ ಕಣ್ಣೆದುರು ಇದೆ. ಪಪ್ಪಾಯ ಎಲೆಗಳಿಂದ ಸಿದ್ಧಪಡಿಸಿದ ಮಾತ್ರೆ, ಔಷಧಗಳು ಮಾರುಕಟ್ಟೆಯಲ್ಲಿ ದೊರೆಯುತ್ತಿವೆ.

ಕೊರೊನಾದಂತಹ ಸಂದಿಗ್ಧ ಸ್ಥಿತಿಯಲ್ಲಿ ಪಾರಂಪರಿಕ ವೈದ್ಯರನ್ನು ಸರ್ಕಾರ ಗಣನೆಗೆ ಪಡೆದರೆ ಮುಳುಗುವ ವ್ಯಕ್ತಿಗೆ ಹುಲ್ಲುಕಡ್ಡಿ ಆಸರೆಯಾದಂತೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ.

ಉಸಿರಾಟದ ಸಮಸ್ಯೆ ಎದುರಾದಾಗ ಹಿಂದಿನ ಕಾಲದಲ್ಲಿ ಕೆಲವು ಗಿಡಮೂಲಿಕೆಗಳ ಪರಿಮಳವನ್ನು ತೆಗೆದುಕೊಳ್ಳುವುದರಿಂದ ಸಮಸ್ಯೆ ದೂರವಾಗುತ್ತಿತ್ತು ಎಂಬ ನಂಬಿಕೆ ಇದೆ. ಅದನ್ನು ಈಗಲೂ ಕೆಲ ಪಾರಂಪರಿಕ ವೈದ್ಯರು ಮುಂದುವರೆಸಿದ್ದು ಚಿಕಿತ್ಸೆ ನೀಡುತ್ತಿದ್ದಾರೆ. ಕೊರೊನಾ ಕಾಲದಲ್ಲಿ ಈ ಎಲ್ಲಾ ಅನುಭವವನ್ನು ಬಳಸಿ ಔಷಧ ನೀಡಿ ಜನರ ಆರೋಗ್ಯವನ್ನು ಕಾಪಾಡುವಲ್ಲಿ ಪಾರಂಪರಿಕ ವೈದ್ಯ ಸಮೂಹ ಶ್ರಮಿಸುತ್ತಿದೆ.

-ವಿಶ್ವನಾಥ ಹೆಗಡೆ
ಪಾರಂಪರಿಕ ವೈದ್ಯ ಶಿರಸಿ

ಶಾಸಕ ಪ್ರೀತಂಗೌಡ, ಕೃಷ್ಣಪ್ಪಗೆ ಕೋವಿಡ್

ಮಸ್ಕಿ (ರಾಯಚೂರು): ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿರುವ ಹಾಸನ ಶಾಸಕ ಪ್ರೀತಂಗೌಡ ಹಾಗೂ ಅವರ ಇಬ್ಬರು ಗನ್‌ಮ್ಯಾನ್‌ಗಳಿಗೆ, ಬೆಂಗಳೂರು ನಗರ ಶಾಸಕ ಎ.ಕೃಷ್ಣಪ್ಪ, ಕರ್ನಾಟಕ ವಿದ್ಯುತ್ ಕಾರ್ಖಾನೆ ಅಧ್ಯಕ್ಷ ತಮ್ಮೇಶಗೌಡ, ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷ ಶರಣು ತಳಕೇರಿ ಅವರಿಗೆ ಕೋವಿಡ್ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಶಾಸಕ ರಾಜೂಗೌಡಗೆ ಕೋವಿಡ್ ದೃಢ

ಸುರಪುರ: ಶಾಸಕ ರಾಜೂಗೌಡ ಅವರಿಗೆ ಕೋವಿಡ್ ದೃಢಪಟ್ಟಿದ್ದು, ರೋಗದ ಗಂಭೀರ ಲಕ್ಷಣಗಳಿಲ್ಲ. ಬೆಂಗಳೂರಿನ ಆಸ್ಪತ್ರೆಗೆ ಮಂಗಳವಾರ ದಾಖಲಾಗಿದ್ದಾರೆ.

ವಾರಾಂತ್ಯದಲ್ಲೂ ಲಾಕ್‌ಡೌನ್ ಪ್ರಸ್ತಾವ ಇಲ್ಲ: ಯಡಿಯೂರಪ್ಪ

ಒಂದನೇ ಪುಟದಿಂದ...

ಗುಂಪುಗೂಡುವಿಕೆಗೆ ಕಡಿವಾಣ: 'ಕೊರೊನಾ ನಿಯಂತ್ರಿಸಲು ಜನರು ಅನಾವಶ್ಯಕವಾಗಿ ಗುಂಪು ಸೇರುವುದನ್ನು ನಿಲ್ಲಿಸಬೇಕು. ಜನ ಸೇರುವ ಸ್ಥಳಗಳಲ್ಲಿ ಕಡಿವಾಣ ಹಾಕಲು ನಿರ್ಧರಿಸಿದ್ದೇವೆ' ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, 'ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಮಾರ್ಗಸೂಚಿಯಲ್ಲಿ ಆ ಎಲ್ಲ ವಿಚಾರಗಳನ್ನು ತಿಳಿಸುತ್ತೇವೆ' ಎಂದರು.

'ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಸಿದ್ಧ ಮಾಡುತ್ತಿದ್ದೇವೆ. ಲಸಿಕೆ ಹೆಚ್ಚಳ ಮಾಡುತ್ತಿದ್ದೇವೆ. ಕೊರೊನಾ ನಿಯಂತ್ರಣ ಕೇವಲ ಸರ್ಕಾರ ಮಾಡುವ ಕೆಲಸ ಅಲ್ಲ. ಮಹಾರಾಷ್ಟ್ರದಲ್ಲಿ ಕೂಡಾ ಬಹಳಷ್ಟು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾದಿಂದ ಸಾವಿಗೀಡಾಗುವವರ ಪ್ರಮಾಣ ಹೆಚ್ಚುತ್ತಿದೆ. ಹೀಗಾಗಿ ಮತ್ತಷ್ಟು ಬಿಗಿ ಕ್ರಮ ತೆಗೆದುಕೊಳ್ಳಬೇಕಿದೆ' ಎಂದರು.

'ಕುಂಭ ಮೇಳಕ್ಕೆ ನಿಜಾಮುದ್ದೀನ್ ಮರ್ಕಜ್ ಹೋಲಿಕೆ ಸರಿಯಲ್ಲ'

ಡೆಹ್ರಾಡೂನ್: ಕಳೆದ ವರ್ಷದ ದೆಹಲಿಯ ನಿಜಾಮುದ್ದೀನ್ ಮರ್ಕಜ್ ಪ್ರಕರಣದೊಂದಿಗೆ ಕುಂಭ ಮೇಳವನ್ನು ಹೋಲಿಕೆ ಮಾಡುತ್ತಿರುವ ಬಗ್ಗೆ ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್ ಅಸಮಾಧಾನ ವ್ಯಕ್ತಪಡಿಸಿರುವಂತೆ ದೇಶದಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಆದರೆ ಕುಂಭ ಮೇಳದಲ್ಲಿ ಬುಧವಾರವೂ ಲಕ್ಷಾಂತರ ಮಂದಿ ಯಾವುದೇ ಅಂತರ ಕಾಪಾಡಿಕೊಳ್ಳದೆ ಪವಿತ್ರ ಸ್ನಾನ ಮಾಡಿದ್ದಾರೆ.


ಲಕ್ಷಾಂತರ ಜನರು ಅಂತರವಿಲ್ಲದೆ, ಒಟ್ಟಿಗೆ ನದಿಯಲ್ಲಿ ಸ್ನಾನ ಮಾಡಿರುವುದು ಹಾಗೂ ಸಾಲುಗಟ್ಟಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೋವಿಡ್–19 ಪ್ರಕರಣಗಳು ಏರಿಕೆಯಾಗುತ್ತಿರುವ ಸಮಯದಲ್ಲಿ ಇಂಥ ನಡವಳಿಕೆಗಳಿಂದ ಇನ್ನಷ್ಟು ಅಪಾಯ ಎದುರಾಗಬಹುದೆಂದು ಹಲವು ಮಂದಿ ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ನಿಜಾಮುದ್ದೀನ್ ಮರ್ಕಜ್‌ನಲ್ಲಿ ನಡೆದಿದ್ದ ಧಾರ್ಮಿಕ ಸಭೆಗೆ ಹೋಲಿಸಿ ವಿಶ್ಲೇಷಣೆ ಮಾಡಿದ್ದಾರೆ. ಕಳೆದ ವರ್ಷ ನಿಷೇದಾಜ್ಞೆಯ ನಡುವೆಯೂ ನೂರಾರು ಮಂದಿ ಮರ್ಕಜ್‌ನಲ್ಲಿ ಸೇರಿದ್ದರು ಹಾಗೂ ತಬ್ಲಿಗಿ ಜಮಾತ್‌ನ ಹಲವು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು.

ಯೋಗಿ, ಅಖಿಲೇಶ್‌ಗೆ ಕೋವಿಡ್ ದೃಢ

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಅವರಿಗೆ ಕೋವಿಡ್ ದೃಢಪಟ್ಟಿದೆ.

ಒಡಿಶಾದ ಪಿಪಿಲಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅಜಿತ್ ಮಂಗರಾಜ ಅವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಈ ಕ್ಷೇತ್ರಕ್ಕೆ ಏ.17ರಂದು ಮತದಾನ ನಿಗದಿಯಾಗಿದೆ.

10 ರಾಜ್ಯಗಳಲ್ಲೇ ಹೆಚ್ಚು: ಈವರೆಗೆ ದೃಢಪಟ್ಟ ಪ್ರಕರಣಗಳಲ್ಲಿ ಶೇ 82ರಷ್ಟು ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿಯೇ ಇವೆ. ಮಹಾರಾಷ್ಟ್ರದಲ್ಲಿ ಅತ್ಯಂತ ಹೆಚ್ಚು ಪ್ರಕರಣಗಳಿವೆ. ಬುಧವಾರ ಬೆಳಿಗ್ಗೆ 8 ಗಂಟೆಯವರೆಗಿನ 24 ತಾಸುಗಳಲ್ಲಿ 1.84 ಲಕ್ಷ ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ ಮಹಾರಾಷ್ಟ್ರವೊಂದರಲ್ಲೇ 60,212 ಪ್ರಕರಣ ಕಂಡುಬಂದಿವೆ.



ಎನ್‌ಇಸಿಸಿ ಸೂಚಿಸಿರುವ ಮೊಟ್ಟೆ ಧಾರಣೆ

ಬೆಂಗಳೂರು	
100 ಮೊಟ್ಟೆಗೆ	₹495
12 ಮೊಟ್ಟೆಗೆ	₹66
ಮೈಸೂರು	
100 ಮೊಟ್ಟೆಗೆ	₹502

ಖಾದ್ಯ ತೈಲ ಮುಂಬೈ

(10 ಕೆಜಿಗೆ)	
ಶೇಂಗಾ (ರಿಫೈನ್ಡ್)	₹1595 (–)
ಸೋಯಾ (ರಿಫೈನ್ಡ್)	₹1347 (–)
ಸೂರ್ಯಕಾಂತಿ (ರಿಫೈನ್ಡ್)	₹1670 (–)
ಪಾಮೋಲಿನ್	₹1262 (–)

ಮುಂಬೈ ಧಾರಣೆ

ಶೇಂಗಾ
14-04-2021

ಜಾವಾ 70/80(ಹೊಸ)	10250-10300
ಜಾವಾ 80/90(ಹೊಸ)	9750-9800
ದಪ್ಪ ಮಧ್ಯಪ್ರದೇಶ(ಹೊಸ)	10000-11100
ದಪ್ಪ ಗುಜರಾತ್(ಹೊಸ)	8800-8900

ಶೇಂಗಾ ಎಣ್ಣೆ (10 ಕೆಜಿಗೆ)

ಕಚ್ಚಾ (ತೆರಿಗೆ ಬಿಟ್ಟು)	1605 (-)
ಒಂದು ವಾರದ ಡೆಲಿವರಿ	1600 (-)
ಸೋಯಾ ಕಚ್ಚಾ	1322 (-)
ಪಾಮ್ ವಾರದ ಡೆಲಿವರಿ	1260 (-)
ಸೂರ್ಯಕಾಂತಿ ಎಣ್ಣೆ ಕಚ್ಚಾ	1630 (-)

ಚಿನ್ನ- ಬೆಳ್ಳಿ (ಜಿಎಸ್‌ಟಿ ಸೇರಿಲ್ಲ)

ಅಪರಂಜಿ ಚಿನ್ನ 10ಗ್ರಾಂ
46,500 (-)
ಬೆಳ್ಳಿ ಕೆ.ಜಿ
67,500 (-)

ಕೋವಿಡ್ ಲಸಿಕೆ ಪಡೆದವರಿಗೆ ಹೆಚ್ಚು ಬಡ್ಡಿ!

ಬೆಂಗಳೂರು: ಕೋವಿಡ್–19 ಲಸಿಕೆ ಹಾಕಿಸಿಕೊಳ್ಳುವುದನ್ನು ಉತ್ತೇಜಿಸುವ ಗುರಿಯೊಂದಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ನಿಶ್ಚಿತ ಠೇವಣಿ ಯೋಜನೆಯೊಂದನ್ನು ಘೋಷಿಸಿದೆ.

ಲಸಿಕೆ ಹಾಕಿಸಿಕೊಂಡವರಿಗೆ ಈ ಯೋಜನೆಯ ಅಡಿಯಲ್ಲಿ ಮಾಮೂಲಿ ಬಡ್ಡಿ ದರಕ್ಕಿಂತ ಹೆಚ್ಚುವರಿಯಾಗಿ ಶೇಕಡ 0.25ರಷ್ಟು ಬಡ್ಡಿ ಸಿಗಲಿದೆ. 'ಇಮ್ಯೂನ್ ಇಂಡಿಯಾ ಡೆಪಾಸಿಟ್ ಸ್ಕೀಂ' ಹೆಸರಿನ ಈ ಯೋಜನೆಯ ಅವಧಿಯು 1,111 ದಿನಗಳು. ಇದು ಸೀಮಿತ ಅವಧಿಯ ಯೋಜನೆ ಎಂದು ಬ್ಯಾಂಕ್ ಹೇಳಿದೆ.

ಯೋಜನೆಯ ಅಡಿಯಲ್ಲಿ ಹಿರಿಯ ನಾಗರಿಕರಿಗೆ ಮಾಮೂಲಿ ಬಡ್ಡಿ ದರಕ್ಕಿಂತ ಹೆಚ್ಚುವರಿಯಾಗಿ ಶೇ 0.50ರಷ್ಟು ಬಡ್ಡಿ ಸಿಗಲಿದೆ ಎಂದು ಬ್ಯಾಂಕ್ ಟ್ವೀಟ್ ಮಾಡಿದೆ.

ಶೇ 4ರಷ್ಟು ತಗ್ಗಿದ ಎಸ್‌ಐಪಿ ಮೊತ್ತ

ನವದೆಹಲಿ (ಪಿಟಿಐ): 2020–21ನೆಯ ಆರ್ಥಿಕ ವರ್ಷದಲ್ಲಿ ಮ್ಯೂಚುವಲ್ ಫಂಡ್ ಕಂಪನಿಗಳು ವ್ಯವಸ್ಥಿತ ಹೂಡಿಕೆ ಯೋಜನೆಗಳ (ಎಸ್‌ಐಪಿ) ಮೂಲಕ ಸಂಗ್ರಹಿಸಿದ ಹಣದ ಪ್ರಮಾಣದಲ್ಲಿ ಶೇಕಡ 4ರಷ್ಟು ಇಳಿಕೆ ಆಗಿದೆ.

ಇನ್ಫೊಸಿಸ್ ಲಾಭ ಶೇ 17.5ರಷ್ಟು ಹೆಚ್ಚಳ

ನವದೆಹಲಿ (ಪಿಟಿಐ): ಐ.ಟಿ. ಕ್ಷೇತ್ರದ ಪ್ರಮುಖ ಕಂಪನಿಯಾದ ಇನ್ಫೊಸಿಸ್‌ನ ನಿವ್ವಳ ಲಾಭದ ಪ್ರಮಾಣವು ಮಾರ್ಚ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಶೇಕಡ 17.5ರಷ್ಟು ಹೆಚ್ಚಳ ಆಗಿದೆ. ಅಲ್ಲದೆ, ಪ್ರತಿ ಷೇರಿಗೆ ₹ 1,750ರಂತೆ ಗರಿಷ್ಠ ₹ 9,200 ಕೋಟಿ ಮೌಲ್ಯದ ಷೇರುಗಳನ್ನು ಮರು ಖರೀದಿ ಮಾಡುವುದಾಗಿ ಘೋಷಣೆ ಮಾಡಿದೆ.

ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 5,076 ಕೋಟಿ ಲಾಭ ಗಳಿಸಿದೆ. 2020ರ ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯ ಲಾಭವು ₹ 4,321 ಕೋಟಿ ಆಗಿತ್ತು.

2021ರ ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯ ಆದಾಯದಲ್ಲಿ ಶೇ 13.1ರಷ್ಟು ಹೆಚ್ಚಳ ಆಗಿದೆ. ಮಾರ್ಚ್ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ಕಂಪನಿಯು ಒಟ್ಟು ₹ 19,351 ಕೋಟಿ ಲಾಭ ಗಳಿಸಿದೆ.

ಷೇರು ಮರುಖರೀದಿ ಮಾತ್ರವೇ ಅಲ್ಲದೆ, ಪ್ರತಿ ಷೇರಿಗೆ ₹ 15ರಂತೆ, ₹ 6,400 ಕೋಟಿಯನ್ನು ಅಂತಿಮ ಡಿವಿಡೆಂಡ್ ರೂಪದಲ್ಲಿ ಷೇರುದಾರರಿಗೆ ಮರಳಿಸುವ ಶಿಫಾರಸನ್ನು ಕಂಪನಿಯ ಆಡಳಿತ ಮಂಡಳಿಯು ಮಾಡಿದೆ.

ಎನ್‌ಎಫ್‌ಎಲ್, ಆರ್‌ಸಿಎಫ್ ಷೇರು ಮಾರಾಟ

ನವದೆಹಲಿ (ಪಿಟಿಐ): ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (ಎನ್‌ಎಫ್‌ಎಲ್) ಕಂಪನಿಯಲ್ಲಿನ ಶೇಕಡ 20ರಷ್ಟು ಷೇರುಗಳನ್ನು ಹಾಗೂ ರಾಷ್ಟ್ರೀಯ ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಸರ್ಸ್ (ಆರ್‌ಸಿಎಫ್) ಕಂಪನಿಯಲ್ಲಿನ ಶೇ 10ರಷ್ಟು ಷೇರುಗಳನ್ನು ಇದೇ ಆರ್ಥಿಕ ವರ್ಷದಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಕೇಂದ್ರವು ಎನ್‌ಎಫ್‌ಎಲ್‌ನಲ್ಲಿ ಶೇ 74.71ರಷ್ಟು, ಆರ್‌ಸಿಎಫ್‌ನಲ್ಲಿ ಶೇ 75ರಷ್ಟು ಷೇರು ಹೊಂದಿದೆ. ಎನ್‌ಎಫ್‌ಎಲ್‌ನ ಆಸ್ತಿ ಮೌಲ್ಯ ₹ 2,117 ಕೋಟಿ. ಇದು 2020–21ರಲ್ಲಿ ₹ 198 ಕೋಟಿ ಲಾಭ ಗಳಿಸಿತ್ತು.

ಆರ್‌ಸಿಎಫ್ ಕಂಪನಿಯ ಆಸ್ತಿ ಮೌಲ್ಯ ₹ 3,186 ಕೋಟಿ. ಇದು 2019–20ರಲ್ಲಿ ₹ 208 ಕೋಟಿ ಲಾಭ ದಾಖಲಿಸಿತ್ತು. ಎನ್‌ಎಫ್‌ಎಲ್ ಷೇರು ಮಾರಾಟದಿಂದ ₹ 500 ಕೋಟಿ, ಆರ್‌ಸಿಎಫ್ ಷೇರು ಮಾರಾಟದಿಂದ ₹ 400 ಕೋಟಿ ಕೇಂದ್ರದ ಬೊಕ್ಕಸಕ್ಕೆ ಬರುವ ನಿರೀಕ್ಷೆ ಇದೆ.

'ಲಾಕ್‌ಡೌನ್: ಪ್ರತಿವಾರ ₹ 9 ಸಾವಿರ ಕೋಟಿ ನಷ್ಟ'

ಮುಂಬೈ (ಪಿಟಿಐ): ಆರ್ಥಿಕ ವ್ಯವಸ್ಥೆಯ ಪ್ರಮುಖ ಕೇಂದ್ರಗಳಲ್ಲಿ ಜಾರಿಗೆ ತರುತ್ತಿರುವ ಲಾಕ್‌ಡೌನ್‌ನಿಂದಾಗಿ ಅರ್ಥ ವ್ಯವಸ್ಥೆಗೆ ಪ್ರತಿ ವಾರ ಅಂದಾಜು ಸರಾಸರಿ ₹ 9 ಸಾವಿರ ಕೋಟಿ (1.25 ಬಿಲಿಯನ್ ಅಮೆರಿಕನ್ ಡಾಲರ್) ನಷ್ಟ ಆಗಬಹುದು ಎಂದು ವರದಿಯೊಂದು ಹೇಳಿದೆ. ಅಲ್ಲದೆ, ಈ ನಿರ್ಬಂಧಗಳಿಂದಾಗಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರವು ಶೇಕಡ 1.4ರಷ್ಟು ಕಡಿಮೆ ಆಗಬಹುದು ಎಂದು ಕೂಡ ವರದಿಯು ಹೇಳಿದೆ.

ಈಗ ಜಾರಿಗೆ ಬಂದಿರುವ ನಿರ್ಬಂಧಗಳು ಮೇ ತಿಂಗಳ ಕೊನೆಯವರೆಗೂ ಜಾರಿಯಲ್ಲಿ ಇದ್ದರೆ ಆರ್ಥಿಕ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಆಗುವ ನಷ್ಟವು ₹ 78.91 ಸಾವಿರ ಕೋಟಿ (10.5 ಬಿಲಿಯನ್ ಅಮೆರಿಕನ್ ಡಾಲರ್) ಆಗಬಹುದು ಎಂದು ಬ್ರಿಟನ್ನಿನ ಬ್ರೋಕರೇಜ್ ಸಂಸ್ಥೆ ಬರ್ಕ್‌ಲೇಸ್ ಅಂದಾಜಿಸಿದೆ.

ದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆಯು ಜಾಸ್ತಿ ಆಗುತ್ತಿರುವ ಕಾರಣ ಮಹಾರಾಷ್ಟ್ರ ರಾಜ್ಯದಲ್ಲಿ, ದೆಹಲಿಯಲ್ಲಿ ಜನರ ಸಂಚಾರದ ಮೇಲೆ, ಆರ್ಥಿಕ ಚಟುವಟಿಕೆಗಳ ಮೇಲೆ ನಿರ್ಬಂಧ ಹೇರಲಾಗಿದೆ.



ಸಾಂದರ್ಭಿಕ ಚಿತ್ರ (ಚಿತ್ರ: ಪಿಟಿಐ)

ದೇಶದಲ್ಲಿ ಬಹುತೇಕ ಕೋವಿಡ್–19 ಪ್ರಕರಣಗಳು ಎಂಟು ರಾಜ್ಯಗಳಿಂದ ವರದಿ ಆಗುತ್ತಿವೆ. ಈ ಎಂಟು ರಾಜ್ಯಗಳ ಪೈಕಿ ಬಹುತೇಕ ರಾಜ್ಯಗಳು ಆರ್ಥಿಕವಾಗಿ ಹೆಚ್ಚು ಚಟುವಟಿಕೆಯಿಂದ ಕೂಡಿರುವಂಥವೂ ಹೌದು. ಹಾಗಾಗಿಯೇ, ಈ ರಾಜ್ಯಗಳಲ್ಲಿ ಜಾರಿಗೆ ಬರುವ ನಿರ್ಬಂಧಗಳು ಅರ್ಥ ವ್ಯವಸ್ಥೆಯ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತವೆ.

ಆರ್ಥಿಕ ಚಟುವಟಿಕೆಯ ಕೇಂದ್ರಗಳಲ್ಲಿ ಲಾಕ್‌ಡೌನ್, ಜನರ ಸಂಚಾರದ ಮೇಲೆ ನಿರ್ಬಂಧ, ರಾತ್ರಿ ಕರ್ಫ್ಯೂನಂತಹ ಕ್ರಮಗಳನ್ನು ಕಳೆದ ಕೆಲವು ದಿನಗಳಿಂದ ಜಾರಿಗೆ ತರುತ್ತಿರುವ ಕಾರಣದಿಂದಾಗಿ ಪ್ರತಿ ವಾರ ₹ 9 ಸಾವಿರ ಕೋಟಿ ನಷ್ಟ ಉಂಟಾಗಬಹುದು. ನಷ್ಟದ ಮೊತ್ತ ₹ 3.9 ಸಾವಿರ ಕೋಟಿ ಮಾತ್ರ ಎಂದು ವಾರದ ಹಿಂದೆ ಅಂದಾಜಿಸಲಾಗಿತ್ತು.

ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಕೋವಿಡ್–19 ಪ್ರಕರಣಗಳು ಜಾಸ್ತಿ ಆಗುತ್ತಿವೆ. ದೇಶದ ಶೇಕಡ 60ರಷ್ಟು ಅರ್ಥ ವ್ಯವಸ್ಥೆಯು ಈಗ ಒಂದಲ್ಲ ಒಂದು ಬಗೆಯ ಸಂಚಾರ ನಿರ್ಬಂಧಕ್ಕೆ ಒಳಪಟ್ಟಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

2021–22ನೇ ಹಣಕಾಸು ವರ್ಷದಲ್ಲಿ ಭಾರತದ ಅರ್ಥ ವ್ಯವಸ್ಥೆಯು ಶೇಕಡ 11ರಷ್ಟು ಬೆಳವಣಿಗೆ ಸಾಧಿಸಲಿದೆ ಎಂದು ಈ ಹಿಂದೆ ಹೇಳಿದ್ದನ್ನು ಬರ್ಕ್‌ಲೇಸ್‌ನ ಅರ್ಥಶಾಸ್ತ್ರಜ್ಞರು ಪುನರುಚ್ಚರಿಸಿದ್ದಾರೆ. ಆದರೆ, ನಿರ್ಬಂಧಗಳನ್ನು ಇನ್ನಷ್ಟು ಬಿಗಿಗೊಳಿಸಿದರೆ ಅಥವಾ ಆರ್ಥಿಕತೆಯ ಇನ್ನಷ್ಟು ಕೇಂದ್ರಗಳಲ್ಲಿ ನಿರ್ಬಂಧಗಳು ಜಾರಿಗೆ ಬಂದರೆ ಜಿಡಿಪಿ ಬೆಳವಣಿಗೆ ಕಡಿಮೆ ಆಗುವ ಅಪಾಯವೂ ಇದೆ ಎಂದು ಅವರು ಎಚ್ಚರಿಸಿದ್ದಾರೆ.

ಲಾಕ್‌ಡೌನ್ ಇಲ್ಲ: ನಿರ್ಮಲಾ ಸ್ಪಷ್ಟನೆ

ನವದೆಹಲಿ (ಪಿಟಿಐ): ದೇಶದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚಳ ಆಗುತ್ತಿದ್ದರೂ ಕೇಂದ್ರ ಸರ್ಕಾರವು ದೊಡ್ಡ ಪ್ರಮಾಣದಲ್ಲಿ ಲಾಕ್‌ಡೌನ್ ಜಾರಿಗೊಳಿಸುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ಲಾಕ್‌ಡೌನ್ ಬದಲಿಗೆ, ಸ್ಥಳೀಯ ಮಟ್ಟದಲ್ಲಿ ಕಂಟೈನ್‌ಮೆಂಟ್ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ವಿಶ್ವ ಬ್ಯಾಂಕ್ ಪ್ರಮುಖರ ಜೊತೆ ಮಂಗಳವಾರ ನಡೆದ ವರ್ಚುವಲ್ ಸಭೆಯಲ್ಲಿ ನಿರ್ಮಲಾ ಅವರು ಈ ವಿಚಾರ ತಿಳಿಸಿದ್ದಾರೆ. 'ಎರಡನೆಯ ಅಲೆ ಶುರುವಾಗಿದ್ದರೂ, ನಾವು ದೊಡ್ಡ ಪ್ರಮಾಣದಲ್ಲಿ ಲಾಕ್‌ಡೌನ್ ಜಾರಿಗೆ ತರಬಾರದು ಎಂಬ ಸ್ಪಷ್ಟ ನಿಲುವು ಹೊಂದಿದ್ದೇವೆ. ಕೊರೊನಾ ಸೋಂಕಿಗೆ ತುತ್ತಾದವರನ್ನು ಸ್ಥಳೀಯವಾಗಿ ಪ್ರತ್ಯೇಕವಾಸಕ್ಕೆ ಒಳಪಡಿಸುವ ಕ್ರಮದ ಮೂಲಕ ಎರಡನೆಯ ಅಲೆಯನ್ನು ಎದುರಿಸಲಾಗುವುದು. ಲಾಕ್‌ಡೌನ್ ಖಂಡಿತ ಇರುವುದಿಲ್ಲ' ಎಂದು ನಿರ್ಮಲಾ ಹೇಳಿದ್ದಾರೆ.



ವಾರ್ನರ್–ಮನೀಷ್ ಪಾಂಡೆ ಹೋರಾಟ ವ್ಯರ್ಥ; 100ನೇ ಟಿ20 ಪಂದ್ಯ ಆಡಿದ ವಿಜಯಶಂಕರ್

ಹೈದರಾಬಾದ್ 'ಚಾಲೆಂಜ್' ಮೀರಿದ ಆರ್‌ಸಿಬಿ

ಚೆನ್ನೈ (ಪಿಟಿಐ): ಸಾಧಾರಣ ಮೊತ್ತ ಕಲೆ ಹಾಕಿದರೂ ಬೌಲಿಂಗ್‌ನಲ್ಲಿ ಎದುರಾಳಿಗಳನ್ನು ಕಂಗೆಡಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಅಮೋಘ ಜಯ ಸಾಧಿಸಿತು. ಬುಧವಾರ ರಾತ್ರಿ ಇಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಆರು ರನ್‌ಗಳಿಂದ ಮಣಿಸಿದ ಆರ್‌ಸಿಬಿ ಸತತ ಎರಡು ಜಯದೊಂದಿಗೆ ಲೀಗ್‌ನ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್‌ಸಿಬಿಯ ಪ್ರಮುಖ ಬ್ಯಾಟ್ಸ್‌ಮನ್‌ಗಳು ನಿರೀಕ್ಷೆಗೆ ತಕ್ಕಂತೆ ಆಡಲಿಲ್ಲ. ಆದರೆ ಗ್ಲೆನ್ ಮ್ಯಾಕ್ಸ್‌ವೆಲ್ (59; 41 ಎಸೆತ, 5 ಬೌಂಡರಿ, 3 ಸಿಕ್ಸರ್) ಏಕಾಂಗಿ ಹೋರಾಟದ ಮೂಲಕ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ನಾಯಕ ವಿರಾಟ್ ಕೊಹ್ಲಿ (33; 29 ಎಸೆತ, 4 ಬೌಂಡರಿ) ಹೋರಾಡಿದರೆ ಉಳಿದವರೆಲ್ಲರೂ ನಿರೀಕ್ಷೆ ಹುಸಿಗೊಳಿಸಿದರು.

150 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ನಾಯಕ ಡೇವಿಡ್ ವಾರ್ನರ್ (54; 37 ಎ, 7 ಬೌಂ, 1 ಸಿ) ಮತ್ತು ಮೂರನೇ ಕ್ರಮಾಂಕದ ಮನೀಷ್ ಪಾಂಡೆ (38; 39 ಎ, 2 ಬೌಂ, 2 ಸಿ) 83 ರನ್‌ಗಳ ಜೊತೆಯಾಟವಾಡಿ ಭರವಸೆ ಮೂಡಿಸಿದರು. ಇವರಿಬ್ಬರ ವಿಕೆಟ್ ಕಳೆದುಕೊಂಡ ನಂತರ ತಂಡ ಸೋಲಿನತ್ತ ಸಾಗಿತು.

ಕೊನೆಯ ಓವರ್‌ಗಳಲ್ಲಿ ಅಮೋಘ ಸಾಮರ್ಥ್ಯ ಪ್ರದರ್ಶಿಸಿದ ಆರ್‌ಸಿಬಿ ಬೌಲರ್‌ಗಳು ಹೈದರಾಬಾದ್ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕಿ ಗೆಲುವಿನ ತೋರಣ ಕಟ್ಟಿದರು. ಒಂಬತ್ತು ವಿಕೆಟ್‌ಗಳಿಗೆ 143 ರನ್ ಗಳಿಸಿ ವಾರ್ನರ್ ಬಳಗ ಸೋಲೊಪ್ಪಿಕೊಂಡಿತು.

ಕೋವಿಡ್ ಸೋಂಕಿನಿಂದ ಗುಣಮುಖರಾಗಿ ತಂಡ ಸೇರಿಕೊಂಡಿರುವ ಕರ್ನಾಟಕದ ದೇವದತ್ತ ಪಡಿಕ್ಕಲ್ ನಾಯಕ ವಿರಾಟ್ ಕೊಹ್ಲಿ ಜೊತೆ ಬೆಂಗಳೂರು ತಂಡದ ಇನಿಂಗ್ಸ್ ಆರಂಭಿಸಿದರು. ಮೊದಲ ಪಂದ್ಯದಲ್ಲಿ ಕೊಹ್ಲಿ ಜೊತೆ ಕಣಕ್ಕೆ ಇಳಿದಿದ್ದ ವಾಷಿಂಗ್ಟನ್ ಸುಂದರ್ ಅವರನ್ನು ಕೆಳಕ್ರಮಾಂಕದಲ್ಲಿ ಕಳುಹಿಸಲಾಗಿತ್ತು. ಪಿಂಚ್ ಹಿಟ್ಟರ್ ರೂಪದಲ್ಲಿ ಶಹಬಾಜ್ ಅಹಮ್ಮದ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಕಳುಹಿಸಲು ನಿರ್ಧರಿಸಲಾಗಿತ್ತು.

ಮೂರನೇ ಓವರ್‌ನಲ್ಲಿ ದೇವದತ್ತ ವಿಕೆಟ್ ಗಳಿಸಿದ ಭುವನೇಶ್ವರ್ ಕುಮಾರ್ ಹೈದರಾಬಾದ್ ತಂಡದಲ್ಲಿ ಸಂಭ್ರಮ ಮೂಡಿಸಿದರು. ಆರ್‌ಸಿಬಿಯ ಮೊದಲ ಸಿಕ್ಸರ್ ಐದನೇ ಓವರ್‌ನಲ್ಲಿ ಶಹಬಾಜ್ ಅವರ ಬ್ಯಾಟಿನಿಂದ ಬಂತು. ಆದರೆ ಏಳನೇ ಓವರ್‌ನಲ್ಲಿ ಡೀಪ್ ಸ್ಕ್ವೇರ್‌ನಲ್ಲಿದ್ದ ರಶೀದ್ ಖಾನ್ ಪಡೆದ ಮೋಹಕ ಕ್ಯಾಚ್‌ಗೆ ಶಹಬಾಜ್ ಬಲಿಯಾದರು. ಮ್ಯಾಕ್ಸ್‌ವೆಲ್ ಕ್ರೀಸ್‌ಗೆ ಬಂದ ನಂತರ ರನ್ ಗಳಿಕೆಯ ವೇಗ ಹೆಚ್ಚಿತು. ನದೀಮ್ ಹಾಕಿದ 11ನೇ ಓವರ್‌ನಲ್ಲಿ ಮ್ಯಾಕ್ಸ್‌ವೆಲ್ ಮತ್ತು ಕೊಹ್ಲಿ 22 ರನ್ ಕಲೆ ಹಾಕಿದರು.

100ನೇ ಟಿ20 ಪಂದ್ಯ ಆಡಿದ ವಿಜಯಶಂಕರ್ ಪಡೆದ ಮೋಹಕ ಕ್ಯಾಚ್‌ಗೆ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡರು. ಡಿವಿಲಿಯರ್ಸ್ ಮತ್ತು ವಾಷಿಂಗ್ಟನ್ ಕೂಡ ಬೇಗನೇ ಮರಳಿದರು. ಜೆಮೀಸನ್ ಜೊತೆಗೂಡಿ ಮ್ಯಾಕ್ಸ್‌ವೆಲ್ ಇನಿಂಗ್ಸ್ ಕಟ್ಟಿದರು. ಒಂಬತ್ತು ಎಸೆತಗಳಲ್ಲಿ 12 ರನ್ ಗಳಿಸಿದ ಜೆಮೀಸನ್ ಔಟಾದ ಬೆನ್ನಲ್ಲೇ ಮ್ಯಾಕ್ಸ್‌ವೆಲ್ ಅರ್ಧಶತಕ ಪೂರೈಸಿದರು. ಐದು ವರ್ಷಗಳಲ್ಲಿ ಐಪಿಎಲ್‌ನಲ್ಲಿ ಅವರು ಗಳಿಸಿದ ಮೊದಲ ಅರ್ಧಶತಕ ಆಗಿತ್ತು ಇದು. ಇನಿಂಗ್ಸ್‌ನ ಕೊನೆಯ ಎಸೆತದಲ್ಲಿ ಅವರು ವಿಕೆಟ್ ಕಳೆದುಕೊಂಡರು.



ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಬ್ಯಾಟಿಂಗ್ ಶೈಲಿ –ಪಿಟಿಐ ಚಿತ್ರ

ಸ್ಕೋರ್‌ಕಾರ್ಡ್

ರಾಯಲ್ ಚಾಲೆಂಜರ್ಸ್ ಬೆಂಗಳೂರು 8ಕ್ಕೆ 149 (20 ಓವರ್‌ಗಳಲ್ಲಿ)

ವಿರಾಟ್ ಕೊಹ್ಲಿ ಸಿ ವಿಜಯಶಂಕರ್ ಬಿ ಜೇಸನ್ ಹೋಲ್ಡರ್	33
ದೇವದತ್ತ ಪಡಿಕ್ಕಲ್ ಸಿ ಶಹಬಾಜ್ ನದೀಮ್ ಬಿ ಭುವನೇಶ್ವರ್ ಕುಮಾರ್	11
ಶಹಬಾಜ್ ಅಹಮ್ಮದ್ ಸಿ ರಶೀದ್ ಖಾನ್ ಬಿ ಶಹಬಾಜ್ ನದೀಮ್	14
ಗ್ಲೆನ್ ಮ್ಯಾಕ್ಸ್‌ವೆಲ್ ಸಿ ವೃದ್ಧಿಮಾನ್ ಸಹಾ ಬಿ ಜೇಸನ್ ಹೋಲ್ಡರ್	59
ಎಬಿ ಡಿವಿಲಿಯರ್ಸ್ ಸಿ ಡೇವಿಡ್ ವಾರ್ನರ್ ಬಿ ರಶೀದ್ ಖಾನ್	1
ವಾಷಿಂಗ್ಟನ್ ಸುಂದರ್ ಸಿ ಮನೀಷ್ ಪಾಂಡೆ ಬಿ ರಶೀದ್ ಖಾನ್	8
ಡ್ಯಾನ್ ಕ್ರಿಸ್ಟಿಯನ್ ಸಿ ವೃದ್ಧಿಮಾನ್ ಸಹಾ ಬಿ ಟಿ.ನಟರಾಜನ್	1
ಕೈಲ್ ಜೆಮೀಸನ್ ಸಿ ಮನೀಷ್ ಪಾಂಡೆ ಬಿ ಜೇಸನ್ ಹೋಲ್ಡರ್	12
ಹರ್ಷಲ್ ಪಟೇಲ್ ಔಟಾಗದೆ	0
ಇತರ (ಲೆಗ್ ಬೈ 3, ವೈಡ್ 7)	10

ವಿಕೆಟ್ ಪತನ: 1-19 (ದೇವದತ್ತ 2.5), 2-47 (ಶಹಬಾಜ್ ಅಹಮ್ಮದ್ 6.1), 3-91 (ವಿರಾಟ್ 12.1), 4-95 (ಡಿವಿಲಿಯರ್ಸ್ 13.4), 5-105 (ಸುಂದರ್ 15.5), 6-109 (ಕ್ರಿಸ್ಟಿಯನ್ 16.4), 7-136 (ಜೆಮೀಸನ್ 19.1), 8-149 (ಮ್ಯಾಕ್ಸ್‌ವೆಲ್ 19.6)

ಬೌಲಿಂಗ್: ಭುವನೇಶ್ವರ್ ಕುಮಾರ್ 4-0-30-1, ಜೇಸನ್ ಹೋಲ್ಡರ್ 4-0-30-3, ಶಹಬಾಜ್ ನದೀಮ್ 4-0-36-1, ಟಿ.ನಟರಾಜನ್ 4-0-32-1, ರಶೀದ್ ಖಾನ್ 4-0-18-2

ಸನ್‌ರೈಸರ್ಸ್ ಹೈದರಾಬಾದ್ 9ಕ್ಕೆ 143 (20 ಓವರ್‌ಗಳಲ್ಲಿ)

ವೃದ್ಧಿಮಾನ್ ಸಹಾ ಸಿ ಗ್ಲೆನ್ ಮ್ಯಾಕ್ಸ್‌ವೆಲ್ ಬಿ ಮೊಹಮ್ಮದ್ ಸಿರಾಜ್	1
ಡೇವಿಡ್ ವಾರ್ನರ್ ಸಿ ಕ್ರಿಸ್ಟಿಯನ್ ಬಿ ಜೆಮೀಸನ್	54
ಮನೀಷ್ ಪಾಂಡೆ ಸಿ ಹರ್ಷಲ್ ಪಟೇಲ್ ಬಿ ಶಹಬಾಜ್ ಅಹಮ್ಮದ್	38
ಜಾನಿ ಬೆಸ್ಟೊ ಸಿ ಎಬಿ ಡಿವಿಲಿಯರ್ಸ್ ಬಿ ಶಹಬಾಜ್ ಅಹಮ್ಮದ್	12
ಅಬ್ದುಲ್ ಸಮದ್ ಸಿ ಮತ್ತು ಬಿ ಶಹಬಾಜ್ ಅಹಮ್ಮದ್	0
ವಿಜಯಶಂಕರ್ ಸಿ ವಿರಾಟ್ ಕೊಹ್ಲಿ ಬಿ ಹರ್ಷಲ್ ಪಟೇಲ್	3
ಜೇಸನ್ ಹೋಲ್ಡರ್ ಸಿ ಶಹಬಾಜ್ ಅಹಮ್ಮದ್ ಬಿ ಮೊಹಮ್ಮದ್ ಸಿರಾಜ್	4
ರಶೀದ್ ಖಾನ್ ರನೌಟ್ (ಮೊಹಮ್ಮದ್ ಸಿರಾಜ್/ಎಬಿ ಡಿವಿಲಿಯರ್ಸ್)	17
ಭುವನೇಶ್ವರ್ ಕುಮಾರ್ ಔಟಾಗದೆ	2
ಶಹಬಾಜ್ ನದೀಮ್ ಸಿ ಶಹಬಾಜ್ ಅಹಮ್ಮದ್ ಬಿ ಹರ್ಷಲ್ ಪಟೇಲ್	0
ಟಿ.ನಟರಾಜನ್ ಔಟಾಗದೆ	0
ಇತರ (ಬೈ 4, ಲೆಗ್ ಬೈ 2, ನೋಬಾಲ್ 2, ವೈಡ್ 4)	12

ವಿಕೆಟ್ ಪತನ: 1-13 (ಸಹಾ 2.2), 2-96 (ವಾರ್ನರ್ 13.2), 3-115 (ಬೆಸ್ಟೊ 16.1), 4-115 (ಮನೀಷ್ 16.2), 5-116 (ಸಮದ್ 16.6), 6-123 (ವಿಜಯಶಂಕರ್ 17.6), 7-130 (ಹೋಲ್ಡರ್ 18.3), 8-142 (ರಶೀದ್ 19.4), 9-142 (ಶಹಬಾಜ್ ನದೀಮ್ 19.5)

ಬೌಲಿಂಗ್: ಮೊಹಮ್ಮದ್ ಸಿರಾಜ್ 4-1-25-2, ಕೈಲ್ ಜೆಮೀಸನ್ 3-0-30-1, ವಾಷಿಂಗ್ಟನ್ ಸುಂದರ್ 2-0-14-0, ಯಜುವೇಂದ್ರ ಚಾಹಲ್ 4-0-29-0, ಹರ್ಷಲ್ ಪಟೇಲ್ 4-0-25-2, ಡ್ಯಾನ್ ಕ್ರಿಸ್ಟಿಯನ್ 1-0-7-0, ಶಹಬಾಜ್ ಅಹಮ್ಮದ್ 2-0-7-3

ಫಲಿತಾಂಶ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ರನ್‌ಗಳ ಜಯ

ರಾಯಲ್ಸ್‌ಗೆ ಸಂಜು ಮೇಲೆ ನಿರೀಕ್ಷೆ

ಮುಂಬೈ (ಪಿಟಿಐ): ಸಂಜು ಸ್ಯಾಮ್ಸನ್ ಶತಕ ಗಳಿಸಿ ದಾಖಲೆ ಬರೆದರೂ ಜಯದ ಸವಿಯುಣ್ಣಲು ಸಾಧ್ಯವಾಗದ ರಾಜಸ್ಥಾನ್ ರಾಯಲ್ಸ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಮತ್ತೊಂದು ಹಣಾಹಣಿಗೆ ಸಜ್ಜಾಗಿದ್ದು ಡೆಲ್ಲಿ ಕ್ಯಾಪಿಟಲ್ಸ್ ಎದುರು ಗುರುವಾರ ಸೆಣಸಲಿದೆ.

ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಗಾಯಗೊಂಡಿರುವುದರಿಂದ ರಾಜಸ್ಥಾನ್ ರಾಯಲ್ಸ್ ಪಾಳಯದಲ್ಲಿ ಆತಂಕ ಮೂಡಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಅಮೋಘ ಆಟವಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ಭರವಸೆಯಲ್ಲಿದೆ. ಹೊಸ ನಾಯಕ ರಿಷಭ್ ಪಂತ್ ನೇತೃತ್ವದಲ್ಲಿ ಚೆನ್ನೈ ತಂಡವನ್ನು ಡೆಲ್ಲಿ ತನ್ನ ಮೊದಲ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಮಣಿಸಿತ್ತು.

ಸೋಮವಾರ ರಾತ್ರಿ ರನ್ ಮಳೆ ಸುರಿದಿದ್ದ ಪಂದ್ಯದಲ್ಲಿ 222 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ್ದ ರಾಜಸ್ಥಾನ್ ರಾಯಲ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ನಾಲ್ಕು ರನ್‌ಗಳಿಂದ ಸೋತಿತ್ತು. 63 ಎಸೆತಗಳಲ್ಲಿ 119 ರನ್ ಗಳಿಸಿದ್ದ ಸಂಜು ಸ್ಯಾಮ್ಸನ್ ಐಪಿಎಲ್‌ನಲ್ಲಿ ನಾಯಕನಾಗಿ ಕಣಕ್ಕೆ ಇಳಿದ ಮೊದಲ ಪಂದ್ಯದಲ್ಲೇ ಮೂರಂಕಿ ಮೊತ್ತ ದಾಟಿದ ಮೊದಲ ಆಟಗಾರ ಎಂಬ ಶ್ರೇಯಸ್ಸು ತಮ್ಮದಾಗಿಸಿಕೊಂಡಿದ್ದರು. ಹೀಗಾಗಿ ಡೆಲ್ಲಿ ಎದುರಿನ ಪಂದ್ಯದಲ್ಲೂ ತಂಡ ಅವರ ಮೇಲೆ ಭರವಸೆ ಇರಿಸಿಕೊಂಡಿದೆ.

ಬೆನ್ ಸ್ಟೋಕ್ಸ್ ಅನುಪಸ್ಥಿತಿಯಲ್ಲಿ ಜೋಸ್ ಬಟ್ಲರ್, ಶಿವಂ ದುಬೆ ಮತ್ತು ರಿಯಾನ್ ಪರಾಗ್ ಅವರ ಮೇಲೆ ಹೆಚ್ಚು ಹೊರೆ ಬಿದ್ದಿದ್ದು ಯುವ ನಾಯಕನಿಗೆ ಬೆಂಬಲವಾಗಿ ನಿಲ್ಲಬೇಕಾದ ಜವಾಬ್ದಾರಿಯನ್ನು ನಿಭಾಯಿಸಬೇಕಾಗಿದೆ. ಕಳೆದ ಪಂದ್ಯದಲ್ಲಿ ಬಟ್ಲರ್ (25), ದುಬೆ (23), ಪರಾಗ್ (25) ಮತ್ತು ಮನನ್ ವೊಹ್ರಾ (12) ಉತ್ತಮ ಆರಂಭ ಕಂಡಿದ್ದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಬ್ಯಾಟಿಂಗ್ ವಿಭಾಗ ಮೊದಲ ಪಂದ್ಯದಲ್ಲಿ ನಿರೀಕ್ಷೆ ಮೂಡಿಸಿದ್ದರೂ ಬೌಲರ್‌ಗಳ ನೀರಸ ಪ್ರದರ್ಶನ ತಂಡದ ಆಡಳಿತಕ್ಕೆ ನಿರಾಸೆ ಉಂಟುಮಾಡಿದೆ.

ಕಳೆದ ಆವೃತ್ತಿಯ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿಯೂ ಉತ್ತಮ ಆರಂಭ ಕಂಡಿದೆ. ಸವಾಲಿನ ಮೊತ್ತ ಬೆನ್ನತ್ತಿದ್ದರೂ ಶಿಖರ್ ಧವನ್ ಮತ್ತು ಪೃಥ್ವಿ ಶಾ ಸೊಗಸಾದ ಶತಕದ ಜೊತೆಯಾಟವಾಡಿದ್ದರು. ಕ್ರಿಸ್ ವೋಕ್ಸ್, ಆವೇಶ್ ಖಾನ್ ಮತ್ತು ರಿಷಭ್ ಪಂತ್ ಕೂಡ ತಮ್ಮ ಜವಾಬ್ದಾರಿಯನ್ನು ಚೆನ್ನಾಗಿ ನಿಭಾಯಿಸಿದ್ದಾರೆ.

ಮುಖಾಮುಖಿ ಪಂದ್ಯಗಳು 22

ರಾಜಸ್ಥಾನ್ ಜಯ	11
ಡೆಲ್ಲಿ ಗೆಲುವು	11

	ಗರಿಷ್ಠ ಮೊತ್ತ	ಕನಿಷ್ಠ ಮೊತ್ತ
ರಾಜಸ್ಥಾನ್	201	115
ಡೆಲ್ಲಿ	196	60


ಪಂದ್ಯ ಆರಂಭ ಸಂಜೆ 7.30

ಲೈವ್: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್

ಭ್ರಷ್ಟಾಚಾರ: ಹೀತ್ ಸ್ಟ್ರೀಕ್‌ಗೆ ನಿಷೇಧ

ಪ್ಯಾರಿಸ್ (ಎಎಫ್‌ಪಿ): ಐಪಿಎಲ್‌ನ ಮಾಹಿತಿ ಸೋರಿಕೆ ಸೇರಿದಂತೆ ಭ್ರಷ್ಟಾಚಾರ ಆರೋಪದ ಮೇಲೆ ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ಮೇಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬುಧವಾರ ಎಂಟು ವರ್ಷಗಳ ನಿಷೇಧ ಹೇರಿದೆ. ಇಲ್ಲಿನ ಭ್ರಷ್ಟಾಚಾರ ತಡೆ ನ್ಯಾಯಮಂಡಳಿಯಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ ಸ್ಟ್ರೀಕ್ ತಪ್ಪು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ ಐಸಿಸಿ ತಿಳಿಸಿದೆ.

2016ರಿಂದ 2018ರ ವರೆಗೆ ಜಿಂಬಾಬ್ವೆ ತಂಡದ ಕೋಚ್ ಆಗಿದ್ದ ಸ್ಟ್ರೀಕ್ ಐಸಿಸಿಯ ಭ್ರಷ್ಟಾಚಾರ ತಡೆ ನೀತಿಯ ಐದು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದ್ದು 2029ರ ವರೆಗೆ ನಿಷೇಧ ಜಾರಿಯಲ್ಲಿರುತ್ತದೆ. 47 ವರ್ಷದ ಅವರು 2018ರಲ್ಲಿ ನಡೆದಿದ್ದ ಜಿಂಬಾಬ್ವೆ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ನಡುವಿನ ತ್ರಿಕೋನ ಸರಣಿ, ಜಿಂಬಾಬ್ವೆ–ಅಫ್ಗಾನಿಸ್ಥಾನ ಸರಣಿ, ಐಪಿಎಲ್ ಮತ್ತು ಎಪಿಎಲ್ ಟೂರ್ನಿಗಳ ವೇಳೆ ಮಾಹಿತಿ ಸೋರಿಕೆ ಮಾಡಿದ್ದರು. ರಾಷ್ಟ್ರೀಯ ತಂಡದ ನಾಯಕ ಸೇರಿದಂತೆ ನಾಲ್ವರು ಆಟಗಾರರನ್ನು ಬುಕ್ಕಿಗಳಿಗೆ ಪರಿಚಯ ಮಾಡಿಕೊಟ್ಟ ಆರೋಪವೂ ಅವರ ಮೇಲಿದೆ.



ಹೀತ್ ಸ್ಟ್ರೀಕ್

ಭಾರತದ ವ್ಯಕ್ತಿ ಜೊತೆ ಸಂಪರ್ಕ: ವಿಚಾರಣೆ ವೇಳೆ ಸಮರ್ಪಕ ಮಾಹಿತಿ ನೀಡದೆ ಅಧಿಕಾರಿಗಳ ಹಾದಿ ತಪ್ಪಿಸುವುದಕ್ಕೂ ಅವರು ಪ್ರಯತ್ನಿಸಿದ್ದರು. 2017ರಲ್ಲಿ ಭಾರತದ ವ್ಯಕ್ತಿಯೊಬ್ಬರ ಜೊತೆ ಸ್ಟ್ರೀಕ್ ಸಂಪರ್ಕ ಹೊಂದಿದ್ದರು. ಅವರು 15 ತಿಂಗಳು ಈ ವ್ಯಕ್ತಿ ಜೊತೆ ಮಾಹಿತಿ ವಿನಿಮಯ ಮಾಡಿಕೊಂಡಿದ್ದರು. ಬೆಟ್ಟಿಂಗ್‌ನಲ್ಲಿ ಸಕ್ರಿಯನಾಗಿದ್ದ ಆ ವ್ಯಕ್ತಿ ಸ್ಟ್ರೀಕ್ ಅವರ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದುಕೊಂಡು ಹಣವನ್ನೂ ನೀಡಿದ್ದಾರೆ.

ವೇಗದ ಬೌಲರ್ ಸ್ಟ್ರೀಕ್ 65 ಟೆಸ್ಟ್ ಪಂದ್ಯಗಳಲ್ಲಿ 216 ವಿಕೆಟ್ ಉರುಳಿಸಿದ್ದರು. 189 ಏಕದಿನ ಪಂದ್ಯಗಳಲ್ಲಿ 239 ವಿಕೆಟ್ ಪಡೆದಿದ್ದರು. 2005ರಲ್ಲಿ ನಿವೃತ್ತರಾಗಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ ನೂರಕ್ಕೂ ಹೆಚ್ಚು ವಿಕೆಟ್ ಗಳಿಸಿರುವ ಜಿಂಬಾಬ್ವೆಯ ಏಕೈಕ ಬೌಲರ್ ಆಗಿದ್ದಾರೆ ಅವರು. ಬಾಂಗ್ಲಾ ತಂಡದ ಕೋಚ್ ಕೂಡ ಆಗಿದ್ದ ಅವರು ಐಪಿಎಲ್‌ನಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಬೌಲಿಂಗ್ ಕೋಚ್ ಆಗಿಯೂ ಕಾರ್ಯನಿರ್ವಹಿಸಿದ್ದರು.

ಕಬಡ್ಡಿ: ಕರ್ನಾಟಕಕ್ಕೆ ಸತತ ಜಯ

ಬೆಂಗಳೂರು: ರಾಜ್ಯ ಕಬಡ್ಡಿ ತಂಡ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಚಾಂಪಿಯನ್‌ಷಿಪ್‌ನಲ್ಲಿ ಸತತ ಎರಡು ಜಯ ಗಳಿಸಿತು.

ಮಂಗಳವಾರ ತಮಿಳುನಾಡು ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಕರ್ನಾಟಕ 35–32ರಲ್ಲಿ ಗೆಲುವು ಸಾಧಿಸಿತು. ರೈಡಿಂಗ್‌ನಲ್ಲೂ ಟ್ಯಾಕ್ಲಿಂಗ್‌ನಲ್ಲೂ ಅಮೋಘ ಸಾಮರ್ಥ್ಯ ತೋರಿದ ತಂಡ ಎದುರಾಳಿಗಳ ಸವಾಲನ್ನು ದಿಟ್ಟವಾಗಿ ಎದುರಿಸಿತು.ರೈಡಿಂಗ್‌ನಲ್ಲಿ 19 ಮತ್ತು ಟ್ಯಾಕ್ಲಿಂಗ್‌ನಲ್ಲಿ 10 ಪಾಯಿಂಟ್ ಗಳಿಸಿದ ಕರ್ನಾಟಕ ಮಹತ್ವದ ನಾಲ್ಕು ಆಲೌಟ್ ಪಾಯಿಂಟ್‌ಗಳನ್ನು ಕಲೆ ಹಾಕಿತ್ತು. ಬುಧವಾರದ ಪಂದ್ಯದಲ್ಲಿ ರಾಜ್ಯ ತಂಡ ಒಡಿಶಾವನ್ನು 33–11ರಲ್ಲಿ ಮಣಿಸಿತು.

ಪ್ಲೇ ಆಫ್ಸ್‌ಗೆ ಬಿಎಫ್‌ಸಿ ತಂಡ

ಬ್ಯಾಂಬೋಲಿಮ್ (ಪಿಟಿಐ): ಬೆಂಗಳೂರು ಫುಟ್‌ಬಾಲ್ ಕ್ಲಬ್ (ಬಿಎಫ್‌ಸಿ) ತಂಡವು ನೇಪಾಳದ ತ್ರಿಭುವನ್ ಆರ್ಮಿ ಎಫ್‌ಸಿ ತಂಡವನ್ನು ಸುಲಭವಾಗಿ ಮಣಿಸಿ ಎಎಫ್‌ಸಿ ಕಪ್ ಪ್ರಿಲಿಮನರಿ ಎರಡನೇ ಹಂತದ ಟೂರ್ನಿಯಲ್ಲಿ ಪ್ಲೇ ಆಫ್ಸ್ ಪ್ರವೇಶಿಸಿತು.

ಬುಧವಾರ ನಡೆದ ಪಂದ್ಯದಲ್ಲಿ 5–0ಯಿಂದ ಬಿಎಫ್‌ಸಿ ಗೆದ್ದಿತು. ತಂಡದ ಪರ ರಾಹುಲ್ ಭೆಕೆ ಹಾಗೂ ಕ್ಲೇಟನ್ ಸಿಲ್ವಾ ತಲಾ ಎರಡು ಗೋಲು ಹೊಡೆದರು. ನಾಯಕ ಸುನಿಲ್ ಚೆಟ್ರಿ ಒಂದು ಬಾರಿ ಚೆಂಡನ್ನು ಗೋಲುಪೆಟ್ಟಿಗೆಗೆ ಸೇರಿಸಿದರು.



ರಾಹುಲ್ ಭೆಕೆ

ಈಜು: ಭಾರತಕ್ಕೆ ಹತ್ತು ಪದಕ

ತಾಷ್ಕೆಂಟ್, ಉಜ್ಬೆಕಿಸ್ತಾನ (ಪಿಟಿಐ): ಭಾರತದ ಈಜುಪಟುಗಳು ಇಲ್ಲಿ ನಡೆಯುತ್ತಿರುವ ಒಲಿಂಪಿಕ್ ಅರ್ಹತಾ ಈಜು ಚಾಂಪಿಯನ್‌ಷಿಪ್‌ನಲ್ಲಿ ಬುಧವಾರ 10 ಪದಕಗಳನ್ನು ಗೆದ್ದರು.

ಸಾಜನ್ ಪ್ರಕಾಶ್ 200 ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನ ಗೆದ್ದರು. ಇದೇ ವಿಭಾಗದಲ್ಲಿ ತನಿಷ್ ಜಾರ್ಜ್ ಮ್ಯಾಥ್ಯು ಕಂಚು ತಮ್ಮದಾಗಿಸಿಕೊಂಡರು. ಮಹಿಳೆಯರ 200 ಮೀ. ಬ್ಯಾಕ್‌ಸ್ಟ್ರೋಕ್ ಸ್ಪರ್ಧೆಯಲ್ಲಿ ಕರ್ನಾಟಕದ ಸುವನಾ ಭಾಸ್ಕರ್ ಚಿನ್ನ ಗೆದ್ದುಕೊಂಡರು.

ಪುರುಷರ 50 ಮೀ. ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ ಕರ್ನಾಟಕದ ಲಿಖಿತ್ ಎಸ್‌.ಪಿ. ಹಾಗೂ ಧನುಷ್ ಎಸ್‌. ಕ್ರಮವಾಗಿ ಬೆಳ್ಳಿ ಮತ್ತು ಕಂಚು ಗೆದ್ದುಕೊಂಡರು. ಮಹಿಳೆಯರ ವಿಭಾಗದಲ್ಲಿ ಚಾಹತ್ ಚಿನ್ನದ ಪದಕ ಗೆದ್ದರು. ಮಹಿಳೆಯರ 50 ಮೀ. ಬಟರ್‌ಫ್ಲೈ ಸ್ಪರ್ಧೆಯಲ್ಲಿ ದಿವ್ಯಾ ಸತಿಜಾ ಚಿನ್ನ, ಇದೇ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಆದಿತ್ಯ ಡಿ. ಎರಡನೇ ಸ್ಥಾನ ಗಳಿಸಿದರು. ಮಹಿಳೆಯರ 200 ಮೀ. ಫ್ರೀಸ್ಟೈಲ್‌ನಲ್ಲಿ ಕೆನಿಶಾ ಗುಪ್ತಾ ಚಿನ್ನ ಹಾಗೂ ಶಿವಾನಿ ಬೆಳ್ಳಿ ಜಯಿಸಿದರು.

ರೋಹಿತ್ ಶರ್ಮಾ ತಂತ್ರಗಳೇ ಯಶಸ್ಸಿನ ಮಂತ್ರ: ರಾಹುಲ್

ಚೆನ್ನೈ (ಪಿಟಿಐ): ರೋಹಿತ್ ಶರ್ಮಾ ಅವರು ಹೆಣೆದ ತಂತ್ರಗಳೇ ಕೋಲ್ಕತ್ತ ನೈಟ್ ರೈಡರ್ಸ್ ಎದುರಿನ ಗೆಲುವಿಗೆ ಕಾರಣ ಎಂದು ಮುಂಬೈ ಇಂಡಿಯನ್ಸ್ ತಂಡದ ಲೆಗ್ ಸ್ಪಿನ್ನರ್ ರಾಹುಲ್ ಚಾಹರ್ ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ಇಲ್ಲಿ ನಡೆದ ಪಂದ್ಯದಲ್ಲಿ ಸುಲಭ ಜಯದತ್ತ ಹೆಜ್ಜೆ ಹಾಕಿದ್ದ ಕೋಲ್ಕತ್ತ ಕೊನೆಯ ಓವರ್‌ಗಳಲ್ಲಿ ಮುಗ್ಗರಿಸಿ 10 ರನ್‌ಗಳಿಂದ ಸೋತಿತ್ತು. 4 ವಿಕೆಟ್ ಉರುಳಿಸಿದ್ದ ಚಾಹರ್ ಗೆಲುವಿನ ರೂವಾರಿ ಎನಿಸಿದ್ದರು. 153 ರನ್‌ಗಳ ಜಯದ ಗುರಿ ಬೆನ್ನತ್ತಿದ ಕೋಲ್ಕತ್ತ ಮೊದಲ ವಿಕೆಟ್‌ಗೆ 8.5 ಓವರ್‌ಗಳಲ್ಲಿ 72 ರನ್‌ಗಳನ್ನು ಸೇರಿಸಿತ್ತು. ಕೊನೆಯ ಹತ್ತು ಓವರ್‌ಗಳಲ್ಲಿ ಗೆಲುವಿಗೆ 72 ರನ್ ಬೇಕಾಗಿತ್ತು. ಕೊನೆಯ ಎರಡು ಓವರ್‌ಗಳಲ್ಲಿ ಪ್ರಮುಖ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡಿದ್ದರು.

ಪಂದ್ಯದ ನಂತರ ಮಾತನಾಡಿದ ರಾಹುಲ್ 'ಒಬ್ಬ ಸ್ಪಿನ್ನರ್ ಬಯಸಿದರೆ ಪಂದ್ಯದ ಗತಿ ಬದಲಿಸಬಹುದು ಎಂದುಕೊಂಡಿದ್ದೆ. ಆದರೆ ಕೋಲ್ಕತ್ತ ಎದುರು ಗೆಲ್ಲಲು ರೋಹಿತ್ ಅವರ ನಾಯಕತ್ವವೇ ಕಾರಣವಾಗಿತ್ತು' ಎಂದರು.



ರಾಹುಲ್ ಚಾಹರ್

'ಪಿಚ್ ಪೂರಕವಾಗಿರಲಿಲ್ಲ': ಪಿಚ್‌ನ ಗುಣಮಟ್ಟ ಕಳಪೆಯಾಗಿದ್ದುದೇ ಸೋಲಿಗೆ ಕಾರಣ ಎಂದು ಕೋಲ್ಕತ್ತ ನೈಟ್ ರೈಡರ್ಸ್ ಆಲ್‌ರೌಂಡರ್ ಆ್ಯಂಡ್ರೆ ರಸೆಲ್ ಅಭಿಪ್ರಾಯಪಟ್ಟರು.

ಆರಂಭಿಕ ಜೋಡಿ ನಿತೀಶ್ ರಾಣಾ (57; 47 ಎಸೆತ, 6 ಬೌಂಡರಿ, 2 ಸಿಕ್ಸರ್) ಮತ್ತು ಶುಭಮನ್ ಗಿಲ್ (33; 24 ಎ, 5 ಬೌಂ, 1 ಸಿ) ಅವರ ಉತ್ತಮ ಜೊತೆಯಾಟದ ಬಲದಿಂದ ತಂಡ ಸುಲಭ ಜಯ ಗಳಿಸುವ ನಿರೀಕ್ಷೆ ಮೂಡಿಸಿತ್ತು.

'ಪಿಚ್‌ನಲ್ಲಿ ಹೊಸ ಬ್ಯಾಟ್ಸ್‌ಮನ್‌ಗೆ ಹೊಂದಿಕೊಳ್ಳಲು ಸ್ವಲ್ಪ ಸಮಯ ಬೇಕಾಗಿತ್ತು. ಕೊನೆಯ ಓವರ್‌ಗಳು ಸವಾಲಿನಿಂದ ಕೂಡಿದ್ದವು' ಎಂದು ರಸೆಲ್ ಅಭಿಪ್ರಾಯಪಟ್ಟರು.

ಏಕದಿನ ರ‍್ಯಾಂಕಿಂಗ್: ಬಾಬರ್‌ಗೆ ಅಗ್ರಸ್ಥಾನ

ದುಬೈ (ಪಿಟಿಐ): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿರುವ ಪಾಕಿಸ್ತಾನ ತಂಡದ ಬಾಬರ್ ಆಜಂ, ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯು (ಐಸಿಸಿ) ಬುಧವಾರ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ.

ಆಜಂ, ಒಟ್ಟು ರೇಟಿಂಗ್ ಪಾಯಿಂಟ್‌ಗಳನ್ನು 865ಕ್ಕೆ ಹೆಚ್ಚಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಅವರಿಗಿಂತಲೂ ಎಂಟು ರೇಟಿಂಗ್ ಪಾಯಿಂಟ್‌ಗಳ ಮುಂದಿದ್ದಾರೆ. ಕೊಹ್ಲಿ ಅವರು 1,258 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದರು.

ಏಕದಿನ ಮಾದರಿಯಲ್ಲಿ ಮೊದಲ ಸ್ಥಾನಕ್ಕೇರಿದ ಪಾಕ್‌ನ ನಾಲ್ಕನೇ ಆಟಗಾರ ಎಂಬ ಶ್ರೇಯವೂ ಆಜಂ ಅವರದು. ಈ ಹಿಂದೆ ಜಹೀರ್ ಅಬ್ಬಾಸ್ (1983-84), ಜಾವೇದ್ ಮಿಯಾಂದಾದ್ (1988-89) ಮತ್ತು ಮೊಹಮ್ಮದ್ ಯೂಸುಫ್ (2003) ಈ ಸ್ಥಾನ ತಲುಪಿದ್ದರು.



ಒಲಿಂಪಿಕ್ಸ್: ಸವಾಲುಗಳ ನಡುವೆ ಕೌಂಟ್‌ಡೌನ್ ಶುರು

ಟೋಕಿಯೊ (ಎಎಫ್‌ಪಿ): ಕೋವಿಡ್–19ರ ಆತಂಕದಿಂದ ಮುಂದೂಡಲಾದ ಒಲಿಂಪಿಕ್ಸ್‌ಗೆ ನೂರು ದಿನಗಳ ಕೌಂಟ್‌ಡೌನ್ ಬುಧವಾರ ಆರಂಭವಾಯಿತು. ಜಪಾನ್‌ನ ವಿವಿಧ ಕಡೆಗಳಲ್ಲಿ ಜ್ಯೋತಿಯಾತ್ರೆ ಸಾಗುತ್ತಿರುವಾಗಲೇ ಜಗತ್ತಿನ ಮೂಲೆ ಮೂಲೆಗಳಲ್ಲಿ ಕ್ರೀಡಾಪಟುಗಳು ಕ್ರೀಡಾಕೂಟಕ್ಕೆ ಸಜ್ಜಾಗುತ್ತಿದ್ದಾರೆ. ಆದರೆ ಆಯೋಜಕರು ಆತಂಕದಲ್ಲೇ ಸಿದ್ಧತೆಗಳಲ್ಲಿ ತೊಡಗಿದ್ದಾರೆ.

ಜಪಾನ್‌ನಾದ್ಯಂತ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ಆಯೋಜಿಸಲು ಸಾಧ್ಯವೇ ಎಂಬುದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದು ಬೆಟ್ಟದಷ್ಟು ಸವಾಲುಗಳನ್ನು ಸಂಘಟಕರ ಮುಂದೆ ಇರಿಸಿದೆ. ಜ್ಯೋತಿಯಾತ್ರೆಗೆ ಈಗಾಗಲೇ ಕೆಲವು ನಗರಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ವಿದೇಶಿ ಪ್ರೇಕ್ಷಕರಿಗೆ ಅವಕಾಶ ಇಲ್ಲ ಎಂದು ಸೂಚಿಸಲಾಗಿದೆ.

ಈ ನಡುವೆ ವಿವಿಧೆಡೆ 'ನೂರು ದಿನಗಳ' ಕಾರ್ಯಕ್ರಮಗಳು ರಂಗು ಪಡೆದುಕೊಂಡವು.

ಜಪಾನ್‌ನಲ್ಲಿ ಕ್ರೀಡಾಕೂಟಗಳು ಈಗಲೂ ನಡೆಯುತ್ತಿವೆ. ಕಳೆದ ತಿಂಗಳು ಫುಕುಶಿಮಾದಲ್ಲಿ ಜ್ಯೋತಿಯಾತ್ರೆ ಆರಂಭಗೊಂಡಿತ್ತು.

ಸಂಕ್ಷಿಪ್ತ ಸುದ್ದಿ

ಬಾಕ್ಸಿಂಗ್: 21 ಮಂದಿಗೆ ಕೋವಿಡ್

ನವದೆಹಲಿ (ಪಿಟಿಐ): ಭಾರತ ಮಹಿಳಾ ಬಾಕ್ಸಿಂಗ್ ತಂಡದ ಹೈ ಪರ್ಫಾರ್ಮನ್ಸ್ ನಿರ್ದೇಶಕ ರಫೇಲ್ ಬರ್ಗ್‌ಮಾಸ್ಕೊ ಮತ್ತು ಮುಖ್ಯ ಕೋಚ್ ಮೊಹಮ್ಮದ್ ಅಲಿ ಕಮರ್ ಸೇರಿದಂತೆ ಬಾಕ್ಸಿಂಗ್ ಶಿಬಿರದಲ್ಲಿ ಪಾಲ್ಗೊಂಡಿದ್ದ 21 ಮಂದಿಗೆ ಕೋವಿಡ್–19 ದೃಢಪಟ್ಟಿದೆ.

ಇಲ್ಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಮಹಿಳೆಯರ ಬಾಕ್ಸಿಂಗ್ ಶಿಬಿರ ನಡೆಯುತ್ತಿದ್ದು, ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿರುವ ಬಾಕ್ಸರ್‌ಗಳು ಸೋಂಕಿತರಲ್ಲಿ ಸೇರಿಲ್ಲ. ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ಈ ಕುರಿತು ಹೇಳಿಕೆ ನೀಡಿದ್ದು, ವಿಷಯವನ್ನು ಖಚಿತಪಡಿಸಿದೆ. ರಫೇಲ್ ಮತ್ತು ಮೊಹಮ್ಮದ್ ಅಲಿ ಅವರನ್ನು ಹೊರತುಪಡಿಸಿ ಸೋಂಕು ತಗಲಿರುವ ಯಾರ ಹೆಸರನ್ನೂ ಬಹಿರಂಗಪಡಿಸಿಲ್ಲ.

ಮೇ 31ರವರೆಗೆ ಟೆನಿಸ್ ಟೂರ್ನಿಗಳು ಸ್ಥಗಿತ

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಏಪ್ರಿಲ್ 17ರಿಂದ ಮೇ 31ರವರೆಗೆ ಟೆನಿಸ್ ಟೂರ್ನಿಗಳನ್ನು ಸ್ಥಗಿತಗೊಳಿಸಲು ರಾಜ್ಯ ಲಾನ್ ಟೆನಿಸ್ ಸಂಸ್ಥೆ (ಕೆಎಸ್‌ಎಲ್‌ಟಿಎ) ನಿರ್ಧರಿಸಿದೆ.

'ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ನಮ್ಮ ಸಂಸ್ಥೆ ಹಾಗೂ ಎಐಟಿಎ ಸಹಯೋಗದಲ್ಲಿ ಆಯೋಜಿಸಿದ್ದ ಎಲ್ಲ ಟೂರ್ನಿಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ' ಎಂದು ಕೆಎಸ್‌ಎಲ್‌ಟಿಎ ಗೌರವ ಕಾರ್ಯದರ್ಶಿ ಸುನಿಲ್ ಯಜಮಾನ್ ತಿಳಿಸಿದ್ದಾರೆ.



